ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ನವೆಂಬರ್ 11 ಮಂಗಳವಾರ 2025

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್.ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

46


ಸಂಪುಟ: 46 | ಸಂಚಿಕೆ: 203 | ಪುಟಗಳು: 12
ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹4

ದೆಹಲಿಯಲ್ಲಿ ಸ್ಫೋಟ


13ಕ್ಕೂ ಅಧಿಕ ಮಂದಿ ಸಾವು

- ಕೆಂಪುಕೋಟೆ ಬಳಿ ಐ20 ಕಾರಿನಲ್ಲಿ ಸುಧಾರಿತ ಸ್ಫೋಟಕಗಳು ಸ್ಫೋಟ; 30ಕ್ಕೂ ಹೆಚ್ಚು ಮಂದಿಗೆ ಗಾಯ
- ಸೋಮವಾರ ಬೆಳಗ್ಗೆಯಷ್ಟೇ ಹರ್ಯಾಣದ ಎರಡು ಕಡೆ ಬಾರೀ ಸ್ಫೋಟಕ, ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿತ್ತು
- ದೇಶದಲ್ಲಿ ವಿಧ್ವಂಸಕ ಕೃತ್ಯಗಳ ಸುಳಿವಿನ ಬೆನ್ನ ಹಿಂದೆಯೇ ನಡೆದೋಯ್ತು ಭಯಂಕರ ಸ್ಫೋಟ; ದೇಹಗಳು ಛಿದ್ರ ಛಿದ್ರ
- ಸ್ಫೋಟದ ತೀವ್ರತೆಗೆ ಹತ್ತಾರು ವಾಹನಗಳು ಸರ್ವನಾಶ; ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸಾ ವ್ಯವಸ್ಥೆ









ದೆಹಲಿ ಸ್ಫೋಟದ ನಂತರ ಕಂಡುಬಂದ ಭಯಾನಕ ದೃಶ್ಯಗಳು.

ನವದೆಹಲಿ, ನ.10– ಉಗ್ರವಾದಿಗಳು ದೇಶದ ಹಲವೆಡೆ ದುಷ್ಕೃತ್ಯ ಎಸಗುತ್ತಾರೆ ಎಂಬ ಖಚಿತ ಮಾಹಿತಿ ನಿನ್ನೆಯಷ್ಟೇ ಕೇಂದ್ರ ಗುಪ್ತಚರ ವಿಭಾಗಕ್ಕೆ ಲಭ್ಯವಾಗಿದ್ದು, ಇಂದು (ಸೋಮವಾರ) ಬೆಳಗ್ಗೆ ಜಮ್ಮು–ಕಾಶ್ಮೀರ ಭದ್ರತಾ ಪಡೆಗಳು ಹರ್ಯಾಣದ ಫರೀದಾಬಾದ್‌ನಲ್ಲಿ ವೈದ್ಯೆ ಡಾ. ಶಾಹೀನ್ ಶಾಹಿದ್ ಎಂಬಾಕೆಯನ್ನು ಬಂಧಿಸಿ, ಆಕೆ ನೀಡಿದ ಸುಳಿವಿನ ಮೇರೆಗೆ ಮೊದಲಿಗೆ 320 ಕೆಜಿ ಆರ್‌ಡಿಎಕ್ಸ್ ಹಾಗೂ ಎಕೆ–47 ಬಂದೂಕುಗಳನ್ನು ವಶಪಡಿಸಿಕೊಂಡಿದ್ದರು. ನಂತರ ಕೆಲವೇ ಹೊತ್ತಿನಲ್ಲಿ ಹರ್ಯಾಣದ ಫರೀದಾಬಾದ್‌ನಲ್ಲಿ 2900 ಕೆಜಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡ ಬೆನ್ನಲ್ಲೇ ಸಂಜೆ ವೇಳೆಗೆ ದೆಹಲಿಯ ಕೆಂಪುಕೋಟೆಯ ಮೆಟ್ರೋ ಸ್ಟೇಷನ್ ಗೇಟ್ ನಂ. 1ರ ಬಳಿ ಕಾರಿನಲ್ಲಿ ಭಾರೀ ಸ್ಫೋಟ ಸಂಭವಿಸಿದೆ.

ಸಂಜೆ 6.55ರ ಸುಮಾರಿಗೆ ನಡೆದ ಈ ಸ್ಫೋಟದಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ಪ್ರತಿದಿನ ಸಂಜೆ ವೇಳೆಗೆ ಕೆಂಪು ಕೋಟೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುತ್ತಾರೆ. ಅಲ್ಲದೇ, ದೆಹಲಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುವ ಕಾರಣ ಕಚೇರಿಗಳಿಂದ ಮನೆಗೆ ಹೋಗುವವರ ಸಂಖ್ಯೆಯು ಇಲ್ಲಿ ಹೆಚ್ಚಾಗೇ ಇರುತ್ತದೆ. ಜೊತೆಗೆ ಮೆಟ್ರೋ ನಿಲ್ದಾಣದಿಂದ ಸಾವಿರಾರು ಮಂದಿ ಹೊರ ಬರುತ್ತಾರೆ. ಇಂತಹ ಸನ್ನಿವೇಶವನ್ನು ಬಳಸಿಕೊಂಡು ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯದ ಉದ್ದೇಶದಿಂದ ಉಗ್ರವಾದಿಗಳು ಈ ಸ್ಥಳದಲ್ಲಿ ಕಾರಿನಲ್ಲಿ ಸುಧಾರಿತ ಸ್ಫೋಟಕಗಳನ್ನಿಟ್ಟು ಸ್ಫೋಟಿಸಿದ್ದಾರೆ ಎಂದು ಶಂಕಿಸಲಾಗಿದೆ.

ಛಿದ್ರಗೊಂಡ ದೇಹಗಳು: ಈ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ಇದ್ದು, ನಿಧಾನವಾಗಿ ಚಲಿಸುತ್ತಿದ್ದ ಐ20 ಕಾರು ಹಠಾತ್ತನೇ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

■ 6ನೇ ಪುಟಕ್ಕೆ

ಸ್ಫೋಟದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ



ನವದೆಹಲಿ, ನ.10– ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭಾರೀ ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ 'ಇಂದು ಸಂಜೆ

ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥನೆ

ದೆಹಲಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ದೀರ್ಘ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಗೆ ಒಳಗಾದ ಸಂತ್ರಸ್ತರಿಗೆ ಆಡಳಿತ ವರ್ಗ ನೆರವು ನೀಡುತ್ತದೆ ಎಂದು ಹಂಚಿಕೊಂಡಿದ್ದಾರೆ.

ಸಂತ್ರಸ್ತರಿಗೆ ಶೀಘ್ರ ನೆರವು: ಮೋದಿ ಅವರು ಈ ಘಟನೆ ಬಳಿಕ ಗೃಹ ಸಚಿವ ಅಮಿತ್ ಶಾ

■ 6ನೇ ಪುಟಕ್ಕೆ

▶ ಕಾರ್‌ಬಾಂಬ್ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಜೀವಂತ ಗುಂಡು ಪತ್ತೆಯಾಗಿದ್ದು, ಇದು ಉಗ್ರರ ಕೃತ್ಯ ಎಂಬುದು ಮೇಲ್ನೋಟಕ್ಕೆ ತಿಳಿದಿದೆ. ಆದರೆ, ಇದೇ ಸ್ಥಳದಲ್ಲಿ ಸ್ಫೋಟಿಸಲು ಸಂಚು ರೂಪಿಸಲಾಗಿತ್ತೆ? ಇಲ್ಲ ಬೇರೆ ಸ್ಥಳದಲ್ಲಿ ಸ್ಫೋಟ ನಡೆಸಲು ಸ್ಫೋಟಕಗಳನ್ನು ಸಾಗಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾರು ಸ್ಫೋಟಗೊಂಡಿದೆಂಯೇ? ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟಗೊಂಡ ಕಾರಿನಲ್ಲಿ ಮೂವರು ಇದ್ದರು ಎಂದು ಹೇಳಲಾಗಿದ್ದು, ಸ್ಥಳದಲ್ಲಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.

ಮೈಸೂರಲ್ಲೂ ಪೊಲೀಸರ ಕಟ್ಟೆಚ್ಚರ

ಅನುಮಾನಾಸ್ಪದರ ಬಗ್ಗೆ ಮಾಹಿತಿ ನೀಡಲು ಪೊಲೀಸರ ಮನವಿ

ಮೈಸೂರು, ನ.10– ದೆಹಲಿಯಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಸೂಚನೆಯಂತೆ ಮೈಸೂರಿನೆಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲು ನಿಲ್ದಾಣ, ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣ ಸೇರಿದಂತೆ ಪ್ರವಾಸಿ ತಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಮಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಹೋಟೆಲ್, ಲಾಡ್ಜ್, ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಕೆಲವೆಡೆ ವಿಧ್ವಂಸಕ ಕೃತ್ಯ ತಡೆ ಪರಿಶೀಲನಾ ತಂಡ(ಎಎಸ್‌ಸಿ ಟೀಂ), ಶ್ವಾನದಳ, ಬಾಂಬ್ ಪತ್ತೆ ದಳದ ಸಿಬ್ಬಂದಿಯೂ ತಲಾಶ್ ನಡೆಸಿದ್ದಾರೆ. ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್‌ಗಳು, ಲಗೇಜ್‌ಗಳನ್ನೂ ಪರಿಶೀಲಿಸಲಾಗಿದೆ.

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳು ಮಾತ್ರವಲ್ಲದೆ ಜಿಲ್ಲಾ ಮುಖ್ಯ ರಸ್ತೆಗಳಲ್ಲೂ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು ಪ್ರವೇಶಿಸುವ ವಾಹನಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ರಸ್ತೆ ಬದಿ, ಖಾಲಿ ನಿವೇಶನಗಳಲ್ಲಿ ಯಾವುದಾದರೂ ಅನುಮಾನಾಸ್ಪದ ವಾಹನಗಳನ್ನು ನಿಲ್ಲಿಸಲಾಗಿದೆಯೇ ಎಂದು ಬೀಟ್ ಪೊಲೀಸರು ನಿಗಾ ವಹಿಸಿದ್ದಾರೆ. ಅಲ್ಲದೆ ನಿಲ್ದಾಣಗಳಲ್ಲಿನ ಪ್ರಯಾಣಿಕರ ವಾಹನ ಪಾರ್ಕಿಂಗ್ ಹಾಗೂ ಖಾಸಗಿ ಪಾರ್ಕಿಂಗ್ ಸ್ಥಳದಲ್ಲೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುಮಣಿ, ಸುಂದರ್‌ರಾಜು, ಎಸಿಪಿಗಳು ಹಾಗೂ ಇನ್ಸ್‌ಪೆಕ್ಟರ್‌ಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಿ, ಬಂದೋಬಸ್ತ್ ವೀಕ್ಷಿಸಿದರು.



ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸೋಮವಾರ ರಾತ್ರಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುಮಣಿ, ಸುಂದರ್‌ರಾಜು ಇನ್ನಿತರ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಜನರನ್ನ ಕಚೇರಿಗೆ ಅಲೆಸುವುದು ಅಕ್ಷಮ್ಯ ಅಪರಾಧ; ನಿಮಗೆ ಗೊತ್ತಾ

ಇದನ್ನ ನಾ ಸಹಿಸಲ್ಲ...

- ಮೈಸೂರಿನ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
- ಸ್ಪಷ್ಟ ಮಾಹಿತಿ ನೀಡದ, ಬೇಜವಾಬ್ದಾರಿ ಅಧಿಕಾರಿಗಳಿಗೆ ಲೆಫ್ಟ್–ರೈಟ್ ಕ್ಲಾಸ್
- ಆದೇಶ ಪಾಲಿಸದ ಅಧಿಕಾರಿಗಳ ಪಟ್ಟಿ ನೀಡುವಂತೆ ಡಿಸಿಗೆ ಸಿಎಂ ಸೂಚನೆ
- ನಿಮ್ಮ ವಿಳಂಬದಿಂದ ನನ್ನ ಹುಡುಕಿಕೊಂಡು ಬೆಂಗಳೂರಿಗೆ ಬರುತ್ತಿದ್ದಾರೆ
- ನಿವೃತ್ತಿ ತನಕ ನಾವೇ ಶಾಶ್ವತ ಎಂಬ ಧೋರಣೆ ಬಿಟ್ಟುಬಿಡಿ
- ತಾಲೂಕು ಕೇಂದ್ರಗಳಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆ ಪರಿಹರಿಸಿ
- ಎಸ್‌ಎಸ್‌ಎಲ್‌ಸಿ, ಪಿಯುಸಿ ಉತ್ತಮ ಫಲಿತಾಂಶಕ್ಕೆ ಬ್ಲೂ ಪ್ರಿಂಟ್ ತಯಾರಿಸಿ

ಮೈಸೂರು, ನ.10(ಬಿಎಲ್‌ಯು)– ಸರ್ಕಾರಿ ಕೆಲಸ ಕಾರ್ಯಗಳನ್ನು ಮಾಡಿಕೊಡಲು ವಿಳಂಬ ಮಾಡುತ್ತಾ ಜನರನ್ನು ಅಲೆದಾಡಿಸುವುದು ಅಕ್ಷಮ್ಯ ಅಪರಾಧ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.

ಮೈಸೂರಿನ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಜವಾಬ್ದಾರಿ ತೋರುವ ಹಾಗೂ ತಮಗೆ ಸ್ಪಷ್ಟ ಮಾಹಿತಿ ನೀಡದ ಅಧಿಕಾರಿಗಳಿಗೆ ಚಳಿ ಬಿಡಿಸಿದರು.

ಜನ ನನ್ನ ಬಳಿ ಬರ್‍ತಿದ್ದಾರೆ: ತಮ್ಮ ಕೆಲಸ ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸುವಂತೆ ಮೈಸೂರಿನ ಬಹಳಷ್ಟು ಜನರು ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುತ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ಅಥವಾ ಬೇರೆ ಕಾರ್ಯಕ್ರಮಕ್ಕೆ ಹೋಗಿದ್ದರೆ ನಾನು ಬರುವ ತನಕ ನನಗಾಗಿ ಕಾಯುತ್ತಾ ಕೂರುತ್ತಾರೆ. ನೀವು ಮೈಸೂರಿನಲ್ಲೇ ಅವರ ಕೆಲಸ ಮಾಡಿಕೊಟ್ಟಿದ್ದರೆ ಅವರ ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುವ ಪ್ರಮೇಯ ಬರುತ್ತಿರಲಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ವೈಯಕ್ತಿಕ ಸಮಸ್ಯೆಗಿಂತ ಕಂದಾಯ ಇಲಾಖೆಗಳ ಸಮಸ್ಯೆ ಪರಿಹಾರಕ್ಕಾಗಿಯೇ

■ 6ನೇ ಪುಟಕ್ಕೆ



ಮೈಸೂರಿನ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆ ನಡೆಸಿದರು.

ಮೈಸೂರು ಸಿಲ್ಕ್ ರೇಷ್ಮೆ ಸೀರೆಗಳಿಗೆ ವ್ಯಾಪಕ ಬೇಡಿಕೆ ಇದೆ ಮಹಿಳೆಯರು ಐದಾರು ಗಂಟೆ ಕ್ಯೂ ನಿಂತರೂ ಸೀರೆ ಸಿಗುತ್ತಿಲ್ಲ, ಬೇಡಿಕೆಗೆ ತಕ್ಕಂತೆ ಸೀರೆ ತಯಾರಿಸಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು. ಬೇಡಿಕೆಗೆ ತಕ್ಕಂತೆ ಸೀರೆ ತಯಾರಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಮೈಸೂರು ಸಿಲ್ಕ್ ರೇಷ್ಮೆ ಸೀರೆಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಅತ್ತೆ ಮನೆಗೆ ಬಂದಂತೆ ಕೈ ಬೀಸಿಕೊಂಡು ಬರುತ್ತೀರಾ! ಮಾಹಿತಿಗಾಗಿ ನಿಮ್ಮ ಮನೆಗೆ ಬರಬೇಕಾ!!

ಕೆಡಿಪಿ ಸಭೆಗೆ ಸರಿಯಾದ ಮಾಹಿತಿ ತರದೆ ಅತ್ತೆ ಮನೆಗೆ ಬರುವಂತೆ ಕೈ ಬೀಸಿಕೊಂಡು ಬರುತ್ತೀರಾ, ಮಾಹಿತಿ ಪಡೆಯಲು ನಾನು ನಿಮ್ಮ ಮನೆಗೆ ಬರಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯಾಧಿಕಾರಿಗಳಿಗೆ ಲೆಫ್ಟ್–ರೈಟ್ ಕ್ಲಾಸ್ ತೆಗೆದುಕೊಂಡರು.

ಮೈಸೂರು ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯದ ಪ್ರಮಾಣ ಎಷ್ಟಿದೆ, ಯಾವ ಭಾಗಗಳಲ್ಲಿ ವಿಸ್ತರಣೆ ಆಗಿದೆ ಎನ್ನುವ ಮಾಹಿತಿ ನೀಡಿ ಎಂದು ಕೇಳಿದರು. ಆದರೆ ಸರಿಯಾದ ಅಂಕಿ ಅಂಶ ನೀಡದೇ ಅರಣ್ಯಾಧಿಕಾರಿ ತಡಬಡಾಯಿಸಿದರು. ಇದರಿಂದ ಕೋಪೋದ್ರಿಕ್ತರಾದ ಸಿದ್ದರಾಮಯ್ಯ ಸರಿಯಾದ ಮಾಹಿತಿ ತರದೆ ಅತ್ತೆ ಮನೆಗೆ ಬಂದಂತೆ ಬರುತ್ತೀರಾ ಎಂದು ಪ್ರಶ್ನಿಸಿದರು.

ಕಳೆದ 25 ವರ್ಷಗಳಿಂದ ಕೆಲಸ ಮಾಡಿ ರೈತರ ಜಮೀನಿನಲ್ಲಿ ಎಷ್ಟು ಗಿಡ ನೆಟ್ಟಿದ್ದೇವೆ, ಎಷ್ಟು ಎಕರೆ ಗಿಡ ಬೆಳೆಸಿದ್ದೇವೆ ಎಂಬ ಮಾಹಿತಿ ನಿಮ್ಮಲಿಲ್ಲ. ಹಾಗಾದರೆ ನಿಮ್ಮ ಕಾರ್ಯಕ್ಷಮತೆ ಇಷ್ಟೇನಾ ಎಂದು ಮರು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ಹಾಗಾದರೆ ಮಾಹಿತಿ ಪಡೆಯಲು ನಾನು ನಿಮ್ಮ ಮನೆಗೆ ಬರಬೇಕಾ ಎಂದು ಕೇಳಿದರು.

ನೀಲಗಿರಿ ನಿಷೇಧದ ಬಳಿಕವೂ ನೀಲಗಿರಿ ಪ್ಲಾಂಟೇಷನ್ ಕಾಣುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಸಿಎಂ ಗಮನಕ್ಕೆ ತಂದರು. ಇದಕ್ಕೆ ಸ್ಪಷ್ಟನೆ ನೀಡಿದ ಅರಣ್ಯಾಧಿಕಾರಿಗಳು, ಹೊಸದಾಗಿ ನೀಲಗಿರಿ ಪ್ಲಾಂಟೇಷನ್‌ಗೆ ಅನುಮತಿ ನೀಡುತ್ತಿಲ್ಲ. ಈಗಿರುವ ಮರ ಕಟಾವುದು ಆದ ನಂತರ ಮತ್ತೆ ಬೆಳೆಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

▶ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವರ್ಗಾವಣೆಗಾಗಿ ನಮ್ಮ ಪಕ್ಷದ ಕಾರ್ಯಕರ್ತರೊಡನೆ ಬಂದರೆ ನಾನು ಸಹಿಸುವುದಿಲ್ಲ. ತಮಗೆ ಬೇಕಾದ ಸ್ಥಳಕ್ಕೆ ವರ್ಗಾವಣೆ ಮಾಡಿಸಿಕೊಳ್ಳಲು ನಮ್ಮ ಪಕ್ಷದ ಕಾರ್ಯಕರ್ತರನ್ನು ಕರೆದುಕೊಂಡು ಬರುತ್ತೀರಾ. ಅವರ ಶಿಫಾರಸ್ಸಿನ ಮೂಲಕ ವರ್ಗಾವಣೆ ಮಾಡಿಸಿಕೊಳ್ಳಲು ಲಾಭಿ ನಡೆಸುತ್ತೀರಾ. ಆದರೆ ಇದು ಕೆಟ್ಟ ನಡವಳಿಕೆ, ಇದನ್ನು ನಾನು ಸಹಿಸುವುದಿಲ್ಲ.

– ಸಿದ್ದರಾಮಯ್ಯ, ಮುಖ್ಯಮಂತ್ರಿ

ಈ ಬಾರಿ ಸಮೃದ್ಧ ಮಳೆಯಾದರೂ ಬಿತ್ತನೆ ಕಡಿಮೆ ಏಕೆ?

ಈ ಬಾರಿ ಸಮೃದ್ಧ ಮಳೆಯಾಗಿದ್ದರೂ 3 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆ ಆಗದಿರಲು ಏನು ಕಾರಣ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನು ಆಗಬೇಕಿದೆ, ಕೆಲವು ರೈತರು ಬೆಳೆ ಬದಲಾಯಿಸಿದ್ದಾರೆ. ನಮ್ಮಲ್ಲಿ ಅಗತ್ಯ ರಸ ಗೊಬ್ಬರ ಹಾಗೂ ಬಿತ್ತನೆ ಬಿಜ ಇದೆ ಎಂದು ಕೃಷಿ ಅಧಿಕಾರಿಗಳು ಸಮಾಜಾಯಿಷಿ ನೀಡಿದರು.

ಬೇರೆ ಬೇರೆ ತಾಲೂಕಿನ ಕೃಷಿ ಭೂಮಿಗೆ ಭೇಟಿ ನೀಡಿದ್ದೀರಾ, ಭೇಟಿ ನೀಡಿದ ಬಗ್ಗೆ ಡೈರಿ ಬರೆದಿದ್ದೀರಾ, ನೀವು ಮತ್ತು ನಿಮ್ಮ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿರುವ ಬಗ್ಗೆ ಬರೆದಿರುವ ಡೈರಿ ತಂದು ನನಗೆ ತೋರಿಸಿ ಎಂದು ತಾಕೀತು ಮಾಡಿದರು.

ನಮ್ಮ ಜಿಲ್ಲೆಯಲ್ಲಿ ಎರಡು ಬೆಳೆ ಮಾತ್ರ ಬೆಳೆಯಲಾಗುತ್ತದೆ. ಆದರೆ ಮಹಾರಾಷ್ಟ್ರದಲ್ಲಿ ಮೂರು ಬೆಳೆ ಬೆಳೆಯುತ್ತಾರೆ. ಅಲ್ಲಿ ಸಾಧ್ಯವಾಗಿರುವುದು ನಮ್ಮಲ್ಲೇಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಒಮ್ಮೆ ಮಹಾರಾಷ್ಟ್ರಕ್ಕೆ ಭೇಟಿ ನೀಡಿ ಅಧ್ಯಯನ ಮಾಡಿ ನನಗೆ ವರದಿ ನೀಡಿ ಎಂದು ಸೂಚನೆ ನೀಡಿದರು.

ಕೆಡಿಪಿ ಸಭೆಯಲ್ಲೂ ನಾಡಗೀತೆ ಹಾಡುವ ಅನಿವಾರ್ಯತೆ ಇದೆಯಾ

ಕೆಡಿಪಿ ಸಭೆ ಆರಂಭವಾಗುವ ಮುನ್ನ ನಾಡಗೀತೆ ಹಾಡಲು ತಯಾರಾಗುತ್ತಿದ್ದಂತೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಯಲ್ಲೂ ನಾಡಗೀತೆಗೆ ಹಾಡಬೇಕಾ? ಎಂದು ಪ್ರಶ್ನಿಸಿದರು. ಅವರು ಕೋಪದಿಂದ ಹೀಗೆ ಪ್ರಶ್ನಿಸುತ್ತಿರುವಾಗಲೇ ಸಭೆಯಲ್ಲಿ ನಾಡಗೀತೆ ಆರಂಭವಾಯಿತು. ಹಾಗಾಗಿ ಸಿದ್ದರಾಮಯ್ಯ, ಅನಿವಾರ್ಯವಾಗಿ ಎದ್ದು ನಿಂತು ನಾಡಗೀತೆಗೆ ಗೌರವ ಸಲ್ಲಿಸಿದರು. ಬಳಿಕ ಸಭೆ ಆರಂಭವಾಯಿತು. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಅವರಿಗೆ ಸೂಚನೆ ನೀಡಿದ ಸಿದ್ದ ರಾಮಯ್ಯ ಅವರು, ಇಂದಿನ ಸಭೆಗೆ ಯಾರಾದರೂ ಅಧಿಕಾರಿಗಳು ಗೈರಾ ಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಅವರಿಗೆ ಆದೇಶಿಸಿದರು.

ಶಾಸ್ತ್ರೀಯ ಕನ್ನಡ ನಿತ್ಯೋತ್ಸವ ಅಂತರ ಜಾಲ ಉಪನ್ಯಾಸ ಸಮಾರೋಪ



ಮೈಸೂರಿನ ಭಾರತೀಯ ಭಾಷಾ ಸಂಸ್ಥಾನ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 52 ವಾರಗಳ ಕಾಲ ನಡೆದ ಶಾಸ್ತ್ರೀಯ ಕನ್ನಡ ನಿತ್ಯೋತ್ಸವ ಅಂತರ ಜಾಲ ಉಪನ್ಯಾಸ ಸರಣಿಯ ಸಮಾರೋಪ ಸಮಾರಂಭ ನಡೆಸಲಾಯಿತು.

ಮೈಸೂರು,ನ.10(ಜಿಎ)–ಕರ್ನಾಟಕದ ಅಧ್ಯಯನ ಮಾಡುವವರು ಒಳಗೊಳ್ಳುವಿಕೆ, ವಿಸ್ತರಣೆ, ರೂಪಾಂತರ ಮತ್ತು ಸ್ವಾಯತ್ತತೆ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ರೆಹಮತ್ ತರೀಕೆರೆ ತಿಳಿಸಿದರು.

ಮೈಸೂರಿನ ಭಾರತೀಯ ಭಾಷಾ ಸಂಸ್ಥಾನ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 52 ವಾರಗಳ ಕಾಲ ನಡೆದ ಶಾಸ್ತ್ರೀಯ ಕನ್ನಡ ನಿತ್ಯೋತ್ಸವ ಅಂತರ ಜಾಲ ಉಪನ್ಯಾಸ ಸರಣಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸತತವಾಗಿ 52 ವಾರಗಳು ಉಪನ್ಯಾಸ ನಡೆಸಿ ಹೊಸ ದಾಖಲೆಯನ್ನೇ ಸೃಷ್ಟಿಸಿದ್ದಾರೆ. ಶಾಸ್ತ್ರೀಯ ಭಾಷೆ ಎಂದ ತಕ್ಷಣ ಕೇವಲ ಕನ್ನಡ ಮತ್ತು ಸಾಹಿತ್ಯದ ಬಗ್ಗೆ ಮಾತ್ರವಲ್ಲ. ಗಮಕ, ಶಾಸನ, ನಿಘಂಟು, ಯಕ್ಷಗಾನ, ವೈದ್ಯಕೀಯ, ಮಾಸ್ತಿಗಳನ್ನು ಒಳಗೊಂಡಿದ್ದು, ಬಹುತ್ವ, ಅಕ್ಷರದ ವಿಷಯದ ಬಗ್ಗೆಯೂ ಉಪನ್ಯಾಸ ನೀಡಿದ್ದು, ಅದರಲ್ಲಿ ಕರ್ನಾಟಕವೇ ಇದೆ ಆದರೆ, ಉತ್ತರ ಕರ್ನಾಟಕದ ತತ್ವಪದಗಳು, ಬಂಯಲಾಟದ ಬಗ್ಗೆಯೂ ಉಪನ್ಯಾಸಗಳು ನಡೆಯಬೇಕಿತ್ತು. ಅದು ಮುಂದಿನ ದಿನಗಳಲ್ಲಿ ಆಗಲಿ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಚಿತ್ರಕಲೆ, ವಾಸ್ತುಶಿಲ್ಪ ಸೇರಿದಂತೆ ಅನೇಕ ವಿಷಯಗಳು ಭಾಷೆಯಿಂದ ಭಾಷೇತರ ವಿಷಯಗಳ ಬಗ್ಗೆಯೂ ನಾವು ಅಧ್ಯಯನ ಮಾಡಬೇಕು. ಅದರಲ್ಲಿ ಪ್ರಮುಖವಾಗಿ ಒಳಗೊಳ್ಳುವಿಕೆ, ವಿಸ್ತರಣೆ, ರೂಪಾಂತರ ಮತ್ತು ಸ್ವಾಯತ್ತತೆ ವಿಭಾಗದಲ್ಲಿಯೂ ಅಧ್ಯಯನ ಮಾಡಿದರೆ, ಉತ್ತಮ. ಅಕ್ಕಪಕ್ಕದ ರಾಜ್ಯಗಳ ವಿಚಾರ ವಿನಿಮಯ ಮಾಡಿಕೊಂಡರೆ ಮತ್ತಷ್ಟು ಅಧ್ಯಯನಕ್ಕೆ ಸಹಕಾರಿಯಾಗಲಿದ್ದು, ದ್ರಾವಿಡ ಪರಂಪರೆ ಬಗ್ಗೆಯೂ ಅಧ್ಯಯನ ನಡೆಸಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಭಾರತೀಯ ಭಾಷಾ ಸಂಸ್ಥಾನದ ಉಪ ನಿರ್ದೇಶಕ ಧರ್ಮೇಶ್ ಫರ್ನಾಂಡಿಸ್, ಪ್ರೊ.ಎನ್.ಎಂ.ತಳವಾರ ಇದ್ದರು.

ಸಂಗೀತ ಆಸ್ವಾದಿಸುವವರಿಗೆ ಮಾತ್ರವೇ ಶಾಂತಿ, ಸೌಹಾರ್ದತೆ ಬೆಳೆಸುವ ಸಾಮರ್ಥ್ಯವಿರುತ್ತದೆ

ಸಂಗೀತ ಸಮ್ಮೇಳನ ಸಮರೋಪ ಸಮಾರಂಭದಲ್ಲಿ ಉಪಲೋಕಾಯುಕ್ತ ನ್ಯಾ.ಕೆ.ಎಸ್.ಫಣೀಂದ್ರ ಅಭಿಮತ



ಮೈಸೂರಿನ ಕುವೆಂಪುನಗರದ ಗಾನಭಾರತಿ ರಮಾಗೋವಿಂದ ಕಲಾವೇದಿಕೆಯಲ್ಲಿ 'ಕರ್ನಾಟಕ ಗಾನಕಲಾ ಪರಿಷತ್' ಆಯೋಜಿಸಿದ್ದ ರಾಜ್ಯ ಸಂಗೀತ ಸಮ್ಮೇಳನದಲ್ಲಿ ವಿದ್ವಾನ್ ಪ್ರೊ.ಸಿ.ಎ.ಶ್ರೀಧರ ಅವರಿಗೆ 'ಗಾನಕಲಾಭೂಷಣ' ಬಿರುದು ಹಾಗೂ 'ಶ್ರೀವಾದಿರಾಜ ಪ್ರಶಸ್ತಿ' ಪ್ರದಾನ ಮಾಡಲಾಯಿತು. ಈ ವೇಳೆ ಯುವ ವಿದ್ವಾಂಸರ ಸಮ್ಮೇಳನಾಧ್ಯಕ್ಷ ಮತ್ತೂರು ಆರ್.ಶ್ರೀನಿಧಿ ಅವರಿಗೆ 'ಗಾನಕಲಾಶ್ರೀ' ಬಿರುದು ಮತ್ತು 'ರಾಮಸುಧಾ ಪ್ರಶಸ್ತಿ' ಕೊಡಮಾಡಲಾಯಿತು.

ಮೈಸೂರು,ನ.10(ಜಿಎ)–ಸಂಗೀತವನ್ನು ಆಸ್ವಾದಿಸುವವರಿಗೆ ಮಾತ್ರವೇ ಶಾಂತಿ, ಸೌಹಾರ್ದತೆ ಬೆಳೆಸುವ ಸಾಮರ್ಥ್ಯ ಇರುತ್ತದೆ ಎಂದು ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ತಿಳಿಸಿದರು.

ಮೈಸೂರಿನ ಕುವೆಂಪುನಗರದ ಗಾನಭಾರತಿ ರಮಾಗೋವಿಂದ ಕಲಾ ವೇದಿಕೆಯಲ್ಲಿ 'ಕರ್ನಾಟಕ ಗಾನಕಲಾ ಪರಿಷತ್' ಆಯೋಜಿಸಿದ್ದ ರಾಜ್ಯ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರು ರಾಷ್ಟ್ರೀಯ ಹಾಗೂ ವಿಶ್ವ ಭಾವೈಕ್ಯ ಮೂಡಿಸಲು ಸಂಗೀತವು ಸಾಧನ ಎಂದಿದ್ದರು. ಹೀಗಾಗಿ ನಮ್ಮ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವ ಕಾರ್ಯವನ್ನು ಪರಿಷತ್ತು ಮಾಡಬೇಕಿದೆ. ಸಂಗೀತ ಕಾರ್ಯಕ್ರಮಗಳೂ ದೇಶಕ್ಕೆ ಆರ್ಥಿಕತೆಗೆ ಕಾಣಿಕೆ ನೀಡುತ್ತಿವೆ ಎಂದರು.

ಸಂಗೀತವು ಜಾತ್ಯತೀತ ವಿದ್ಯೆಯಾಗಿದ್ದು, ಜೀವನೋತ್ಸಾಹ ತುಂಬುತ್ತದೆ. ಇಂಥ ಸಮ್ಮೇಳನಗಳು ಸಾರ್ವಜನಿಕರ ಆರೋಗ್ಯವನ್ನು ಹೆಚ್ಚಿಸುತ್ತವೆ. ಎಂ.ಎಸ್.ಸುಬ್ಬಲಕ್ಷ್ಮಿ, ಜಾಕೀರ್ ಹುಸೇನ್, ಎ.ಆರ್.ರೆಹಮಾನ್ ವಿಶ್ವಸಂಸ್ಥೆಯಲ್ಲಿ ಪ್ರತಿಭೆಯನ್ನು ತೋರಿದ್ದಾರೆ. ಹೀಗಾಗಿಯೇ ಇದಕ್ಕೆ ಜಾತಿ, ಧರ್ಮದ ಮಿತಿಯಿಲ್ಲ. ಪ್ರತಿಭೆಯು ಎಲ್ಲರದ್ದು ಎಂದು ತಿಳಿಸಿದರು.

ಪೋಷಕರು, ಗುರುಗಳು ಹಾಗೂ ಸಮಾಜವು ಸಂಗೀತದ ಬಗ್ಗೆ ಕಾಳಜಿ ವಹಿಸಬೇಕು. ಪ್ರತಿ ಹಳ್ಳಿಯಲ್ಲೂ ಸ್ಥಳೀಯ ಜಾನಪದ ಕಲೆ, ಶಾಸ್ತ್ರೀಯ ಸಂಗೀತ ಕಲಿಕೆಯನ್ನು ಕೊಡಿಸಬೇಕು. ಸಂಸ್ಕೃತಿ ಹಾಗೂ ಪರಂಪರೆ ಉಳಿದಂತಾಗುತ್ತದೆ. ಗಾನಕಲಾ ಪರಿಷತ್ತಿಗೆ ಯಾವುದೇ ಆರ್ಥಿಕ ಬೆಂಬಲವಿಲ್ಲ. ಅಭಿಮಾನಿಗಳಿಂದಲೇ ನಡೆಯುತ್ತಿದೆ. ರಾಜ್ಯಕ್ಕೆ ಯಾವುದೇ ಜವಾಬ್ದಾರಿ ಇಲ್ಲವೇ ಎಂಬ ಪ್ರಶ್ನೆಯೂ ಮೂಡುತ್ತದೆ. ವಾರ್ಷಿಕ ಖರ್ಚನ್ನು ಅಧರಿಸಿ, ಅನುದಾನಕ್ಕೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದರೆ, ಪ್ರತ್ಯೇಕ ನಿಧಿ ನೀಡುವಂತೆ ನಾನೂ ಕೋರುವೆ' ಎಂದರು.

ಸಮ್ಮೇಳನಾಧ್ಯಕ್ಷ ವಿದ್ವಾನ್ ಪ್ರೊ.ಸಿ.ಎ.ಶ್ರೀಧರ ಅವರಿಗೆ 'ಗಾನಕಲಾಭೂಷಣ' ಬಿರುದು ಹಾಗೂ 'ಶ್ರೀವಾದಿರಾಜ ಪ್ರಶಸ್ತಿ' ಪ್ರದಾನ ಮಾಡಲಾಯಿತು.

ಯುವ ವಿದ್ವಾಂಸರ ಸಮ್ಮೇಳನಾಧ್ಯಕ್ಷ ಮತ್ತೂರು ಆರ್.ಶ್ರೀನಿಧಿ ಅವರಿಗೆ 'ಗಾನಕಲಾಶ್ರೀ' ಬಿರುದು ಮತ್ತು 'ರಾಮಸುಧಾ ಪ್ರಶಸ್ತಿ' ಕೊಡಮಾಡಲಾಯಿತು. ಕೆ.ಆರ್.ವೆಂಕಟೇಶ್, ಕೋವಿಲಾಡಿ ಆರ್.ಕಲಾ, ಎಲ್.ಲೀಲಾ, ಹೊಸಹಳ್ಳಿ ಕೆ.ಸುಬ್ಬರಾವ್, ಎಂ.ಆರ್.ಹನುಮಂತರಾಜು, ಹೆಚ್.ಎನ್.ಸುರೇಶ್ ಅವರಿಗೆ 'ವಿದ್ವತ್ ಸದಸ್' ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ಪರಿಷತ್ತಿನ ಅಧ್ಯಕ್ಷ ವಿದ್ವಾನ್ ಆರ್.ಕೆ.ಪದ್ಮನಾಭ, ಉಪಾಧ್ಯಕ್ಷ ಎ.ಎಚ್.ರಾಮರಾವ್, ನಾಗಮಣಿ ಶ್ರೀನಾಥ್, ಎಸ್.ಸಿ. ಶರ್ಮಾ, ಸಮಿತಿಯ ಅಧ್ಯಕ್ಷೆ ಕಲಾವತಿ ಅವಧೂತ, ಸಂಪತ್‌ಕುಮಾರಶರ್ಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ...



ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗ ಮಟ್ಟದ ಶಾಲಾ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಅವಿಲಾ ಕಾನ್ವೆಂಟ್ ಪ್ರೌಢಶಾಲೆಯ 14 ವಯೋಮಿತಿಯ ಬಾಲಕಿಯರ ತಂಡ ವಿಭಾಗ ಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಚಿತ್ರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಎಲಿಯಾಸ್ ಅರುಳಪ್ಪ, ಕ್ರೀಡಾಪಟುಗಳು (ನಿಂತಿರುವ ಮೊದಲನೇ ಸಾಲಿನಲ್ಲಿ ಎಡದಿಂದ ಬಲಕ್ಕೆ): ಲಿಪಿ, ಚೈತ್ರ, ನೇಹಾ, ಖುಷಿ, ಚಿನ್ಮಯಿ, ನೋನಾಕ್ಷಲೈ ಕವನ, ಸಾಯಿ ಸನ್ನಿಧಿ, ಭೂಮಿಕ, ತನ್ವಿ, ಶ್ರೇಯ, ಜಾಸ್ಮಿನ್, ಧನ್ವಿ, (ಕುಳಿತಿರುವ ಸಾಲಿನಲ್ಲಿ ಎಡದಿಂದ ಬಲಕ್ಕೆ): ಕೀರ್ತನ, ಬಿಂದು, ಲಿಖಿತ, ಚೈತನ್ಯ, ಸೋನಂ ಗುಪ್ತ, ಅನನ್ಯ, ವೈಷ್ಣವಿ ಅವರನ್ನು ಕಾಣಬಹುದು.

ಸಿದ್ದರಾಮಯ್ಯರನ್ನೇ ಸಿಎಂ ಸ್ಥಾನದಲ್ಲಿ ಮುಂದುವರಿಸಿ; ಬದಲಾವಣೆ ಅನಿವಾರ್ಯವಾದರೆ ದಲಿತರಿಗೆ ಸ್ಥಾನ ಕಲ್ಪಿಸಿ

ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಆಗ್ರಹ

ಮೈಸೂರು, ನ.10(ಎಂಟಿವೈ)–ಸಮರ್ಥ ಮತ್ತು ದಕ್ಷತೆಯಿಂದ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಂದಿನ ಎರಡೂವರೆ ವರ್ಷವೂ ಮುಖ್ಯಮಂತ್ರಿ ಆಗಿ ಮುಂದವರೆಸಬೇಕು. ಬದಲಾವಣೆ ಅನಿವಾರ್ಯವಾದರೆ ದಲಿತ ಸಮುದಾಯದವರನ್ನೇ ಮುಖ್ಯಮಂತ್ರಿ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಎಚ್ಚರಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಹಿಂದಿನಿಂದಲೂ ದಲಿತ ಸಮುದಾಯ ಬೆಂಬಲವಾಗಿ ನಿಂತಿದೆ. ಆದರೆ ಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡುವ ವೇಳೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಸಮುದಾಯದ ಮುಖಂಡರಾದ ಬಿ.ಬಸವಲಿಂಗಪ್ಪ,



ಡಾ.ವೆಂಕಟಸ್ವಾಮಿ

ಮಲ್ಲಿಕಾರ್ಜುನಸ್ವಾಮಿ, ಎನ್.ರಾಚಯ್ಯ, ಕೆ.ಹೆಚ್.ರಂಗನಾಥ್ ಹಾಗೂ ಬಿ.ರಾಚಯ್ಯ ಸೇರಿದಂತೆ ಇನ್ನಿತರರಿಗೆ ಅನ್ಯಾಯವಾಗಿದೆ. ಆದ್ದರಿಂದ ಈಗಲಾದರೂ ಸಿಎಂ ಬದಲಾವಣೆ ಅನಿವಾರ್ಯವಾದರೆ ಮಲ್ಲಿಕಾರ್ಜುನ ಖರ್ಗೆ, ಕೆ.ಹೆಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ ಇಲ್ಲವೇ ಡಾ.ಹೆಚ್.ಸಿ.ಮಹದೇವಪ್ಪ ಅವರಲ್ಲಿ ಒಬ್ಬರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಈ ನಾಯಕರು ಪಕ್ಷಕ್ಕೆ ಶಿಸ್ತಿನ ಸಿಪಾಯಿಯಂತೆ ದುಡಿದಿದ್ದಾರೆ. ಸಮರ್ಥ ಆಡಳಿತಗಾರರಾಗಿ ಕಾಂಗ್ರೆಸ್ಸನ್ನು ಹಲವು ಬಾರಿ ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ ನವೆಂಬರ್ 21ರ ನಂತರ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಇವರಲ್ಲೊಬ್ಬರನ್ನು ಆಯ್ಕೆ ಮಾಡಬೇಕು. ಈ ನಿಟ್ಟಿನಲ್ಲಿ ಸದ್ಯದಲ್ಲೇ ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದ್ದು, ಒಕ್ಕೂಟ ಅವರನ್ನು ಭೇಟಿ ಮಾಡಿ ತನ್ನ ಹಕ್ಕೊತ್ತಾಯ ಮಾಡಲಿದೆ. ಇಲ್ಲದಿದ್ದಲ್ಲಿ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಸಂಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರುಗಳಾದ ಅಶ್ವಥ್ ಅಂತ್ಯಜ, ಕಂದೇಗಾಲ ಶಿವಣ್ಣ, ವೆಂಕಟರಮಣಸ್ವಾಮಿ, ಸುರೇಶ್ ಬಾಬು, ಸುರೇಶ್ ಇನ್ನಿತರರು ಇದ್ದರು.

ನಾಳೆ ಕರ್ನಾಟಕ ಲೋಕಾಯುಕ್ತರಿಂದ ದೂರು ಸ್ವೀಕಾರ

ಮೈಸೂರು,ನ.10– ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗ ಅಧಿಕಾರಿಗಳಿಂದ ನ.12ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಪ್ರವಾಸಿಮಂದಿರ ಸಭಾಂಗಣದಲ್ಲಿ ದೂರು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಾರ್ವಜನಿಕ, ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಅಗತ್ಯ ದಾಖಲಾತಿಗಳೊಡನೆ ಸಾರ್ವಜನಿಕರು ದೂರು ನೀಡಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಉದೇಶ ಟಿ.ಜೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ.14ರಿಂದ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ



ಮೈಸೂರು,ನ.10(ಎಂಟಿವೈ)–ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನ.14ರಿಂದ 20ರವರೆಗೆ ಕೇಂದ್ರ ಜವಳಿ ಸಚಿವಾಲಯದ ಕುರಕುಶಲ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ 150ನೇ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಗಾಂಧೀ ಶಿಲ್ಪ ಬಜಾರ್ ಆಯೋಜಿಸಲಾಗಿದೆ ಎಂದು ಸಂಯೋಜನಾಧಿಕಾರಿ ರಾಕೇಶ್ ರೈ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಧೀ ಶಿಲ್ಪ ಬಜಾರ್ ಕರಕುಶಲ ಮೇಳವನ್ನು ನ.14ರಂದು ಸಂಜೆ 4ಕ್ಕೆ ಶಾಸಕ ಕೆ.ಹರೀಶ್‌ಗೌಡ ಉದ್ಘಾಟಿಸಲಿದ್ದಾರೆ. ದೇಶದ ವಿವಿಧ ರಾಜ್ಯಗಳ ಕರಕುಶಲ ಕರ್ಮಿಗಳು ಹಾಗೂ ಕೈಮಗ್ಗ ನೇಕಾರರು, ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ ಎಂದರು.

ಮೇಳದಲ್ಲಿ ಮರದ ಕೆತ್ತನೆ, ಶಿಲಾಶಿಲ್ಪ, ಕಂಚಿನ ವಿಗ್ರಹಗಳು, ಮರದ ಕುಂದಣ ಕಲೆ, ಮಣ್ಣಿನ ಮಡಿಕೆಗಳು, ಪೇಪರ್, ರತ್ನಗಂಬಳಿ, ಹತ್ತಿ ಜಮಕಾನ, ಇಮಿಟೇಶನ್ ಆಭರಣಗಳು, ಮರದ, ಅರಗಿನ ಕಲಾವಸ್ತುಗಳು, ಬಾಟಿಕ್, ಕಲಾಂಕಾರಿ ಚಿತ್ರಕಲೆ, ಚರ್ಮದ ಆಕರ್ಷಕ ವಸ್ತುಗಳು, ಕಲಾತ್ಮಕ ಚರ್ಮದ ಚಪ್ಪಲಿಗಳು, ಚನ್ನಪಟ್ಟಣದ ಗೊಂಬೆಗಳು, ಕಸೂತಿ ಕಲೆ, ತಮಿಳುನಾಡು ರಾಜ್ಯದ ತಂಜಾವೂರ್ ಚಿತ್ರಕಲೆಗಳು, ಮರದ ಕೆತ್ತನೆಗಳು ಇರಲಿವೆ ಎಂದು ವಿವರಿಸಿದರು.

ಮಧ್ಯಪ್ರದೇಶ ರಾಜ್ಯದ ಮಹೇಶ್ವರಿ, ಚಂದೇರಿ ಸೀರೆಗಳು, ಬಿಹಾರ್ ರಾಜ್ಯದ ಮಧುಬನಿ ಚಿತ್ರಕಲೆ, ಒಡಿಶಾ ರಾಜ್ಯದ ಪಟ್ಟ ಚಿತ್ರ, ಬೆಳ್ಳಿಯ ಸೂಕ್ಷ್ಮ ವಿನ್ಯಾಸ ವಸ್ತುಗಳು, ಅಸ್ಸಾಂ ರಾಜ್ಯದ ಬಿದಿರು-ಬೆತ್ತದ ವಸ್ತುಗಳು, ಡ್ರೈ ಫ್ಲವರ್‌ಗಳು, ಉತ್ತರ ಪ್ರದೇಶ ರಾಜ್ಯದ ಎಂಬ್ರಾಯ್ಡರಿ, ಕಲಾತ್ಮಕ ಕಲ್ಲಿನ ವಸ್ತುಗಳು, ಪಂಜಾಬ್ ರಾಜ್ಯದ ಫುಲ್ಕಾರಿ ಬಟ್ಟೆಗಳು, ಪಶ್ಚಿಮ ಬಂಗಾಳದ ಕಾಂತಾ ಸೀರೆಗಳು ಲಭ್ಯವಿರುತ್ತದೆ. ಮಧ್ಯವರ್ತಿಗಳು ಇಲ್ಲದೆ ಕರಕುಶಲ ಕರ್ಮಿಗಳಿಂದ ಗ್ರಾಹಕರಿಗೆ ನೇರವಾಗಿ ಕೈಗೆಟಕುವ ಬೆಲೆಯಲ್ಲಿ ಲಭ್ಯವಾಗಲಿದೆ. ಪ್ರತಿದಿನ ಬೆಳಗ್ಗೆ 10.30 ರಿಂದ ರಾತ್ರಿ 9 ರವರೆಗೆ ತೆರೆದಿದ್ದು, ಉಚಿತ ಪ್ರವೇಶವಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜವಳಿ ಸಚಿವಾಲಯದ ಕರಕುಶಲ ಉತ್ತೇಜನ ಅಧಿಕಾರಿ ಸಾಬಿರಾ ಇದ್ದರು.

ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೈಸೂರು,ನ.10– ಗೋಪಾಲಪುರ ವಿದ್ಯುತ್ ಮಾರ್ಗದ ನಿರ್ವಹಣಾ ಕಾಮಗಾರಿ ನಿಮಿತ್ತ ನ.11 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗೋಪಾಲಪುರ, ಮಾವಿನಹಳ್ಳಿ, ಕೆರೆಹುಂಡಿ, ದಾರಿಪುರ, ಮಾವಿನಹಳ್ಳಿ, ಬರಡನಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದು ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ಅಕ್ಕ ಪಡೆ ಯೋಜನೆಯಡಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮೈಸೂರು,ನ.10– ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗೃಹ ಇಲಾಖೆಯಿಂದ ರಚಿಸಲ್ಪಟ್ಟ ಅಕ್ಕಪಡೆ ಯಶಸ್ಸನ್ನು ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು National Cadet Corps(NCC) ಒಳಗೊಂಡ ಅಕ್ಕಪಡೆಯನ್ನು ರಚಿಸಿ ಈ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಸ್ತರಿಸಲು ನಿರ್ಧರಿಸಿದ್ದು, ಈ ತಂಡದಲ್ಲಿ NCC 'C' ಪ್ರಮಾಣ ಪತ್ರ ಹೊಂದಿದ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅಕ್ಕಪಡೆ ತಂಡದ ಮಹಿಳಾ NCC Cadets ಗಳ ಆಯ್ಕೆ ಮಾನದಂಡ: NCC 'C' Certificate ಹೊಂದಿರುವ 35–45 ವಯೋಮಾನದ ಮಹಿಳಾ NCC Cadets, ದೈಹಿಕ ಸದೃಢತೆ ಹೊಂದಿರಬೇಕು, ಸ್ಥಳೀಯ ನಿವಾಸಿಗಳಿಗೆ ಆದ್ಯತೆ ನೀಡಲಾಗುವುದು, ಉತ್ತಮ ನಡವಳಿಕೆ, ಸಂವಹನ ಕಲೆ, ಕಾರ್ಯದಕ್ಷತೆ ಉಳ್ಳವರಾಗಿರಬೇಕು, ಶಿಫ್ಟ್‌ನಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು. (ಬೆಳಗ್ಗೆ 7ರಿಂದ ಸಂಜೆ 8 ರವರೆಗೆ ಎರಡು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 7 ರಿಂದ ಮಧ್ಯಾಹ್ನ 2ರವರೆಗೆ ಮತ್ತು ಮಧ್ಯಾಹ್ನ 2 ರಾತ್ರಿ 8 ರವರೆಗೆ, ಗುತ್ತಿಗೆ ಅವಧಿ 11 ತಿಂಗಳಿಗೆ ಸೀಮಿತವಾಗಿದ್ದು, ಕರ್ತವ್ಯ ನಿರ್ವಹಣೆ ತೃಪ್ತಿಕರವಾಗಿದ್ದಲ್ಲಿ ಸೇವೆಯನ್ನು ಮುಂದುವರೆಸಲಾಗುವುದು. ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷ್ಣದೇವರಾಯ ವೃತ್ತ, ವಿಜಯನಗರ 2ನೇ ಹಂತ, ಮೈಸೂರು–570017 ದೂರವಾಣಿ ಸಂಖ್ಯೆ:0821–2495432 ಮತ್ತು ಮೊಬೈಲ್ ಸಂಖ್ಯೆ: 7019037937 ಅರ್ಜಿ ಸಲ್ಲಿಸಲು ನ.13 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮೈಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

11.11.2025 ಮಂಗಳವಾರ, ಮಳೆ ನಕ್ಷತ್ರ: ವಿಶಾಖ, 6.11.2025ರಿಂದ 19.11.2025
ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ,
ಕೃಷ್ಣ ಪಕ್ಷ, ತಿಥಿ: ಷಷ್ಠಿ, ನಕ್ಷತ್ರ: ಪುಷ್ಯ, ರಾಹುಕಾಲ: ಮಧ್ಯಾಹ್ನ 3ರಿಂದ 4.30ರವರೆಗೆ.

■ **ಶ್ರೀ ವೀರಭದ್ರೇಶ್ವರಸ್ವಾಮಿ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್:** ಕಾರ್ತಿಕ ಮಾಸದ ವಿಶೇಷ ಪೂಜಾ ಮಹೋತ್ಸವ, ಅಗ್ನಿ ಕೊಂಡೋತ್ಸವ ಮತ್ತು ಗಿರಿಜಾ ಕಲ್ಯಾಣ, ಬೆಳಗ್ಗೆ 7 ಗಂಟೆಗೆ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರ ಸ್ವಾಮಿಗೆ ತೈಲಾಭಿಷೇಕ, ಪಂಚಾಮೃತ ಅಭಿಷೇಕ, ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ಮಂಗಳಾರತಿ, ಮಧ್ಯಾಹ್ನ 12 ಗಂಟೆಗೆ ಪ್ರಾಕಾರದ ಸುತ್ತಲೂ ಉತ್ಸವ, ಪ್ರಸಾದ ವಿನಿಯೋಗ, ಸಂಜೆ 7.30ಕ್ಕೆ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ಸ್ವಾಮಿಯ ಉಯ್ಯಾಲೋತ್ಸವ, ಸ್ಥಳ: ದೇವಸ್ಥಾನದ ಪ್ರಾಂಗಣ, ಡಿ. ಬನುಮಯ್ಯ ರಸ್ತೆ, ಕೆ.ಆರ್. ಮೊಹಲ್ಲಾ.

■ **ಶ್ರೀ ನಟರಾಜ ಪ್ರತಿಷ್ಠಾನ:** ಕನ್ನಡ ರಾಜ್ಯೋತ್ಸವ, ದಿವ್ಯ ಸಾನ್ನಿಧ್ಯ: ಪ್ರತಿಷ್ಠಾನದ ಅಧ್ಯಕ್ಷರೂ ಆದ ಶ್ರೀ ಚಿದಾನಂದ ಸ್ವಾಮೀಜಿ, ಜಾಥಾ ಉದ್ಘಾಟನೆ: ಕೃಷ್ಣರಾಜ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಹೆಚ್.ಬಿ.ರಮೇಶ್‌ಕುಮಾರ್, ಮುಖ್ಯ ಅತಿಥಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ಅಧ್ಯಕ್ಷತೆ: ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ, ಸ್ಥಳ: ಶ್ರೀ ನಟರಾಜ ಸಭಾ ಭವನ, ಬೆಳಗ್ಗೆ 11 ಗಂಟೆಗೆ.

■ **ಕಾವೇರಿ ಆಯುರ್ವೇದ ಆಸ್ಪತ್ರೆ:** ಅಸ್ತಮಾ, ಉಬ್ಬಸಕ್ಕೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ, ಸ್ಥಳ: ಕಾವೇರಿ ಆಯುರ್ವೇದ ಆಸ್ಪತ್ರೆ, ದೇವೇಗೌಡ ಸರ್ಕಲ್ ಹತ್ತಿರ, ಕೆಬಿಎಲ್ ಲೇಔಟ್, ಬೆಳಗ್ಗೆ 10 ಗಂಟೆಗೆ.

■ **ರಾಮ್‌ಸನ್ಸ್ ಬೊಂಬೆ ಮನೆ:** ದಸರೆಯ ಬೊಂಬೆ ಪ್ರದರ್ಶನದ 21ನೇ ಅವತರಣಿಕೆ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯ ರಸ್ತೆ, ಬೆಳಗ್ಗೆ 10 ಗಂಟೆಗೆ.

■ **ನೃತ್ಯ ವಿದ್ಯಾಪೀಠ, ಮೈಸೂರು:** ನರ್ತನ ಲಹರಿ–2025, ವಿದುಷಿ ಸಿ.ಎನ್.ಅನಿತಾ ಅವರ ನೃತ್ಯ ಸಂಯೋಜನೆ ಹಾಗೂ ಮಾರ್ಗದರ್ಶನದಲ್ಲಿ ಧರ್ಮಬೋಧನೆ, ಮುಖ್ಯ ಅತಿಥಿಗಳು: ಗಾನಭಾರತಿ ಸಂಗೀತ ಮತ್ತು ನೃತ್ಯಶಾಲೆ ನೃತ್ಯ ಶಿಕ್ಷಕಿ ವಿದುಷಿ ಸುಮಾ, ಉಪಸ್ಥಿತಿ: ಹೊಳೆನರಸೀಪುರದ ಸ್ವರ್ಣ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶೋಭಾ ಬಾಲಕೃಷ್ಣ, ಸ್ಥಳ: ಕಿರುರಂಗಮಂದಿರ, ಕಲಾಮಂದಿರ ಆವರಣ, ಸಂಜೆ 5.45ಕ್ಕೆ.

■ **ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ:** ಪ್ರಚಾರೋಪನ್ಯಾಸ ಮಾಲೆಯ ಉದ್ಘಾಟನಾ ಸಮಾರಂಭ', ಉದ್ಘಾಟನೆ: ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಪ್ರಾಸ್ತಾವಿಕ ನುಡಿ: ಪ್ರಸಾರಾಂಗದ ನಿರ್ದೇಶಕ ಪ್ರೊ.ಎಂ.ನಂಜಯ್ಯ ಹೊಂಗನೂರು, ಅಧ್ಯಕ್ಷತೆ: ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪ್ರೊ.ಎನ್.ಕೆ.ಲೋಲಾಕ್ಷಿ, ಉಪನ್ಯಾಸ: ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕಿ ಡಾ.ಎಸ್.ಡಿ.ಶಶಿಕಲಾ, ವಿಷಯ: ರನ್ನನ ಗದಾಯುದ್ಧ: ಅಸ್ತಿತ್ವದ ಚಹರೆಗಳು ಮತ್ತು ಪ್ರಶ್ನೆಗಳು', ಸ್ಥಳ: ಬಿಎಂ.ಶ್ರೀ ಸಭಾಂಗಣ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಬೆಳಗ್ಗೆ 11 ಗಂಟೆಗೆ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಮತ್ತು ಸಂಜೆ 6.10 ಶ್ರದ್ಧೆಯ ಶಿಲ್ಪ ಕರ್ನಾಟಕದ ಪ್ರಾಚೀನ ದೇವಾಲಯಗಳ ಪರಿಚಯ ಮಾಲಿಕೆ, ಲೇಖನ ಮತ್ತು ಪ್ರಸ್ತುತಿ: ಟಿ.ಎಸ್.ಗೋಪಾಲ್, ಪ್ರಾಯೋಜಕರು: ಅದಮ್ಯ ಚೇತನ ಫೌಂಡೇಶನ್, ಬೆಂಗಳೂರು, 6.40–ಅರಿವಿನ ಶಿಖರ, ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಬಾನುಲಿ ಸರಣಿ ಗಾಯನ: ರೋಹಿಣಿ ಸುಧಾಂ ಹಾಗೂ ಕೆ.ಪಿ.ರೇವತಿ, ವ್ಯಾಖ್ಯಾನ–ಡಾ.ಪ್ರದೀಪ್‌ಕುಮಾರ್ ಹೆಬ್ರಿ, 6.50–ರೈತರಿಗೆ ಸಲಹೆ, 7.15 ಮತ್ತು ಸಂಜೆ 5.40–ಪ್ರಾಯೋಜಿತ ಕಾರ್ಯಕ್ರಮ ಕೆಎಸ್‌ಓಯು ಮುಕ್ತವಾಣಿ, ಪ್ರಾಯೋಜಕರು –ಪ್ರಸಾರಾಂಗ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧ್ಯಯನ ಅವಕಾಶಗಳನ್ನ ಕುರಿತು ಕುಲಪತಿ ಪ್ರೊ.ಶರಣಪ್ಪ.ವಿ.ಹಲಸೆ ಅವರೊಂದಿಗಿನ ಸಂವಾದದ ಮೊದಲ ಭಾಗ. ಪ್ರಸ್ತುತಿ: ಎನ್.ಕೇಶವಮೂರ್ತಿ, 8.30–ವಿಶೇಷ ಕಾರ್ಯಕ್ರಮ ಸರಣಿ, ಆಕಾಶವಾಣಿ 90–ನೆನಪುಗಳ ಹೊತ್ತು, ಮೈಸೂರು ಆಕಾಶವಾಣಿ ತೊಂಬತ್ತು–ನೆನಪುಗಳ ಹೊತ್ತು–ವಿಶೇಷ ಕಾರ್ಯಕ್ರಮ ಸರಣಿ, ನಿವೃತ್ತ ಪ್ರಾಂಶುಪಾಲರು ಹಾಗೂ ಲೇಖಕರಾದ ಟಿ.ಎಸ್.ಗೋಪಾಲ್ ಅವರೊಂದಿಗೆ ಮಾತುಕತೆ, ಇವರೊಂದಿಗೆ ಭಾಗವಹಿಸುತ್ತಾರೆ–ಬೇದ್ರೆ ಮಂಜುನಾಥ, 9.00 ಕರೆಗೊಂದು ಗೀತೆ–ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ನೇರಫೋನ್ ಇನ್ ಕಾರ್ಯಕ್ರಮ, 10.00 ಕರ್ನಾಟಕ ಶಾಸ್ತ್ರೀಯ ಸಂಗೀತ : ಆರ್.ಮೋಹನ್–ಕ್ಲ್ಯಾರಿಯೋನೆಟ್, 11.00–ನಿಮ್ಮೊಂದಿಗೆ ಮೈಸೂರು ಆಕಾಶವಾಣಿ–ಹೊಂಗಿರಣ, ವಿಕಸಿತ ಹಾದಿಗೊಂದು ಸೋಪಾನ, ಪ್ರಸ್ತುತಿ–ಎಸ್.ಲಕ್ಷ್ಮೀನಾರಾಯಣ, ಆರ್.ಲೋಕೇಶ್ವರಿ ಹಾಗೂ ಬಿ.ಜಿ.ಕವಿತಾ, ಮಧ್ಯಾಹ್ನ 12.05–ವನಿತಾ ವಿಹಾರ, 12.35–ದೇವರನಾಮ, 12.45–ಕನ್ನಡದಲ್ಲಿ ಭಾಷಣ, 1.00–ಪ್ರಗತಿ ಪಥ, 1.20–ಭಾವಗೀತೆಗಳು, 2.40–ಚಿತ್ರಗೀತೆಗಳು, 3.00–ಕರ್ನಾಟಕ ಶಾಸ್ತ್ರೀಯ ಸಂಗೀತ: ಯು.ಪಿ.ರಾಜು–ಮ್ಯಾಂಡೋಲಿನ್ ವಾದನ, 4.00–ಕಥಾಕಾಲಕ್ಷೇಪ, 5.00–ಸಂದೇಶ ಆಧಾರಿತ ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ಕಾರ್ಯಕ್ರಮ, 6.50 ಕೃಷಿರಂಗ–ಕಿಸಾನ್‌ವಾಣಿ ಭಾರತ ಸರ್ಕಾರದ ಕೃಷಿ ಹಾಗೂ ರೈತ ಕಲ್ಯಾಣ ಸಚಿವಾಲಯ ಪ್ರಾಯೋಜಿತ, ಕಾರ್ಯಕ್ರಮ.ಮತ್ಸ್ಯ ತರಂಗ ಮೀನು ಸಾಕಾಣಿಕೆ ತಾಂತ್ರಿಕತೆಗಳನ್ನು ಕುರಿತ ಬಾನುಲಿ ಸರಣಿ, ಮೀನುಗಾರಿಕೆಯಲ್ಲಿ ಹೊಸ ತಾಂತ್ರಿಕತೆಗಳು ಈ ಕುರಿತು ಮಂಡ್ಯ ಜಿಲ್ಲಾ ಮೀನುಗಾರಿಕಾ ಇಲಾಖೆ ಉಪನಿರ್ದೇಶಕರಾದ ಬಿ.ಹೆಚ್.ಬಾಬಾ ಸಾಬ್ ಅವರೊಂದಿಗೆ ಸಂದರ್ಶನ, ಸಂದರ್ಶಕರು: ಎನ್.ಕೇಶವಮೂರ್ತಿ, 7.45–ಮೈಸೂರು ಜಂಕ್ಷನ್ –ಸಾಪ್ತಾಹಿಕ ಸಂಚಿಕೆ, ಪ್ರಸ್ತುತಿ–ಬಿ.ದಿಗ್ವಿಜಯ್, 8.00–ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ –ಪ್ರವೀಣ್ ಗೋಡ್ಖಿಂಡಿ –ಕೊಳಲು ವಾದನ, 8.30 ಹಿಂದಿ ಚಿತ್ರಗೀತೆಗಳು, 9.30–ಕರ್ನಾಟಕ ಶಾಸ್ತ್ರೀಯ ಸಂಗೀತ –ಕೆ.ಎಸ್.ಗೋಪಾಲಕೃಷ್ಣನ್–ಕೊಳಲು ವಾದನ, 10.00–ಚೈತ್ರವನ ಲಕ್ಷ್ಮೀಶನ ಜೈಮಿನಿ ಭಾರತದ ಸಮಗ್ರ ವಾಚನ ಹಾಗೂ ವ್ಯಾಖ್ಯಾನ, ಪ್ರಸ್ತುತಿ–ಡಾ.ಎ.ಎಸ್.ಶಂಕರನಾರಾಯಣ, 10.30–ಸವಿನೆನಪು.

■ **ಮಹಾರಾಜ ಕಾಲೇಜು:** ಪ್ರತಿಭಾನ್ವೇಷಣೆ–2025–26, ಉದ್ಘಾಟನೆ: ಮೈಸೂರು ವಿವಿ ಕುಲಸಚಿವೆ ಶ್ರೀಮತಿ ಎಂ.ಕೆ.ಸವಿತಾ, ಮುಖ್ಯ ಅತಿಥಿ: ಸಂಗೀತ ನಿರ್ದೇಶಕರಾದ ನೀತು ನಿನಾದ್, ಅಧ್ಯಕ್ಷತೆ: ಮಹಾರಾಜಾ ಕಾಲೇಜು ಪ್ರಾಂಶುಪಾಲ ಪ್ರೊ.ಹೆಚ್.ಸಿ.ದೇವರಾಜೇಗೌಡ, ಸ್ಥಳ: ಶತಮಾನೋತ್ಸವ ಭವನ, ಮಹಾರಾಜ ಕಾಲೇಜು, ಬೆಳಗ್ಗೆ 10.30ಕ್ಕೆ.

■ **ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಸಮಿತಿ:** 'ಶ್ರೀಮತ್ ಭಾಗವತ್' ಪ್ರವಚನ, ಪಂಡಿತ್ ಬಾದ ರಾಮಣಾಚಾರ್ಯ ಅವರಿಂದ, ಸ್ಥಳ: ಮಠದ ಆವರಣ, ಜಯಲಕ್ಷ್ಮೀಪುರಂ, ಸಂಜೆ 5 ಗಂಟೆಗೆ.

■ **ಮೈಸೂರು ಕನ್ನಡ ವೇದಿಕೆ:** ಕನ್ನಡ ರಾಜ್ಯೋತ್ಸವ, ಸಾಧಕರಿಗೆ ಡಿ.ವಿ.ಗುಂಡಪ್ಪ ಪ್ರಶಸ್ತಿ ಪ್ರದಾನ, ಉದ್ಘಾಟನೆ: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಅಧ್ಯಕ್ಷತೆ: ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ಸ್ಥಳ: ಪತ್ರಕರ್ತರ ಭವನ, ತ್ಯಾಗರಾಜ ರಸ್ತೆ, ಬೆಳಗ್ಗೆ 11.45ಕ್ಕೆ.

■ **ಸುಯೋಗ್ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಸಮೂಹ ಮತ್ತು ಸುಯೋಗ್ ಕ್ಲಿನಿಕಲ್ ಸೊಸೈಟಿ:** ಸಾವಿನ ಸುತ್ತಮುತ್ತ ವೈಜ್ಞಾನಿಕ ತಾತ್ವಿಕ ಮತ್ತು ಆಧ್ಯಾತ್ಮಿಕತೆಗಳ ಸಮಗ್ರ ನೋಟ, ಉದ್ಘಾಟನೆ: ಸ್ವಾಮಿ ಮಹಾಮೇಧಾಂಜದಿಜಿ, ಅಧ್ಯಕ್ಷತೆ: ಹಿರಿಯ ಸಾಹಿತಿ ಪ್ರೊ.ಜಿ.ಚಂದ್ರಶೇಖರ್, ಮುಖ್ಯ ಅತಿಥಿಗಳು: ಸುಧಾ ಯೋಗಣ್ಣ, ಸ್ಥಳ: ಸೆಮಿನಾರ್ ಹಾಲ್, ಸುಯೋಗ್ ಆಸ್ಪತ್ರೆ, ರಾಮಕೃಷ್ಣನಗರ, ಸಂಜೆ 4 ಗಂಟೆಗೆ.

26 ದಿನಗಳಲ್ಲಿ 10 ಹುಲಿಗಳ ಸೆರೆ

ಬಂಡೀಪುರ, ನಾಗರಹೊಳೆ ಅಭಯಾರಣ್ಯಗಳ ಅಂಚಲ್ಲಿ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ವ್ಯಾಘ್ರಗಳು!





ಗುಂಡ್ಲುಪೇಟೆ ಬಳಿ ಹುಲಿ ಸೆರೆ ಹಿಡಿದ ಅರಣ್ಯ ಸಿಬ್ಬಂದಿಗಳ ತಂಡ.

ಮೈಸೂರು, ನ.10(ಎಂಟಿವೈ)– ಕಾಡಂಚಿನ ಗ್ರಾಮಗಳಲ್ಲಿ ಜನ-ಜಾನುವಾರುಗಳ ಮೇಲೆ ದಾಳಿ ನಡೆಸಿ, ಭಯಭೀತ ವಾತಾವರಣ ಸೃಷ್ಟಿಸಿದ್ದ ಹುಲಿಗಳು ಹಾಗೂ ಅವುಗಳ ಮರಿಗಳನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೇವಲ 26 ದಿನಗಳಲ್ಲಿ ಐದು ಮರಿಗಳು ಸೇರಿ ಒಟ್ಟು 10 ಹುಲಿಗಳನ್ನು ಸೆರೆ ಹಿಡಿಯಲಾಗಿದೆ.

ಮೈಸೂರು ಜಿಲ್ಲೆ, ಸರಗೂರು ತಾಲೂಕು ವ್ಯಾಪ್ತಿಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ, ನುಗು, ಮೊಳೆಯೂರು ವಲಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಅ.16ರಿಂದ ನಡೆದ ನಾಲ್ಕು ಹುಲಿ ದಾಳಿ ಪ್ರಕರಣದಲ್ಲಿ ಮೂವರು ಮೃತಪಟ್ಟು, ಓರ್ವ ರೈತ ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾರ್ವಜನಿಕರು ತೀವ್ರ ಆತಂಕದೊಂದಿಗೆ, ಅರಣ್ಯ ಇಲಾಖೆ ವಿರುದ್ಧ ಆಕ್ರೋಶಿತರಾಗಿದ್ದರು. ಕೆಲವರ ಪ್ರಚೋದನೆಯಿಂದಾಗಿ ಕೂಂಬಿಂಗ್ ನಡೆಸುತ್ತಿದ್ದ ಮೂವರು ಆರ್‌ಎಫ್‌ಓ ಹಾಗೂ ಕೆಲ ಸಿಬ್ಬಂದಿ ಮೇಲೆ ಹಲ್ಲೆಯೂ ನಡೆದಿತ್ತು. ಕೆಲವು ಹೋರಾಟಗಾರರು ಅರಣ್ಯ ಇಲಾಖೆಯ ವೈಫಲ್ಯವೇ ಇದಕ್ಕೆಲ್ಲಾ ಕಾರಣ ಎಂದು ನಿಂದಿಸಿದ್ದರು.

ರೋಚಕ ಆಪರೇಷನ್ ಟೈಗರ್: ಅ.16ರಂದು ಸರಗೂರು ತಾಲೂಕಿನ ಬಡಗಲಪುರದ ಬಳಿ ಕಾಣಿಸಿಕೊಂಡಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾಗಲೇ ಹೆಣ್ಣು ಹುಲಿಯೊಂದು ರೈತ ಮಹದೇವೇಗೌಡ(48) ಅವರ ಮೇಲೆ ಭಯಾನಕ ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿತ್ತು ನಂತರ ಕಾರ್ಯಾಚರಣೆ ತೀವ್ರಗೊಳಿಸಿದ್ದಾಗ ಅ.18ರಂದು ಬಡಗಲಪುರ ಸಮೀಪವೇ ಕಾಡಂಚಿನ ಜಮೀನಿನಲ್ಲಿ ಒಂದೂವರೆ ವರ್ಷದ ಹೆಣ್ಣು ಹುಲಿ ಮರಿಯನ್ನು ಸೆರೆ ಹಿಡಿಯಲಾಯಿತು. ಆದರೂ ಆ ಭಾಗದಲ್ಲಿ ಇನ್ನೂ ಮೂರು ಹುಲಿಗಳ ಸಂಚಾರ ಇರುವುದನ್ನು ಖಚಿತಪಡಿಸಿಕೊಂಡು ಕೂಂಬಿಂಗ್ ಮುಂದುವರೆಸಲಾಗಿತ್ತು.

ಇದೇ ವೇಳೆ ಮುಳ್ಳೂರು ಸಮೀಪದ ಬೆಣ್ಣೆಗೆರೆ ಬಳಿ ಅ.26ರಂದು ರಾಜಶೇಖರ್ ಅವರ ಮೇಲೆ ಹುಲಿ ದಾಳಿ ನಡೆಸಿ, ಅವರನ್ನು ಕೊಂದು ಹಾಕಿತ್ತು. ಈ ದುರ್ಘಟನೆಯಿಂದ ಅರಣ್ಯ ಇಲಾಖೆಗೆ ಒತ್ತಡ ಹೆಚ್ಚಾಯಿತು. ಮರುದಿನ ರಾಜಶೇಖರ್ ಮೃತದೇಹ ಸಿಕ್ಕಿದ 500 ಮೀಟರ್ ಅಂತರದಲ್ಲೇ 40–45 ದಿನಗಳ ಎರಡು ಗಂಡು ಹುಲಿ ಮರಿಗಳು ಸಿಕ್ಕಿದ್ದು, ಅವುಗಳನ್ನು ರಕ್ಷಿಸಿ ಬನ್ನೇರುಘಟ್ಟಕ್ಕೆ ರವಾನಿಸಲಾಯಿತು.

ರೈತ ರಾಜಶೇಖರ್ ಅವರನ್ನು ಕೊಂದ ಹುಲಿ ಸೆರೆಗೆ ಕೂಂಬಿಂಗ್ ನಡೆಸುವಾಗಲೇ ಅ.28ರಂದು ನಂಜನಗೂಡು ತಾಲೂಕಿನ ಅಂಜನಾಪುರ–ಈರೇಗೌಡನಹುಂಡಿ ಬಳಿ 6–7 ವರ್ಷದ ಬೇರೊಂದು ಹೆಣ್ಣು ಹುಲಿ ಸೆರೆ ಸಿಕ್ಕಿತ್ತು. ನಂತರ ಸರಗೂರು ವ್ಯಾಪ್ತಿಯ ಪ್ರದೇಶದಲ್ಲಿ ಕೂಂಬಿಂಗ್ ಮುಂದುವರೆಸುವಾಗಲೇ ಅ.31ರಂದು ಕೂಡಗಿ–ಕುರ್ಣೆಗಾಲದ ಬಳಿ ದೊಡ್ಡ ನಿಂಗಯ್ಯ ಅವರು ಹುಲಿ ದಾಳಿಯಿಂದ ಮೃತಪಟ್ಟರು. ಇದರಿಂದ ಜನರ ಆಕ್ರೋಶ ಮತ್ತಷ್ಟು ಹೆಚ್ಚಾಯಿತಾದರೂ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿ, ನ.5ರಂದು ಹೆಡಿಯಾಲ ವಲಯದಲ್ಲಿ ಒಂದೂವರೆ ವರ್ಷದ ಹೆಣ್ಣು ಹುಲಿ ಮರಿಯನ್ನು ಸೆರೆ ಹಿಡಿದರು. ಆದರೆ ಜೊತೆಯಲ್ಲಿದ್ದ ಮತ್ತೊಂದು ಮರಿ ಪರಾರಿಯಾಗಿತ್ತು.

ನ.7ರಂದು ಹಳೆ ಹೆಗ್ಗುಡಿಲು ಗ್ರಾಮದ ಬಳಿ ಉಳುಮೆ ಮಾಡುತ್ತಿದ್ದ ದಂಡನಾಯಕ ಅವರ ಮೇಲೆ ದಾಳಿ ಮಾಡಿ ಸಾಯಿಸಿದ್ದ ಹುಲಿ, ದೇಹವನ್ನು ಹಳ್ಳಕ್ಕೆ ಎಳೆದೊಯ್ದು ಸ್ವಲ್ಪ ಭಾಗವನ್ನು ಭಕ್ಷಿಸಿತ್ತು. ಹುಲಿಯ ನಿರಂತರ ದಾಳಿಯಿಂದ ಜನ ಬೆಚ್ಚಿ ಬಿದ್ದಿದ್ದರಲ್ಲದೆ, ಅರಣ್ಯ ಇಲಾಖೆ ನಿದ್ದೆಗೆಟ್ಟಿತ್ತು. ಪರಿಣಾಮ ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಸಫಾರಿ ಬಂದ್ ಮಾಡಿ, ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಿ, ನ.9ರಂದು ಹುಲಿ ಸೆರೆ ಹಿಡಿದಿದ್ದರು. ಬೇಟೆಗಾರರ ಉರುಳಿಗೆ ಸಿಲುಕಿ ಗಾಯಗೊಂಡಿದ್ದ 12–13 ವರ್ಷದ ಆ ಹುಲಿಯೇ, ಬೇಟೆಯಾಡುವ ಶಕ್ತಿ ಕಳೆದುಕೊಂಡಿದ್ದರಿಂದ ದಂಡನಾಯಕ ಅವರ ಮೇಲೆ ದಾಳಿ ನಡೆಸಿ, ಕೊಂದು ಭಕ್ಷಿಸಿದ್ದು ದೃಢವಾಗಿತ್ತು. ಇದೀಗ ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ–ಪಡಗೂರು ಸುತ್ತಮುತ್ತ ಸಂಚರಿಸಿ, ಹಲವು ಜಾನುವಾರುಗಳನ್ನು ಕೊಂದಿದ್ದ ಹುಲಿ ಸೆರೆಯಲ್ಲೂ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ರೋಚಕ ಕಾರ್ಯಾಚರಣೆ ನಡೆಸಿ, ನಾಲ್ಕು ವರ್ಷದ ತಾಯಿ ಹುಲಿ ಹಾಗೂ ಮೂರು ಮರಿಗಳನ್ನು ಸೆರೆ ಹಿಡಿಯಲಾಗಿದೆ.

ಸವಾಲಾಗಿದ್ದ ಕಾರ್ಯಾಚರಣೆ: ಹುಲಿ ದಾಳಿಯಿಂದ ನಿರಂತರವಾಗಿ ಮೂವರು ಬಲಿಯಾಗಿದ್ದು, ಓರ್ವ ತೀವ್ರವಾಗಿ ಗಾಯಗೊಂಡಿದ್ದಾರೆ. ಹುಲಿ ದಾಳಿ ತಾರಕಕ್ಕೇರಿದ್ದರಿಂದ ಅರಣ್ಯ ಇಲಾಖೆಗೆ ಸೆರೆ ಕಾರ್ಯಾಚರಣೆಯೂ ಸವಾಲಾಗಿ ಪರಿಣಮಿಸಿತ್ತು. ಮೊದಲ ಮೂರು ಪ್ರಕರಣದಲ್ಲಿ ದಾಳಿಯ ಸ್ವರೂಪದಲ್ಲಿ ಸಾಮ್ಯತೆ ಕಂಡು ಬಂದಿತ್ತಾದರೂ ನ.7ರಂದು ದಂಡನಾಯಕ ಅವರ ಮೇಲಿನ ದಾಳಿ ವಿಭಿನ್ನವಾಗಿತ್ತು. ಈ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ಅರಣ್ಯ ಇಲಾಖೆಗೆ ಕ್ಲಿಷ್ಟಕರವಾಗಿತ್ತು.

ಅರಣ್ಯ ಸಿಬ್ಬಂದಿಗೆ ನುಂಗಲಾರದ ತುತ್ತು

ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಹುಲಿ ಸೆರೆಯಲ್ಲಿ ಅರಣ್ಯ ಸಿಬ್ಬಂದಿ ಅನೇಕ ಸವಾಲು ಎದುರಿಸುವಂತಾಗಿದೆ. ಹುಲಿ ದಾಳಿ ವೇಳೆ ತಕ್ಷಣವೇ ಸ್ಥಳಕ್ಕೆ ತೆರಳಲು ಸಿಬ್ಬಂದಿ ಭಯಪಡುವಂತಾಗಿದೆ. ಪೊಲೀಸರ ರಕ್ಷಣೆಯೊಂದಿಗೆ ಹೋದರೂ ಉದ್ರಿಕ್ತ ಜನರಿಂದ ಹಲ್ಲೆ ಭೀತಿ ಎದುರಿಸುವಂತಾಗಿದೆ. ಕೆಲವರ ಪ್ರಚೋದನೆ ಹಾಗೂ ನಿಂದನೆಯಿಂದ ಧೃತಿಗೆಡುತ್ತಿದ್ದಾರೆ. ಕೂಂಬಿಂಗ್ ವೇಳೆ ಕತ್ತಲಲ್ಲಿ ಹುಲಿ ಕಾಣಿಸಿಕೊಂಡರೆ ಅದರ ಸೆರೆಗೆ ಎಸ್‌ಓಪಿಯಲ್ಲಿ ಅವಕಾಶವಿಲ್ಲ. ಜನರ ರಕ್ಷಣೆಗಾಗಿ ಹುಲಿ ಸೆರೆಗೆ ಮುಂದಾದರೆ ಪರಿಸರವಾದಿ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಕಾರ್ಯಾಚರಣೆ ಸ್ಥಗಿತಗೊಳಿಸಿದರೆ, ಹುಲಿ ಸ್ಥಳ ಬದಲಿಸಿರುತ್ತದೆ. ಈ ಎಲ್ಲಾ ಸವಾಲುಗಳ ನಡುವೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುವ ಅನಿವಾರ್ಯತೆ ಇದೆ.

ಹುಲಿ ಸೆರೆ ವಿವರ

ಅ.18	ಬಡಗಲಪುರ ಸಮೀಪ ಸುಮಾರು ಒಂದೂವರೆ ವರ್ಷದ ಹೆಣ್ಣು ಹುಲಿ ಮರಿ.
ಅ.27	ಮುಳ್ಳೂರು ಸಮೀಪ 40ರಿಂದ 45 ದಿನಗಳ ಎರಡು ಗಂಡು ಹುಲಿ ಮರಿಗಳು.
ಅ.28	ಅಂಜನಾಪುರ–ಈರೇಗೌಡನಹುಂಡಿ ಬಳಿ 6–7 ವರ್ಷದ ಹೆಣ್ಣು ಹುಲಿ.
ನ.5	ಹೆಡಿಯಾಲ ವಲಯದಲ್ಲಿ ಒಂದೂವರೆ ವರ್ಷದ ಹೆಣ್ಣು ಹುಲಿ ಮರಿ.
ನ.8	ಹಳೆ ಹೆಗ್ಗುಡಿಲು ಬಳಿ 12–13 ವರ್ಷದ ಗಂಡು ಹುಲಿ.
ನ.10	ಕಲ್ಲಹಳ್ಳಿ–ಪಡಗೂರು ಬಳಿ 4 ವರ್ಷದ ಹೆಣ್ಣು ಹುಲಿ ಮತ್ತು ಮೂರು ಮರಿಗಳು.

ಗ್ರಾಮಸ್ಥರಲ್ಲಿ ಭೀತಿ ಉಂಟು ಮಾಡಿದ್ದ ಹುಲಿ, ಮರಿಗಳೊಂದಿಗೆ ಸೆರೆ

ಗುಂಡ್ಲುಪೇಟೆ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ

ಗುಂಡ್ಲುಪೇಟೆ, ನ.10(ಎಂಟಿವೈ, ಸೋಮ್‌ಜಿ)– ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹುಲಿಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಜನ–ಜಾನುವಾರುಗಳ ಮೇಲೆರಗುತ್ತಿದ್ದು, ಉರುಳಿಗೆ ಸಿಲುಕಿ ಗಾಯಗೊಂಡ ಹುಲಿ ಸೆರೆ ಹಿಡಿದ 24 ಗಂಟೆಯಲ್ಲಿ ಗುಂಡ್ಲುಪೇಟೆ ಬಳಿ ಮೂರು ಮರಿಗಳೊಂದಿಗೆ ತಾಯಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳ–ಪಡಗೂರು ಸಮೀಪ ಪೊದೆಯೊಂದರಲ್ಲಿ 3–4 ತಿಂಗಳ ಮರಿಯೊಂದಿಗೆ ಇದ್ದ 4 ವರ್ಷದ ತಾಯಿ ಹುಲಿಯನ್ನು ಮುಂಜಾನೆ ಕಾರ್ಯಾಚರಣೆಯಲ್ಲಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.

ಹುಲಿ ಹುಡುಕುವಾಗ ಮರಿ ಪತ್ತೆ: ಕೂಂಬಿಂಗ್ ಕಾರ್ಯಾಚರಣೆಗೆ ಬಂದಿದ್ದ ಪಾರ್ಥಸಾರಥಿ ಆನೆಗೆ ಹೆಜ್ಜೇನು ಕಡಿತ ಹಿನ್ನೆಲೆಯಲ್ಲಿ ಅದು ಪರಾರಿಯಾಗಿ, ಕೊನೆಗೆ ಮಧ್ಯರಾತ್ರಿ 1.30ರಲ್ಲಿ ಸಿಕ್ಕಿತ್ತು. ಅದರ ಪರಿಣಾಮ ತಾತ್ಕಾಲಿಕವಾಗಿ ಕೂಂಬಿಂಗ್ ಕಾರ್ಯಾಚರಣೆ ಸ್ಥಗಿತ ಗೊಳಿಸಲಾಗಿತ್ತು. ಭಾನುವಾರ ಸಂಜೆ ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಬಳಿ ಹುಲಿ ಪತ್ತೆಗಾಗಿ ಡ್ರೋನ್ ಹಾರಿಸಿದಾಗ ಕಲ್ಲಹಳ್ಳಿ ಗ್ರಾಮದಿಂದ ಕೇವಲ 500 ಮೀಟರ್ ಅಂತರದಲ್ಲಿ ದಟ್ಟ ಪೊದೆ ಬಳಿ ಮೂರು ಹುಲಿ ಮರಿಗಳು ಸೆರೆ ಸಿಕ್ಕಿದ್ದವು. ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಮತ್ತೆ ಕೆಲ ಸಮಯದ ನಂತರ ಡ್ರೋನ್ ಹಾರಿಸಿದಾಗ ಮರಿಗಳಿದ್ದ ಸ್ಥಳಕ್ಕೆ ತಾಯಿ ಹುಲಿ ಬಂದ ದೃಶ್ಯ ಕಂಡುಬಂದಿತು.

ಸೆರೆ ಹಿಡಿಯಲು ಸೂಚನೆ: ಮರಿಗಳೊಂದಿಗೆ ತಾಯಿ ಹುಲಿ ಊರಿಂದ 500 ಮೀಟರ್ ಅಂತರದಲ್ಲಿಯೇ ಇರುವುದರಿಂದ ಬೆಳಗ್ಗೆ ಬಹಿರ್ದೆಸೆ ಇಲ್ಲವೆ ಹೊಲಗಳತ್ತ ಜನ ಹೋದರೆ ದಾಳಿ ಮಾಡುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಪಿಸಿಸಿಎಫ್, ಎಪಿಸಿಸಿಎಫ್, ಸಿಎಫ್ ಚರ್ಚೆ ಮಾಡಿ, ಮರಿಗಳೊಂದಿಗೆ ತಾಯಿ ಹುಲಿ ಸೆರೆಗೆ ನಿರ್ಧರಿಸಲಾಯಿತು.

ರಾತ್ರಿಯಿಡೀ ಕಣ್ಗಾವಲು: ಕಾರ್ಯಾಚರಣೆಯಲ್ಲಿ ಎಸ್‌ಓಪಿ ಪಾಲನೆಗೆ ಬದ್ಧರಾದ ಅರಣ್ಯಾಧಿಕಾರಿಗಳು ಥರ್ಮಲ್ ಡ್ರೋನ್‌ನಿಂದ ಪದೇ ಪದೆ ಹುಲಿ ಹಾಗೂ ಮರಿಗಳ ಚಲನವಲನಗಳ ಬಗ್ಗೆ ನಿಗಾ ಇಟ್ಟಿದ್ದರು. ರಾತ್ರಿಯಿಡೀ ಹುಲಿ ಸೆರೆ ಕಾರ್ಯಾಚರಣೆಗೆ ಸಜ್ಜಾಗಿದ್ದರು.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಎಸ್.ಪ್ರಭಾಕರನ್ ಮಾರ್ಗದರ್ಶನದಲ್ಲಿ ಬೆಳಗಾಗುತ್ತಲೇ ಸಾಕಾನೆಗಳಾದ ಮಹೇಂದ್ರ ಭೀಮ, ಸುಗ್ರೀವ, ಲಕ್ಷ್ಮಣ ಆನೆಗಳೊಂದಿಗೆ ಪಶುವೈದ್ಯರಾದ ಡಾ.ರಮೇಶ್, ಡಾ.ವಾಸೀಮ್ ಮಿರ್ಜಾ, ಗುರಿಕಾರ, ಡಿಆರ್‌ಎಫ್ ರಂಜನ್,ಡಿಆರ್‌ಎಫ್‌ಓ ಜಿ.ಪಿ.ಭರತ್ ತಂಡ ಹುಲಿ ಮರಿಗಳೊಂದಿಗೆ ಇದ್ದ ತಾಯಿ ಹುಲಿಗೆ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿ ಯಾದರು. ಬಳಿಕ ತಾಯಿ, ಮರಿಗಳನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದು ಆರೈಕೆ ಮಾಡಲಾಗುತ್ತಿದೆ. ಈ ವೇಳೆ ಹುಲಿ ಯೋಜನೆಯ ಸಿಎಫ್ ಡಾ.ಪಿ.ರಮೇಶ್ ಕುಮಾರ್, ಮೈಸೂರು ವೃತ್ತದ ಸಿಎಫ್ ಎಸ್.ಎಸ್.ರವಿಶಂಕರ್, ಮೈಸೂರು ಡಿಸಿಎಫ್ ಕೆ.ಪರಮೇಶ್ ಇನ್ನಿತರರು ಉಪಸ್ಥಿತರಿದ್ದರು.



ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ–ಪಡಗೂರು ಬಳಿ ಸೋಮವಾರ ಮುಂಜಾನೆ ಸೆರೆ ಹಿಡಿದ ತಾಯಿ ಹುಲಿ.

ಕಾಡಿನಿಂದ ಹೊರಬಂದು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ 3 ಮರಿಯುಳ್ಳ ತಾಯಿ ಹುಲಿಯನ್ನು ಸೆರೆ ಹಿಡಿಯಲಾಗಿದ್ದು, ಅವುಗಳ ಮೇಲೆ ಪಶುವೈದ್ಯರು ನಿಗಾ ಇಟ್ಟಿದ್ದಾರೆ. ಕಾಡಿನ ಹೊರಗೆ ಸಂಚರಿಸುತ್ತಿರುವ ಹುಲಿಗಳ ಕಾರ್ಯಾಚರಣೆ ಮುಂದುವರಿದಿದೆ. ಇತ್ತೀಚೆಗೆ ಬಂಡೀಪುರ ಮತ್ತು ನಾಗರ ಹೊಳೆ ಹುಲಿ ಸಂರಕ್ಷಿತ ಪ್ರದೇಶದ ವಸತಿ ಪ್ರದೇಶಗಳಲ್ಲಿ ಹುಲಿಗಳು ಕಾಣಿಸಿಕೊಂಡು ಜನ, ಜಾನುವಾರುಗಳ ಮೇಲೆ ಪದೇ–ಪದೆ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಂತಹ ಹುಲಿಗಳನ್ನು ಸೆರೆ ಹಿಡಿಯಲು ಆದೇಶ ನೀಡಲಾಗಿದೆ. - **ಈಶ್ವರ ಬಿ. ಖಂಡ್ರೆ,** ಅರಣ್ಯ ಸಚಿವ

ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ

ಸಿಎಂ ಮನೆಗೆ ಬಿಜೆಪಿ ಮುತ್ತಿಗೆ



ಪರಪ್ಪನ ಅಗ್ರಹಾರ ಜೈಲಿನಲ್ಲಿ ಕ್ರಿಮಿನಲ್ ಅಪರಾಧಿಗಳು, ಉಗ್ರರಿಗೆ ರಾಜಾತಿಥ್ಯ ಕಲ್ಪಿಸಲಾಗುತ್ತಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸಿಎಂ ಮನೆ ಮುತ್ತಿಗೆ ಪ್ರತಿಭಟನೆ ನಡೆಸಿದರು.

ಬೆಂಗಳೂರು, ನ.10(ಕೆಎಂಶಿ)ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದಿಲ್ಲಿ ಒತ್ತಾಯಿಸಿದ್ದಾರೆ.

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ ಪರಿವರ್ತನೆಗೊಂಡಿದೆ, ಭಯೋತ್ಪಾದಕರು, ಐಎಸ್‌ಐ ಏಜೆಂಟರು, ಮುಸ್ಲಿಂ ಮೂಲಭೂತವಾದಿಗಳೆಲ್ಲರಿಗೂ ಮನರಂಜನಾ ಕ್ಲಬ್ ಆಗಿದೆ, ಇಂತಹ ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಗುಂಡು–ತುಂಡು ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಎಲ್ಲವೂ ಬಹಳ ಸರಾಗವಾಗಿ ನಡೆಯುತ್ತಿದೆ ಎಂದರು.

ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿರುವುದು ಮೇಲ್ನೋಟಕ್ಕೇ ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಒದಗಿಸಲಾಗಿದೆ. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಮಾಹಿತಿ ಬಂದ ನಂತರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅದೇ ರೀತಿ ಜೈಲಿನ ವ್ಯವಸ್ಥೆಯೂ ಭ್ರಷ್ಟಾಚಾರದಲ್ಲೇ ಮುಳುಗಿಹೋಗಿದೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಜೈಲಿನಲ್ಲಿ ಈ ರೀತಿ ವ್ಯವಸ್ಥೆ ಸಾಧ್ಯವಿಲ್ಲ.

ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಈ ರೀತಿ ಸೌಲಭ್ಯ ನೀಡಿದ್ದು ದೇಶದ್ರೋಹದ ಕೆಲಸ. ಈ ತಪ್ಪಿಗೆ ರಾಜ್ಯದ ಗೃಹ ಸಚಿವರು ಮತ್ತು ಮುಖ್ಯಮಂತ್ರಿ ನೇರ ಹೊಣೆಗಾರರು.

ಸುಮ್ಮನೆ ನಾಟಕ ಮಾಡಿ ತಿಪ್ಪೆ ಸಾರಿಸುವ ಕೆಲಸ ಮಾಡಬಾರದು, ನಮ್ಮ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಕಗ್ಗೊಲೆ ಆಗುತ್ತಿದೆ ಎಂದು ಕಾಂಗ್ರೆಸ್ ಅಧಿನಾಯಕ ರಾಜೀವ್ ಗಾಂಧಿ ಹೊರದೇಶಕ್ಕೆ ಹೋದಾಗ ಭಾಷಣ ಮಾಡಿ ಅಪಮಾನ ಮಾಡುತ್ತಾರೆ. ಅದರ ಭಾಗವಾಗಿ ಇಸ್ಲಾಮಿಕ್ ಮೂಲ ಭೂತವಾದಿಗಳಿಗೆ ಹಾಗೂ ದೇಶದ್ರೋಹಿ ಗಳಿಗೆ ಐಷಾರಾಮಿ ವ್ಯವಸ್ಥೆಯನ್ನು ಸಿದ್ದ ರಾಮಯ್ಯ ಸರ್ಕಾರ ಜೈಲಿನಲ್ಲೇ ಕಲ್ಪಿಸಿದಂತಿದೆ ಎಂದರು.

ಸಿದ್ದರಾಮಯ್ಯ ಸರ್ಕಾರ ದೇಶದ್ರೋಹಿಗಳ ಮೊಕದ್ದಮೆಯನ್ನು ಹಿಂಪಡೆಯಲೂ ಹೇಸುವುದಿಲ್ಲ, ಮಾನ–ಮರ್ಯಾದೆ ಇದ್ದರೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಕ್ಷಣ ರಾಜೀನಾಮೆ ಕೊಡಬೇಕು ಎಂದರು.

ಜೈಲಿನಿಂದ ಪಾಕ್‌ಗೆ ಕರೆಗಳು ಹೋಗಿವೆ: ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಹಾಟ್‌ಲೈನ್ ಮೂಲಕ ಈ ಜೈಲಿನಿಂದ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಕರೆಗಳು ಹೋಗುತ್ತಿವೆ. ಆಡಳಿತದಲ್ಲಿರುವವರು 2 ವರ್ಷದಿಂದ ಏನು ಮಾಡುತ್ತಿದ್ದಾರೆ.

ಗುಪ್ತಚರ ವಿಭಾಗ ಎರಡು ವರ್ಷದಿಂದ ಸತ್ತು ಹೋಗಿದೆಯೇ, ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಕಚೇರಿ ಮಾಡಿದ್ದಾರೆ ಎಂದರು.

ಸರ್ಕಾರ ತೀರ್ಮಾನ ಮಾಡಿದಂತಿದೆ: ವಿಧಾನಪರಿಷತ್‌ನಲ್ಲಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಭಯೋತ್ಪಾದಕರಿಗೆ ಜೈಲಿನಲ್ಲೇ ಎಲ್ಲ ಅವಶ್ಯ ಸೌಲಭ್ಯ ನೀಡುವ ತೀರ್ಮಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದ ಹಾಗಿದೆ ಎಂದರು.

ಭಯೋತ್ಪಾದಕರಿಗೆ ರಾಜಾಶ್ರಯ: ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಕರ್ನಾಟಕದಲ್ಲಿ ಕ್ರಿಮಿನಲ್‌ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಆರೋಪಿಸಿದರು.

ಐಶಾರಾಮಿ ಬದುಕಿಗೆ ರೆಸಾರ್ಟ್‌ಗೆ ಹೋಗಬೇಕಾದ ಅವಶ್ಯಕತೆ ಇಲ್ಲ, ಜೈಲಿಗೆ ಹೋದರೆ ಸಾಕು, ನಿಮಗೆ ಗಾಂಜಾ, ಮದ್ಯಪಾನ (ಡ್ರಿಂಕ್ಸ್) ಸಿಗುತ್ತದೆ, ಬ್ಲೂಫಿಲಂ ನೋಡಬೇಕೆಂದರೆ ಅದೂ ಸಿಗುತ್ತದೆ. ಮೊಬೈಲ್‌ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ.

ರಾಜ್ಯ ಸರ್ಕಾರ ಕಾರಾಗೃಹ ವಾಸಿಗಳಿಗೆ ಐಷಾರಾಮಿ ಸೌಲಭ್ಯ ಒದಗಿಸುತ್ತದೆ ಎಂದರೆ, ಇವರಿಗೆ ನಾಚಿಕೆ ಆಗಬೇಕಲ್ಲವೇ.


ಭಯೋತ್ಪಾದಕನ ಕೈಗೆ ಮೊಬೈಲ್ ಸಿಗುವುದಾದರೆ ದೇಶದ್ರೋಹದ ಚಟುವಟಿಕೆಗೆ ರಾಜಾಶ್ರಯ ನೀಡಿದಂತೆ ಅಲ್ಲವೇ? ಉಮೇಶ್ ರೆಡ್ಡಿ ಎಂಬ ಅತ್ಯಾಚಾರಿ ಜೈಲಿನಲ್ಲಿ ಮೋಜು ಮಸ್ತಿ ಮಾಡಬಹುದಾದರೆ, ಜೈಲಿನಲ್ಲಿ ಕ್ರಿಮಿನಲ್‌ಗಳಿಗೆ ರಾಜಾಶ್ರಯ ಇದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ?

ಸಿಎಂ ತವರಲ್ಲೇ ಮಾದಕ ವಸ್ತು: ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಮಾದಕವಸ್ತು ಉತ್ಪಾದನಾ ಕಾರ್ಖಾನೆ ಆರಂಭವಾಗುತ್ತದೆ, ಕರ್ನಾಟಕದವರಿಗೆ ಮಾಹಿತಿಯೇ ಇಲ್ಲ, ಮಹಾರಾಷ್ಟ್ರ ಪೊಲೀಸರು ಬಂದು ಆರೋಪಿಗಳನ್ನು ಹಿಡಿಯುತ್ತಾರೆ, ಇದಕ್ಕೆ ರಾಜಾಶ್ರಯವೇ ಕಾರಣ.

ರಾಜ್ಯದ ಜೈಲಿನ ಇಂಥ ಚಟುವಟಿಕೆಗಳ ಕುರಿತು ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ಇಲ್ಲಿನ ಬೇಹುಗಾರಿಕಾ ದಳ (ಇಂಟೆಲಿಜೆನ್ಸ್)ಕ್ಕೆ 4 ತಿಂಗಳ ಹಿಂದೆ ಎಚ್ಚರಿಕೆ ಕೊಟ್ಟಿತ್ತು. ಆದರೂ, ನಿರ್ಲಕ್ಷ್ಯ ವಹಿಸಿದ್ದಾರೆಂದರೆ, ಇದು ನಿರ್ಲಕ್ಷ್ಯವಲ್ಲ, ಕೃಪೆ ಈ ಕೃಪೆಗೆ ಮುಖ್ಯಮಂತ್ರಿ, ಗೃಹ ಸಚಿವರು ಹೊಣೆ ಹೊತ್ತುಕೊಳ್ಳಬೇಕು, ಇವರಿಗೆ ಅಧಿಕಾರದಲ್ಲಿ ಇರುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಕಾರಾಗೃಹದಲ್ಲಷ್ಟೇ ಅಲ್ಲ; ಅದಕ್ಕೂ ಹೆಚ್ಚು ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿದ್ದಾರೆ!

ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ



ಬೆಂಗಳೂರು, ನ.10(ಕೆಎಂಶಿ)–ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶಿಕ್ಷೆಗೆ ಗುರಿಯಾಗಿರುವ ಹಾಗೂ ವಿಚಾರಣಾಧೀನ ಕೈದಿಗಳಿಗೆ ಮೊಬೈಲ್ ಫೋನ್ ಮತ್ತಿತರ ಸೌಲಭ್ಯಗಳನ್ನು ನೀಡುವ ಮೂಲಕ ರಾಜಾತಿಥ್ಯ ಕಲ್ಪಿಸಿರುವುದಕ್ಕೆ ಕರ್ನಾಟಕ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೆಳವಣಿಗೆಗಳನ್ನು ಗಮನಿಸಿದರೆ ಕಾರಾಗೃಹದಲ್ಲಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂಬ ಸಂಶಯ ಮೂಡುತ್ತದೆ ಎಂದರು.

ಕೇಂದ್ರ ಕಾರಾಗೃಹದಲ್ಲಿ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ ನೀಡುತ್ತಿರುವುದು ನಾಚಿಕೆಗೇಡು, ರಾಜ್ಯದ ಜನ ಹಾದಿ ಬೀದಿಯಲ್ಲಿ ಈ ಬಗ್ಗೆ ಮಾತನಾಡುವಂತಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡಲಾಗುತ್ತಿದೆ ಎನ್ನುವುದು ಹೊಸ ವಿಚಾರವಲ್ಲ. ಹಿಂದೆ ಇದೇ ವಿಷಯದ ಬಗ್ಗೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದನ್ನು ಕಂಡಿದ್ದೇವೆ. ಇನ್ನೊಂದು ಪ್ರಕರಣದಲ್ಲಿ ಸ್ವತಃ ನ್ಯಾಯಾಲಯಗಳೇ ಇಂಥ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿತ್ತು. ಆದರೂ, ಮತ್ತೆ ಅಂತಹವೇ ಪ್ರಕರಣಗಳು ಕಾರಾಗೃಹದಲ್ಲಿ ಮರುಕಳಿಸುತ್ತಿವೆ.

ವಿಧಾನಸೌಧದಲ್ಲಿ ಉಗ್ರರನ್ನು ಇಟ್ಟುಕೊಂಡು ಪರಪ್ಪನ ಅಗ್ರಹಾರ ಜೈಲಿನ ಉಗ್ರರ ಬಗ್ಗೆ ಏನು ಚರ್ಚೆ ಮಾಡೋದು. ನೀವು ಯಾರ ಬಗ್ಗೆ ತನಿಖೆ ಮಾಡುತ್ತೀರಿ. ಇವೆಲ್ಲಾ ಕಾಲಹರಣ ಮಾಡುವುದಕ್ಕಷ್ಟೇ ಎಂದು ಕಟುವಾಗಿ ಟೀಕಿಸಿದರು.

ಜೈಲು ನಿರ್ವಹಣೆಯಲ್ಲಿ ಪದೇ ಪದೆ ವೈಫಲ್ಯಗಳ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರನ್ನು ಜನತೆ ಪ್ರಶ್ನಿಸುವಂತಾಗಿದೆ. ಸರ್ಕಾರದ ಆಡಳಿತದಲ್ಲಿ ಪ್ರತಿ ದಿನ ವೈಫಲ್ಯ ಎದ್ದು ಕಾಣಿಸುತ್ತಿದೆ.

ಅವಕಾಶ ಸಿಕ್ಕಾಗಲೆಲ್ಲಾ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡುತ್ತಾರೆ. ಪರಪ್ಪನ ಅಗ್ರಹಾರ ಪ್ರಕರಣ ಗಮನಿಸಿದರೆ ಇವರಿಗೇನಿದೆ ಎಂದು ಪ್ರಶ್ನಿಸಬೇಕಿದೆ.

ಆಡಳಿತದ ದೀರ್ಘ ಅನುಭವ ಹೊಂದಿರುವ ಸಿದ್ದರಾಮಯ್ಯ, ಈ ಪ್ರಕರಣವನ್ನು ಲಘುವಾಗಿ ತೆಗೆದುಕೊಳ್ಳ ಬಾರದು. ಅವರ ಅಧೀನದಲ್ಲಿ ಗುಪ್ತದಳ ಇಲ್ಲವೇ, ಇವರೇ ಕೆಟ್ಟ ಶಕ್ತಿಗಳಿಗೆ ಬೆಂಬಲ ಕೊಟ್ಟರೆ ಹೇಗೆ ಎಂದರು. ಗೃಹ ಸಚಿವರ ರಾಜೀನಾಮೆಗೆ ಒತ್ತಾಯ ಮಾಡಿದಾಕ್ಷಣ ರಾಜೀನಾಮೆ ಕೊಡುವಷ್ಟು ನೈತಿಕತೆ ಯಾವ ರಾಜಕಾರಣಿಗಿದೆ.

ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ. ಅನೇಕ ಜನ ಇಲ್ಲಿಗೆ ಬರುತ್ತಾರೆ, ಬೇರೆ ಬೇರೆ ಧರ್ಮದವರು ಪ್ರಾರ್ಥನೆ ಮಾಡುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿರುತ್ತದೆ, ನಾವು ಸಣ್ಣತನ ತೋರುವ ಅಗತ್ಯ ಇಲ್ಲ, ಅವರಿಗೊಂದು ಪ್ರತ್ಯೇಕ ಕೊಠಡಿ ಮಾಡಿಕೊಡಬೇಕು. ಆಗ ಬಹಿರಂಗವಾಗಿ ಇಂಥ ದೃಶ್ಯಗಳನ್ನು ನೋಡುವುದು ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟರು.

ಗುರುವಾಯೂರು ದೇವಸ್ಥಾನಕ್ಕೆ ಮುಕೇಶ್ ಅಂಬಾನಿ 15 ಕೋಟಿ ದೇಣಿಗೆ



ತ್ರಿಶೂರು: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರು ಇಂದು ಬೆಳಗ್ಗೆ ಕೇರಳದ ತ್ರಿಶೂರ್ ಜಿಲ್ಲೆಯ ಪ್ರಸಿದ್ಧ ಗುರುವಾಯೂರಿನ ಗುರುವಾಯೂರಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ವಿಶೇಷ ಹೆಲಿಕಾಪ್ಟರ್ ಮೂಲಕ ಅವರು ತ್ರಿಶೂರ್‌ಗೆ ಆಗಮಿಸಿ ಅಲ್ಲಿಂದ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿದರು. ಈ ವೇಳೆ ಗುರುವಾಯೂರು ದೇವಳಂನ ಅಧ್ಯಕ್ಷ ವಿ.ಕೆ. ವಿಜಯನ್ ಅವರು ಅಂಬಾನಿ ಅವರನ್ನು ಸ್ವಾಗತಿಸಿ ಬೆಳಗ್ಗೆ 7.30 ಕ್ಕೆ ವಿಶೇಷ ಪೂಜೆಗೆ ವ್ಯವಸ್ಥೆ ಮಾಡಿಕೊಟ್ಟರು. ದೇವಳಂ ವತಿಯಿಂದ ಮುಕೇಶ್ ಅಂಬಾನಿ ಅವರನ್ನು ಸನ್ಮಾನಿಸಲಾಯಿತು. ವಿ.ಕೆ.ವಿಜಯನ್ ಅವರು ಗುರುವಾಯೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಹಾಗೂ ಆಧುನಿಕ ಪಶು ಆಸ್ಪತ್ರೆಯ ಬಗ್ಗೆ ವಿವರಣೆ ನೀಡಿದರು.

ಈ ವೇಳೆ ಮುಕೇಶ್ ಅಂಬಾನಿ ಅವರು ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್‌ಗೆ ರೂ.15 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಅಲ್ಲದೇ ಪಶು ಆಸ್ಪತ್ರೆಗೆ ತಮ್ಮ ಒಡೆತನದ ವಂಟಾರಾ ಮೂಲಕ ಅಗತ್ಯ ಸೌಕರ್ಯ ಗಳನ್ನು ಕಲ್ಪಿಸಿಕೊಡಲಾಗುವುದು ಎಂಬ ಭರವಸೆಯನ್ನು ನೀಡಿದರು. ಅಂಬಾನಿ ಅವರು ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿ ಬೆಳಗ್ಗೆ 8 ಗಂಟೆಗೆ ವಾಪಸ್ಸಾದರು ಎಂದು ಗುರುವಾಯೂರು ದೇವಳಂ ತಿಳಿಸಿದೆ.

ಇಬ್ಬರು ಅಧಿಕಾರಿಗಳು ಅಮಾನತು; ಮುಖ್ಯ ಅಧೀಕ್ಷಕ ಎತ್ತಂಗಡಿ

ತನಿಖೆಗೆ ಉನ್ನತ ಸಮಿತಿ ರಚನೆ



ಡಾ.ಜಿ.ಪರಮೇಶ್ವರ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮುಖ್ಯ ಅಧೀಕ್ಷಕನನ್ನು ವರ್ಗಾವಣೆಗೊಳಿಸಲಾಗಿದೆ.

ಕೈದಿಗಳಿಗೆ ಇಲ್ಲಿ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿದ್ದಾರೆ. ಕಾರಾಗೃಹದ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸಿದ್ದು, ಕಾರಾ ಗೃಹದ ಮುಖ್ಯ ಅಧೀಕ್ಷಕ ಕೆ.ಸುರೇಶ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ.

ತಿಂಗಳಲ್ಲಿ ವರದಿಗೆ ಸೂಚನೆ: ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಘಟನೆ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದೇವೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ 5,000 ಕೈದಿಗಳಿದ್ದು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳು ಒಟ್ಟಿಗೆ ಇರುತ್ತಾರೆ. ಹೀಗಾಗಿ ಜೈಲುಗಳ ಮೇಲೆ ನಿಗಾ ವಹಿಸಲು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, 15 ದಿನದೊಳಗೆ ಇದು ಕಾರ್ಯನಿರ್ವಹಿಸಲಿದೆ. ಇನ್ಮುಂದೆ ಜೈಲಿನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ವರ್ಗಾವಣೆ: 5 ವರ್ಷಗಳ ನಂತರ ಜೈಲಿನ ಅಧಿಕಾರಿಗಳ ವರ್ಗಾವಣೆ ಕಡ್ಡಾಯವಾಗಲಿದ್ದು, ದೀರ್ಘಕಾಲ ಒಂದೇ ಕಡೆ ಕೆಲಸ ಮಾಡಿದರೆ ಬೇರು ಬಿಡುತ್ತಾರೆ. ಅವರು ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಅಂತಹವರನ್ನು ಬೇರೆಡೆಗೆ ವರ್ಗಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದ್ದು, ಕೆಪಿಎಸ್‌ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು.

ಸಾವಿರ ಸಿಬ್ಬಂದಿ ನೇಮಕ: ಸಹಾಯಕ ಅಧೀಕ್ಷಕರು ಸೇರಿದಂತೆ 1,000 ಸಿಬ್ಬಂದಿ ನೇಮಕ ಮಾಡಲು ಉದ್ದೇಶಿಸಲಾಗಿದ್ದು, ಸಿಬ್ಬಂದಿ ಕೊರತೆ ನೀಗಿಸಿದರೆ ಎಲ್ಲವನ್ನು ಸಮರ್ಪಕವಾಗಿ ನಿರ್ವಹಿಸಬಹುದು ಎಂದು ತಿಳಿಸಿದರು.

ನಕ್ಕರೆ ಅದೇ ಸ್ವರ್ಗ

ಹೆಂಡತಿ : ರೀ... ಆ ಮಾಷ್ಟರ್‌ಗೆ ಹೆಣ್ಣು ಮಗು ಆಯಿತಂತೆ. ಇವತ್ತಿನ ಪೇಪರ್‌ನಲ್ಲಿ ಹಾಕಿದ್ದಾರೆ.

ಗಂಡ : ಆ ಮಾಷ್ಟರ್‌ಗೆ ತಲೆ ಇದೆಯಾ? ಈಗ ಹುಟ್ಟಿದ ಹಸಿಗೂಸನ್ನು ತೊಟ್ಟಿಲಿಗೆ ಹಾಕೋದು ಬಿಟ್ಟು ಪೇಪರ್‌ನಲ್ಲಿ ಯಾಕ್ ಹಾಕಿದ್ದಾರೆ?

ಮೈಸೂರು ಮಿತ್ರ

ಮಂಗಳವಾರ, 11 ನವೆಂಬರ್ 2025

ಸತ್ಯೇನೋತ್ತಭಿತಾ ಭೂಮಿಃ ನ ಹಿ ಸತ್ಯಾತ್ಪರೋ ಧರ್ಮಃ
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತ ವಾಹಿನಿ.........

ಗೋಡೆಗಳಲ್ಲಿ ಬಿರುಕು ಬಿಟ್ಟರೆ ಗೋಡೆಗಳು ಬಿದ್ದು ಬಿಡುತ್ತವೆ.
ಸಂಬಂಧಗಳಲ್ಲಿ ಬಿರುಕು ಬಿಟ್ಟರೆ ಗೋಡೆಗಳು ಹುಟ್ಟಿಕೊಳ್ಳುತ್ತವೆ!

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಬೆಲ್ಲವಿಲ್ಲದಿದ್ದರೂ ಬೆಲ್ಲದಂಥ ಮಾತು.

ನಿಮ್ಮ ಪತ್ರಗಳು

ಕಾಡಾ ಕಚೇರಿ ನಾಯಿಗಳ ಆಶ್ರಯ ತಾಣ

ಮಾನ್ಯರೆ,

ಮೈಸೂರು ಕಾಡಾ ಕಚೇರಿ ನಾಯಿಗಳ ಆಶ್ರಯ ತಾಣವಾಗಿದೆ. ಈ ಕಚೇರಿಯಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಪ್ರಜಾಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟ ಭಾರತೀಯ ಅಂಚೆ ಕಚೇರಿಯು ಸಹ ಇಲ್ಲೇ ಇದೆ. ಆದರೆ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯದ ವಾತಾವರಣ ಸೃಷ್ಟಿಯಾಗಿದೆ. ಈ ಆವರಣದ ಒಳಗೆ ಸುಮಾರು 25 ನಾಯಿಗಳಿವೆ. ಅವುಗಳ ಮರಿಗಳು ಇಲ್ಲೇ ಆಶ್ರಯ ಪಡೆದಿವೆ. ಇಲ್ಲಿ ಕೆಲಸ ಮಾಡುವ ಸರ್ಕಾರಿ ಸಿಬ್ಬಂದಿಗಳೇ ಈ ನಾಯಿಗಳಿಗೆ ಆಹಾರ ಪೂರೈಸುವ ಅನ್ನದಾತರು.

ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಪ್ರತಿನಿತ್ಯ ಮೂರು ಹೊತ್ತು ಆಹಾರ ನೀಡುತ್ತಿದ್ದಾರೆ. ಇವನ್ನು ತಿಂದು ಇಲ್ಲಿರುವ ನಾಯಿಗಳು ಕೊಬ್ಬಿವೆ. ತಮ್ಮ ಕುಂದು–ಕೊರತೆ ಸಮಸ್ಯೆಗಳ ಬಗ್ಗೆ, ಪರಿಹಾರಕ್ಕೆ ಭೇಟಿ ನೀಡುವ ಸಾರ್ವಜನಿಕರ ಮೇಲೆ ಇವು ಏಕಾಏಕಿ ಸಾಮೂಹಿಕವಾಗಿ ದಾಳಿ ಮಾಡುತ್ತಿವೆ. ಈ ಸರ್ಕಾರಿ ಸಿಬ್ಬಂದಿ ನಿತ್ಯ ಆಹಾರ ನೀಡುತ್ತಿರುವುದರಿಂದಲೇ ಈ ಭಯಂಕರ ಸಮಸ್ಯೆ ಉಲ್ಬಣಿಸಿದೆ. ಇದಲ್ಲದೇ ಕಾಡಾ ಕಚೇರಿ ಆವರಣದಲ್ಲಿ ಹತ್ತು ಹಲವು ವರ್ಷಗಳಿಂದ ಅಕ್ರಮ ಕಾಫಿ, ಟೀ, ಉಪಹಾರ ಮಾರುವ ಬೀದಿಬದಿ ಪೆಟ್ಟಿಗೆ ಅಂಗಡಿಗಳು ತಲೆ ಎತ್ತಿವೆ. ಇದರ ಮಾಲೀಕರು ಸಹ ಉಳಿದ ಆಹಾರ ಪದಾರ್ಥಗಳನ್ನು ಈ ನಾಯಿಗಳಿಗೆ ನೀಡುತ್ತಿದ್ದಾರೆ.

ಒಟ್ಟಿನಲ್ಲಿ ಸರ್ಕಾರವು ನಾಯಿಗಳನ್ನು ಪೋಷಿಸಲು ಪ್ರತಿ ತಿಂಗಳು ಈ ಸರ್ಕಾರಿ ನೌಕರರಿಗೆ ಸಂಬಳ ನೀಡುತ್ತಿರುವುದು ಅತ್ಯಂತ ವಿಷಾದದ ಸಂಗತಿ. ನಾಯಿಗಳಿಗೆ ಆಹಾರ ಪೂರೈಸುವ ಅಕ್ರಮ ಪೆಟ್ಟಿಗೆ ಅಂಗಡಿಗಳು ತಲೆ ಎತ್ತಲು ಅವಕಾಶ ಕಲ್ಪಿಸಿರುವ ಮೈಸೂರು ಮಹಾನಗರಪಾಲಿಕೆಯ ಕಾರ್ಯ ವೈಖರಿ, ಸ್ವಚ್ಛ ನಗರಿ ಮೈಸೂರಿಗೆ ಒಂದು ಕಪ್ಪು ಚುಕ್ಕೆ. ದಯವಿಟ್ಟು ಕಾಡಾ ಕಚೇರಿಗೆ ಸಂಬಂಧಪಟ್ಟ ಮುಖ್ಯ ಅಧಿಕಾರಿಗಳು, ಮೈಸೂರು ಪಾಲಿಕೆ ಆರೋಗ್ಯಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಈ ನಾಯಿಗಳ ಉಪಟಳದ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕಾಗಿ ವಿನಂತಿ. **–ಎಸ್.ರಾಘವೇಂದ್ರ, ವಕೀಲರು, ನ್ಯಾಯವಾದಿಗಳು.**

ಸುರಂಗ ರಸ್ತೆ ನಿರ್ಮಾಣ: ಹಠ ಬೇಡ

ಮಾನ್ಯರೆ,

ಬೆಂಗಳೂರಿನಲ್ಲಿ ಲಾಲ್‌ಬಾಗ್ ಮೂಲಕ ಹಾದು ಹೋಗಲಿರುವ, ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಎಂಬ ಕಂಪನಿ ನಿರ್ಮಿಸಲಿರುವ ಅಂದಾಜು 40 ಸಾವಿರ ಕೋಟಿ ವೆಚ್ಚದ (ಇದರಲ್ಲಿ 19 ಸಾವಿರ ಕೋಟಿ ಸಾಲಕ್ಕೆ ಸರ್ಕಾರದ ಗ್ಯಾರಂಟಿ ಇದೆ) 33.5 ಕಿ.ಮೀ. ಉದ್ದದ, ಅವಳಿ 6 ಪಥಗಳ, ಕೇವಲ ಕಾರುಗಳಿಗೆ ಮಾತ್ರ ಅವಕಾಶವಿರುವ ಒಂದು ಬಾರಿಗೆ ಹಾದು ಹೋಗಲು, ಪ್ರತಿ ಕಿ.ಮೀ.ಗೆ 19 ರೂ. ಟೋಲ್‌ನಂತೆ ಒಟ್ಟು 317 ಶುಲ್ಕ ಪಾವತಿಸಬೇಕಾದ ಸುರಂಗ ಮಾರ್ಗವನ್ನು ಬೆಂಗಳೂರಿನ ಪರಿಸರ ತಜ್ಞರು, ಸಂಚಾರ ತಜ್ಞರು, ನಾಗರಿಕರು, ರಾಜಕೀಯ ಪಕ್ಷಗಳು ವಿರೋಧಿಸುತ್ತಿವೆ. ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವ ವಿರೋಧವನ್ನೂ ಲೆಕ್ಕಿಸದೆ ಯೋಜನೆ ಮಾಡಿಯೇ ತೀರುತ್ತೇವೆ ಎಂದು ಹಠ ಹಿಡಿದಿದ್ದಾರೆ. ಇದು ಸರಿಯಲ್ಲ. ಜನಾಭಿಪ್ರಾಯಕ್ಕೆ ಮನ್ನಣೆ ನೀಡಬೇಕು. ಇದನ್ನು ಬಿಟ್ಟು ಸಂಚಾರ ದಟ್ಟಣೆ ತಪ್ಪಿಸಲು ಪರ್ಯಾಯ ಯೋಜನೆಗಳ ಬಗ್ಗೆ ಚಿಂತಿಸಬೇಕು. ಜೂನ್ 9ರಂದು ರಾಜ್ಯ ಸಚಿವ ಸಂಪುಟದಲ್ಲಿ ನೀಡಿರುವ ಅನುಮೋದನೆಯನ್ನು ಸರ್ಕಾರ ವಾಪಸ್ ಪಡೆಯಬೇಕು. ಕೆಆರ್‌ಎಸ್‌ನಲ್ಲಿ ಗಂಗಾ ಆರತಿ ಮಾಡಲು 92 ಸಾವಿರ ಕೋಟಿ ಯೋಜನೆಗೆ ಮಂಡ್ಯ ಜನರ ತೀವ್ರ ವಿರೋಧವಿದ್ದರೂ ಅದನ್ನು ಮಾಡಿಯೇ ತೀರುತ್ತೇವೆ ಎಂದು ಉಪಮುಖ್ಯಮಂತ್ರಿಗಳು ಪಣ ತೊಟ್ಟು ಕಾರ್ಯರೂಪಕ್ಕೆ ತರುತ್ತಿದ್ದಾರೆ. ಇದು ಸರಿಯಲ್ಲ. ಈಗಲೇ ಇವರು ಹಠ ಮಾಡಿದರೆ, ಇನ್ನು ಮುಖ್ಯಮಂತ್ರಿಯಾದರೆ ಜನಾಭಿಪ್ರಾಯಕ್ಕೆ ಯಾವ ರೀತಿ ಮನ್ನಣೆ ಕೊಡುತ್ತಾರೆ ಎನ್ನುವ ಅನುಮಾನ ಜನರನ್ನು ಕಾಡುತ್ತಿದೆ. ಆದ್ದರಿಂದ ಮುಖ್ಯಮಂತ್ರಿಗಳು ಈ ಯೋಜನೆಯನ್ನು ಕೈಬಿಡುವ ಬಗ್ಗೆ ನಿರ್ಧರಿಸಲಿ. ಜನಾಭಿಪ್ರಾಯಕ್ಕೆ ಮನ್ನಣೆ ನೀಡಲಿ. **–ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.**

ಮತ್ತೆ ಮೇಲಕ್ಕೇರಿದ ನಂದಿನಿ ತುಪ್ಪದ ದರ

ಮಾನ್ಯರೆ,

ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಜಿಎಸ್‌ಟಿ ದರ ಕಡಿತಗೊಳಿಸಿದ ಹಿನ್ನೆಲೆಯಲ್ಲಿಯೇ ನಂದಿನಿ ತುಪ್ಪದ ದರವೂ ಕಡಿಮೆಯಾಗಿತ್ತು. ತುಪ್ಪ ಸವಿಯುವ ಕನಸಿನಲ್ಲಿದ್ದ ಗ್ರಾಹಕರಿಗೆ ಇದೀಗ ಕೆಎಂಎಫ್ ಮತ್ತೆ ದರ ಏರಿಕೆ ಶಾಕ್ ನೀಡಿದೆ. ಪ್ರತಿ ಲೀಟರ್ ನಂದಿನಿ ತುಪ್ಪಕ್ಕೆ ಇದೀಗ 90 ರೂಗಳನ್ನು ಹೆಚ್ಚಿಸುವ ಮೂಲಕ ಜಿಎಸ್‌ಟಿ ದರ ಕಡಿತದಿಂದಾದ ವ್ಯತ್ಯಾಸವನ್ನು ಮೂರು ಪಟ್ಟು ಹೆಚ್ಚಿಸಿಕೊಂಡಿದ್ದು, ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ದರ ಏರಿಸಿ ಜನರಿಗೆ ಬರೆ ಎಳೆಯಲು ಎಂಬಂತೆ ವರ್ತಿಸಿರುವುದು ನಿಜಕ್ಕೂ ಅಕ್ಷಮ್ಯ. ಬಡವರಿಗಾಗಿ, ಬಡವರಿಗೋಸ್ಕರ ಎಂದೆಲ್ಲಾ ಬಡಾಯಿ ಕೊಚ್ಚಿಕೊಳ್ಳುವ ಸರ್ಕಾರ, ಪದೇ ಪದೆ ಅಗತ್ಯ ವಸ್ತುಗಳ ದರ ಏರಿಸುತ್ತಾ ಜನರ ಜೀವನವನ್ನು ಹೈರಾಣು ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಇನ್ನು ಕೇವಲ ಎರಡೂವರೆ ವರುಷ ನಂತರ ನಮ್ಮ ಸರದಿ ಬರಲಿದೆ ಎಂಬುದನ್ನು ಸರ್ಕಾರ ಮರೆಯಬಾರದು. **–ವಿಜಯ್ ಹೆಮ್ಮಿಗೆ, ಮೈಸೂರು**

ಬುದ್ಧನಿಗೆ

ಮಾನ್ಯರೆ,

ವೈಶಾಖ ಶುಕ್ಲ ಪೂರ್ಣಿಮೆಯಿರುಳು ಬೆಳ್ಳಿಗಿಲು
ಇಳೆಗಿಳಿದು ಬಂದುದೆನೆ ಹಾಲ ತೊರೆಯಲಿ ಮಿಂದು,
ನೀ ಬಂದೆ; ಜಗವೆಲ್ಲ ಮೌಢ್ಯ ತಿಮಿರದೊಳಿರಲು,
ದಿವ್ಯ ಜ್ಞಾನಾಂಜನ ಶಲಾಕಾ ಪುರುಷನಾಗಿ
ತೆರೆಯಿಸಿದೆ ಕಣ್ಣ, ಹೇ ಬುದ್ಧ ಕರುಣಾ ಸಿಂಧು!
(ಸತಿ ಯಶೋಧರೆಗಾದ ನಷ್ಟ ಲೋಕಕೆ ಲಾಭ)
ನವ ಧರ್ಮಚಕ್ರ ಪ್ರವರ್ತಕನೆ, ಅಮಿತಾಭ,
ಅಮೃತವಾಯಿತು ತಿರೆಯ ಬಾಳು, ಜಲ ತಿಳಿಯಾಗಿ,
ಗಾಳಿ ನಿರ್ಮಲವಾಗಿ, ದಿಕ್ಕು ದೆಸೆ ಹೊಳಹಾಗಿ,
ಸರ್ವೋದಯದ ಪರ್ವವಂದು ಕಾಲೂರಿತ್ತು!
ಹಳೆಯ ಕತೆಯಿದು. ಎಲ್ಲಿ ಹೋದುದಾ ನಿನ್ನ ಪಥ!
ಅಯ್ಯೋ! ಮತ್ತಿಂದು ಲೋಕದಲಿ ಓಕುಳಿಯಿಹುದು
ನೆತ್ತರಿನ; ಕತ್ತಲೆಯ ಮೊತ್ತ ದಶದಿಶೆಗಳಲಿ
ವಿಜೃಂಭಿಸಿದೆ! ಇನ್ನೊಮ್ಮೆ ಬಾ ನೀನು, ಸಿದ್ಧಾರ್ಥ.
ಅರ್ಥ ಕಾಮವನುಳಿದು ಭೂಮಿ ಧರ್ಮ
ಪ್ರೇಮಿಯಾಗುವೊಲು: ಸರ್ವಕಂಠಾಭರಣವಾಗಲಿದು.
"ಬುದ್ಧಂ ಶರಣಂ ಗಚ್ಛಾಮಿ"

–ಸಿಪಿಕೆ, ಹಿರಿಯ ಸಾಹಿತಿ, ಮೈಸೂರು.



ಡಾ. ಗುಬ್ಬಿಗೂಡು ರಮೇಶ್
ಮೊ. 97429 34512

ದೀಪ ಸಾಲು

ಡಿಜಿಟಲ್ ಯುಗದಲ್ಲಿ ಸೈಬರ್ ಕ್ರೈಂ!

ಆನ್‌ಲೈನ್ ವಂಚನೆ ಇವತ್ತಿನ ನವನಾಗರೀಕ ಸಮಾಜದ ಮೋಸದ ಕೃತ್ಯಗಳಲ್ಲಿ ಒಂದು. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಹತ್ತಾರು ಮಂದಿ ಅದರಲ್ಲೂ ಸರ್ಕಾರಿ ನೌಕರಿಯಿಂದ ನಿವೃತ್ತರಾದವರು. ಸದಾ ಆಪ್‌ಗಳಲ್ಲೇ ಮೈಮರೆತ ಹಿರಿಯ ಜೀವಗಳು ತಮ್ಮಲ್ಲಿರುವ ಹಣವನ್ನ ಹೂಡಿಕೆಯ ಹೆಸರಿನಲ್ಲಿ ವಂಚಕರು ಹೇಳಿದ ಖಾತೆಗೆ ವರ್ಗಾಯಿಸಿ ಹಣ ಕಳೆದುಕೊಂಡು ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಯಾರೆಷ್ಟೇ ಹೇಳಿದರೂ ಕೇಳದ ಕೆಲವರು, ದುಡ್ಡನ್ನು ದುಪ್ಪಟ್ಟುಮಾಡುವ ಆಸೆಗೆ ಬಲಿಯಾಗಿ ಮೋಸಹೋಗುತ್ತಿರುವ ಈ ಆನ್‌ಲೈನ್ ದಂಧೆಯಿಂದ ಪ್ರತಿಯೊಬ್ಬರೂ ದೂರವಿರಬೇಕಾದ ದಿನಗಳಲ್ಲಿ ನಾವಿದ್ದೇವೆ. ಡಿಜಿಟಲ್ ಯುಗ ಅನುಕೂಲಗಳನ್ನು ತಂದಿಟ್ಟಷ್ಟೇ ಅನಾನುಕೂಲಗಳನ್ನು ತೆರೆದಿಟ್ಟಿದೆ. ಅದೇ ಸೈಬರ್ ಕ್ರೈಂ. ಈ ಸೈಬರ್ ಕ್ರೈಂಗೆ ನಿಮ್ಮ ಕೈಯಲ್ಲಿರುವ ಮೊಬೈಲೇ ಆಹಾರ. ಅದನ್ನು ರಕ್ಷಿಸಿಕೊಳ್ಳುವತ್ತ ನಾವು ನಡೆಸುವ ಎಚ್ಚರಿಕೆಯ ನಡೆಯೇ ಸೈಬರ್ ಸೆಕ್ಯೂರಿಟಿ.

2015ರಲ್ಲಿ ಭಾರತದ ಪ್ರಧಾನ ಮಂತ್ರಿಗಳು ಘೋಷಿಸಿದ ಡಿಜಿಟಲ್ ಇಂಡಿಯಾ ಅಭಿಯಾನವು, ದೇಶದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸಿತು. ಇದರ ಉದ್ದೇಶ ಸ್ಪಷ್ಟ ತಂತ್ರಜ್ಞಾನವನ್ನು ಪ್ರತಿಯೊಬ್ಬ ಭಾರತೀಯನ ಜೀವನದ ಭಾಗವನ್ನಾಗಿಸುವುದು ಮತ್ತು ನಿತ್ಯ ಜೀವನದ ಪ್ರತಿ ವ್ಯವಹಾರದಲ್ಲೂ ಆರ್ಥಿಕಕ್ಷಮತೆಗಾಗಿ ಭಾರತದ ನಾಗರಿಕ ವಲಯಕ್ಕೆ ಅದನ್ನು ವಿಸ್ತರಿಸಿ ಅನುಷ್ಠಾನಗೊಳಿಸುವುದು. ಅಂದರೆ ಗ್ರಾಮದಿಂದ ನಗರದವರೆಗೋ, ಸರ್ಕಾರಿ ಕಚೇರಿಯಿಂದ ಖಾಸಗಿ ಉದ್ಯಮದವರೆಗೋ? ಎಲ್ಲವೂ ಈಗ ಡಿಜಿಟಲ್ ತಂತ್ರಜ್ಞಾನಕ್ಕೆ ರೂಪಾಂತರಗೊಂಡಿವೆ. **UPI**, ಆಧಾರ್, ಡಿಜಿಟಲ್ ಪಾವತಿ ವ್ಯವಸ್ಥೆ, ಇ–ಗವರ್ನೆನ್ಸ್ ಪೋರ್ಟಲ್‌ಗಳು, ಆನ್‌ಲೈನ್ ಶಿಕ್ಷಣ,ಸಾರಿಗೆ, ಬ್ಯಾಂಕಿಂಗ್, ಆರೋಗ್ಯ ಸೇವೆಗಳು ಇವುಗಳೆಲ್ಲಾ ಡಿಜಿಟಲ್ ಭಾರತದ ಹೊಸ ಆಯಾಮಗಳಾಗಿ ಮಾರ್ಪಟ್ಟಿವೆ.

ಡಿಜಿಟಲ್ ಇಂಡಿಯಾದ ಮುಖ್ಯ ಉದ್ದೇಶವೆ ಪ್ರತಿಯೊಬ್ಬರಿಗೂ ಇಂಟರ್ನೆಟ್ ಹಾಗೂ ಆಧುನಿಕ ತಂತ್ರಜ್ಞಾನವನ್ನು ಲಭ್ಯವಾಗುವಂತೆ ಮಾಡುವುದು. ಪಾರದರ್ಶಕ ಆಡಳಿತವನ್ನು ರೂಪಿಸುವುದು. ಪ್ರತಿ ವ್ಯವಹಾರದ, ದಾಖಲೆ ಮತ್ತು ಸೇವೆಯನ್ನು ಡಿಜಿಟಲ್ ರೂಪದಲ್ಲಿ ಶೇಖರಿಸಿ ಸಂಗ್ರಹಿಸುವುದು. ಭಾರತದ ನಾಗರೀಕರನ್ನು ಡಿಜಿಟಲ್ ನಾಗರಿಕರನ್ನಾಗಿ ರೂಪಿಸುವುದು. ಇದರಿಂದಾಗಿ ಭಾರತ ಈಗ ಕಾಗದ ರಹಿತ, ಸಮಯ ಉಳಿತಾಯದ, ಜನಸ್ನೇಹಿ ಆಡಳಿತದತ್ತ ಸಾಗುತ್ತಿದೆ. ಆದರೆ ಈ ಪ್ರಗತಿಯ ಹಾದಿಯಲ್ಲಿ ಒಂದು ಹೊಸ ಆತಂಕವೊಂದು ಹುಟ್ಟಿ ಕೊಂಡಿದೆ ಅದೇ ಸೈಬರ್ ಕ್ರೈಂ ಅಂದರೆ ಇತ್ತಿಚಿನ ದಿನಗಳಲ್ಲಿ ಸೈಬರ್ ಅಪರಾಧಗಳ ಏರಿಕೆಯ ಪ್ರಮಾಣ ಜಾಸ್ತಿಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಒಂದುಕಡೆ ಸೈದ್ಧಾಂತಿಕ ವಾಗ್ಯುದ್ಧಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಸೈಬರ್ ವಂಚನೆಯ ಮೂಲಕ ಹಣದೋಚುವ ಚಟುವಟಿಕೆಗಳು ಆನ್‌ಲೈನ್‌ನಲ್ಲಿ ಶುರುವಾಗಿವೆ. ಈ ಮೋಸದ ಜಾಲಕ್ಕೆ ಹಿರಿಯ ನಾಗರಿಕರು, ತಂತ್ರಜ್ಞಾನದ ಅರಿವಿರದ ಅಮಾಯಕರು ಬೀಳುತ್ತಿದ್ದಾರೆ ಸೈಬರ್ ವಂಚಕರ ಹೊಸ ಗುರಿ ಇತ್ತೀಚಿನ ವರದಿಗಳ ಪ್ರಕಾರ, ಹಿರಿಯ ನಾಗರಿಕರು (60 ವರ್ಷ ಮೇಲ್ಪಟ್ಟವರು) ಭಾರತದ ಸೈಬರ್ ಮೋಸದ ಪ್ರಮುಖ ಬಲಿಪಶುಗಳಾಗುತ್ತಿದ್ದಾರೆ. ಇದಕ್ಕೆ ಕಾರಣ ಹೊಸ ತಂತ್ರಜ್ಞಾನಗಳ ಬಗ್ಗೆ ಅರಿವಿನ ಕೊರತೆ. ಅಧಿಕೃತ ಕರೆಗಳು ಅಥವಾ ಇಮೇಲ್‌ಗಳ ಬಗ್ಗೆ ನಂಬಿಕೆ. ನಿವೃತ್ತಿಯ ಉಳಿತಾಯದ ಹಣವನ್ನು ದ್ವಿಗುಣಗೊಳಿಸುವ ಆಸೆ ಹಿರಿಯ ಜೀವಗಳದ್ದು . ಇರುವುದೆಲ್ಲವನ್ನು ಆನ್‌ಲೈನ್‌ನಲ್ಲಿಯೇ ಆಸೆ ಹುಟ್ಟಿಸಿ ಲಪಟಾಯಿಸುವುದು ತಂತ್ರಜ್ಞಾನ ಗೊತ್ತಿರುವ ಈ ಕಿರಾತಕರದ್ದು. ಹಾಗಾಗಿಯೆ ಹಿರಿಯ ನಾಗರಿಕರು ಮುಲಾಜಿಲ್ಲದೆ ಈ ಸೈಬರ್ ವಂಚಕರ ಟಾರ್ಗೆಟ್ ಆಗುತ್ತಿದ್ದಾರೆ. ಇತ್ತಿಚೆಗೆ ಪೊಲೀಸರ ಹಾಗೆ ಆದಾಯ ತೆರಿಗೆ, ಇಡಿ, ಅಧಿಕಾರಿಗಳು ನಕಲಿ ರೂಪದಲ್ಲಿ ಕರೆ ಮಾಡಿ ವಂಚಿಸುವ ಜಾಲವೊಂದು ಜಗಜ್ಜಾಹೀರಾಗಿದೆ. ಆ ಕ್ಷಣದ ಭಯದಿಂದ ವಂಚನೆಗೊಳಗಾದವರು ಯಾರಲ್ಲಿಯು ಹೇಳಿ ಕೊಳ್ಳದೆ ಆತಂಕಕ್ಕೊಳಗಾಗಿ ತಕ್ಷಣ ಪ್ರತಿಕ್ರಿಯೆ ನೀಡುವ ಅಮಾಯಕರ ಭಯವೇ ಸೈಬರ್ ವಂಚಕರ ಬಂಡವಾಳ. 2025ರಲ್ಲಿ ಮುಂಬೈನಲ್ಲಿ 72 ವರ್ಷದ ದಂಪತಿಗೆ ಸೈಬರ್ ಕ್ರೈಂ ತನಿಖೆ ಹೆಸರಿನಲ್ಲಿ 58.13 ಕೋಟಿ ತಿರುವನಂತಪುರಂನಲ್ಲಿ 184



> ❝ ಡಿಜಿಟಲ್ ಭಾರತವು ಕೇವಲ ತಂತ್ರಜ್ಞಾನದ ಯೋಜನೆಯಲ್ಲ ಅದು ಒಂದು ಸಾಮಾಜಿಕ ಕ್ರಾಂತಿ. ಆದರೆ ಈ ಕ್ರಾಂತಿಯ ಯಶಸ್ಸು ಭದ್ರತೆ, ನೈತಿಕತೆಯು, ಭಾರತೀಯರ ಮಾನವೀಯ ಹೊಣೆಗಾರಿಕೆಯ ಮೇಲೆ ಅವಲಂಬಿತವಾಗಿದೆ. ಹಿರಿಯರು, ಯುವಕರು, ಮಕ್ಕಳು ಎಲ್ಲರೂ ಒಂದೇ ರೀತಿ ಸುರಕ್ಷತೆಯ ಶಿಕ್ಷಣ ಪಡೆಯ ಬೇಕಾಗಿದೆ. ಸರ್ಕಾರ ಮತ್ತುಬ್ಯಾಂಕ್‌ಗಳು ಸುರಕ್ಷತಾ ವ್ಯವಸ್ಥೆಬಲಪಡಿಸಬೇಕಾಗಿದೆ. ಸೈಬರ್ ಅಪರಾಧದ ವಿರುದ್ಧ ಕೇವಲ ಕಾನೂನು ಸಾಕಾಗುವುದಿಲ್ಲ. ಜನರ ಎಚ್ಚರಿಕೆ ಮತ್ತು ಅರಿವು ಅಗತ್ಯವಾಗಿ ಬೇಕಾಗಿದೆ.

ಹಿರಿಯ ನಾಗರಿಕರು 34 ತಿಂಗಳಲ್ಲಿ 50 ಕೋಟಿ ಕಳೆದುಕೊಂಡವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಮಕ್ಕಳಿಗೆ ಅಥವಾ ಪೊಲೀಸರಿಗೆ ಹೇಳದೇ ನೇರವಾಗಿ ಹಣವರ್ಗಾಯಿಸುವುದು ಅಪರಾಧಿಗಳಿಗೆ ಅನುಕೂಲವಾಗುತ್ತಿದೆ. ಮೊನ್ನೆಮೊನ್ನೆ ತಾನೆ ಮೈಸೂರಿನಲ್ಲಿ ಮೂವರು ನಿವೃತ್ತರು ಹಾಗೂ ಸರ್ಕಾರಿ ಉದ್ಯೋಗಿಯೊಬ್ಬರು ಆನ್‌ಲೈನ್ ಟ್ರೇಡಿಂಗ್ ಮೂಲಕ ಅಧಿಕ ಲಾಭಗಳಿಸುವ ಆಸೆಯಿಂದ ನಾಲ್ಕು ಕೋಟಿಗೂ ಅಧಿಕ ಹಣ ಕಳೆದುಕೊಂಡಿದ್ದು ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಪ್ರತ್ಯೇಕವಾಗಿ ದಾಖಲಾಗಿರುವುದು ಅಂತಕಕಾರಿ ಅಂಶವಾಗಿದೆ ಮೈಸೂರು ನಿವೃತ್ತರ ಸ್ವರ್ಗ ಆನ್‌ಲೈನ್ ವಂಚನೆಗಳು ಹುಡುಕಿ ಹುಡುಕಿ ನಿವೃತ್ತರನ್ನೇ ಟಾರ್ಗೆಟ್ ಮಾಡುತ್ತಿರುವ ವಂಚಕರ ಜಾಲದ ಬಗ್ಗೆ ಎಚ್ಚರವಿರಲಿ. ಈ ಕುರಿತು ಪೊಲೀಸ್ ಇಲಾಖೆ ಸೈಬರ್ ಸುರಕ್ಷತೆ ಕ್ಯಾಂಪೇನ್‌ಗಳನ್ನು ಆರಂಭಿಸುತ್ತಿವೆ. ಹಿರಿಯ ನಾಗರಿಕರಿಗೆ ವಿಶೇಷ ಹೆಲ್ಪ್‌ಲೈನ್‌ಗಳನ್ನು ಚಾಲ್ತಿಗೆ ತಂದಿವೆ. ಈ ಪ್ರಕರಣಗಳು ಭಾರತದ ಡಿಜಿಟಲ್ ಭವಿಷ್ಯಕ್ಕೆ ಎಚ್ಚರಿಕೆಯ ಗಂಟೆ. ಹಿರಿಯ ನಾಗರಿಕರಿಂದ ಯುವಕರ ತನಕ ಎಲ್ಲರೂ ಈ ಭಯ ವಾಹಜಾಲದಲ್ಲಿ ಸಿಕ್ಕಿಬೀಳಬಹುದು. ಸರ್ಕಾರ ಈಗ 1930 ಹೆಲ್ಪ್‌ಲೈನ್, National Cyber Crime Reporting Portal, ಮತ್ತು ರಾಜ್ಯಮಟ್ಟದ ಸೈಬರ್ ಪೊಲೀಸ್ ವಿಭಾಗಗಳ ಮೂಲಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ತಂತ್ರಜ್ಞಾನಕ್ಕಿಂತ ಹೆಚ್ಚು ಅಗತ್ಯವಾದುದು ಜಾಗೃತಿ. ಪ್ರತಿ ಕುಟುಂಬದಲ್ಲೂ ತಂತ್ರಜ್ಞಾನವನ್ನು ಬಳಸುವವರಿಗಿಂತ ಅದು ಹೇಗೆ ದುರುಪಯೋಗವಾಗಬಹುದು ಎಂಬ ಅರಿವು ಬೆಳೆಸಬೇಕು. ಮಕ್ಕಳು ತಮ್ಮ ಹಿರಿಯ ಪೋಷಕರಿಗೆ ಸುರಕ್ಷಿತ ಡಿಜಿಟಲ್ ವರ್ತನೆ ಕಲಿಸಬೇಕು. ಯಾವುದೇ ಅಪರಿಚಿತ ಕರೆ ಅಥವಾ ಅಧಿಕೃತ ಸಂದೇಶ ಬಂದರೂ ಮೊದಲು ಶಾಂತವಾಗಿರಬೇಕು, ನಂತರ ತಮ್ಮ ಕುಟುಂಬಕ್ಕೆ ಸ್ನೇಹಿತರಿಗೆ, ಪೋಲಿಸರಿಗೆ ವಿಷಯ ಮುಟ್ಟಿಸಿ ಮುಂದುವರಿಯಬೇಕು.

ಈ ಅಪರಾಧ ಪ್ರಕಾರವು ಇತ್ತೀಚಿನ ವರ್ಷಗಳಲ್ಲಿ ಹಿರಿಯ ನಾಗರಿಕರನ್ನು ಕಂಗೆಡಿಸಿದೆ. ಡಿಜಿಟಲ್ ಅರೆಸ್ಟ್ ಎಂದರೆ ವಾಸ್ತವದಲ್ಲಿ ಬಂಧನವಲ್ಲ. ಆದರೆ ವೀಡಿಯೋ ಕಾಲ್ ಮುಖಾಂತರ ಜನರನ್ನು ಮಾನಸಿಕವಾಗಿ ಹಿಂಸಿಸಿ ಬಂಧಿಸುವ ಪ್ರಕ್ರಿಯೆಯಂತೆ ಭಾಸವಾಗುತ್ತಿದೆ. ಉದಾಹರಣೆಗೆ 2024ರಲ್ಲಿ ಪಾಟ್ನಾದಲ್ಲಿ ನಿವೃತ್ತ ವೈದ್ಯರು ಮತ್ತು ಅವರ ಪತ್ನಿ ಸುಮಾರು 1.95 ಕೋಟಿ ಹಣ ಕಳೆದುಕೊಂಡ ಘಟನೆ ರಾಷ್ಟ್ರದ ಗಮನ ಸೆಳೆದಿತ್ತು. ಒಂದು ದಿನ ಅವರಿಗೆ ಫೋನ್ ಕರೆ ಬಂತು ನಿಮ್ಮ ಪಾರ್ಸೆಲ್‌ನಲ್ಲಿ ಮಾದಕ ವಸ್ತುಗಳು ಪತ್ತೆಯಾಗಿದೆ, CBI ತನಿಖೆ ನಡೆಯಲಿದೆ ಎಂದು ತಿಳಿಸಲಾಯಿತು. ಬಳಿಕ ವೀಡಿಯೊ ಕಾಲ್‌ನಲ್ಲಿ ವ್ಯಕ್ತಿಗಳು ತಮ್ಮನ್ನು CBI ಅಧಿಕಾರಿ, ನ್ಯಾಯಾಧೀಶ, ಪೊಲೀಸ್ ಕಮೀಷನರ್ ಎಂದು ತೋರಿಸಿಕೊಂಡರು. ಪಾರ್ಸೆಲ್ ವಿಚಾರದಲ್ಲಿ ತಪ್ಪಿತಸ್ಥಎಂದು ಹೇಳಿ, ದಂಡವನ್ನು ಪಾವತಿಸದಿದ್ದರೆ ನಿಮ್ಮನ್ನು ಕೂಡಲೇ ಬಂಧಿಸಲಾಗುತ್ತದೆ ಎಂದು ಬೆದರಿಸಿದರು. ಈ ಭಯ ದಿಂದಾಗಿ ಅವರು ಆರು ಹಂತಗಳಲ್ಲಿ ಒಟ್ಟು 1.95 ಕೋಟಿ ಹಣ ವರ್ಗಾಯಿಸಿದರು. ನಂತರ ತಿಳಿಯಿತು ಆ ಎಲ್ಲಾ ಕರೆಗಳು ವಿದೇಶಿ VoIP ನಂಬರ್‌ಗಳಿಂದ ಬಂದಿದ್ದವು. ವೀಡಿಯೊ ಕಾಲ್‌ನಲ್ಲಿ ತೋರಿಸಿದ ನ್ಯಾಯಾಲಯ ಮತ್ತು ಅಧಿಕಾರಿಗಳು ಎಲ್ಲರೂ ನಕಲಿಯಾಗಿದ್ದರು. ಈ ರೀತಿಯ ಸೈಬರ್ ಮೋಸಗಳು ಕಾನೂನು ಮತ್ತು ಭಯ ಎನ್ನುವ ಎರಡು ಮನಸ್ಸಿನ ಭಾವನೆಗಳನ್ನು ದುರುಪಯೋಗಪಡಿಸಿಕೊಂಡು ತಂತ್ರಜ್ಞಾನದ ಹೆಸರಿನಲ್ಲಿ ಹಣದೋಚುವ ಮೋಸದ ಆಟ.

ಹಾಗೆಯೆ ಮತ್ತೊಂದು ಪ್ರಸಂಗದಲ್ಲಿ ಮುಂಬೈನ ಹಿರಿಯ ಮಹಿಳೆ ಜಾಸೂಸಿ ಆರೋಪದ ಹೆಸರಿನಲ್ಲಿ 22 ಲಕ್ಷ ಕಳೆದುಕೊಂಡಳು. 2025ರಲ್ಲಿ ಮುಂಬೈನಲ್ಲಿ ನಡೆದ ಈ ಘಟನೆ ಭಾರತದ ಅತ್ಯಂತ ವಿಚಿತ್ರ ಸೈಬರ್ ಮೋಸಗಳಲ್ಲಿ ಒಂದಾಗಿತ್ತು. 64 ವರ್ಷದ ನಿವೃತ್ತ ಮಹಿಳೆಗೆ ಡೆಲ್ಲಿ ATS ಮತ್ತು ಜಮ್ಮು–ಕಾಶ್ಮೀರ ಬಾರ್ಡರ್ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆಗಳು ಬಂದಿದ್ದವು. ನೀವು ಪಾಕಿಸ್ತಾನದ ಪರವಾಗಿ ಜಾಸೂಸಿ ಮಾಡುತ್ತಿದ್ದೀರಿ? ಎಂದು ಅವರು ಆರೋಪಿಸಿದರು. ನಿಮ್ಮ ಖಾತೆಯಿಂದ ರಾಷ್ಟ್ರವಿರೋಧಿ ಹಣ ವರ್ಗಾವಣೆ ನಡೆದಿದೆ, ತನಿಖೆ ನಡೆಯಲಿದೆ ಎಂದು ಹೇಳಿ, ವೀಡಿಯೋ ಕಾಲ್ ಮೂಲಕ ನ್ಯಾಯಾಲಯದ ನಕಲಿ ಸನ್ನಿವೇಶ ತೋರಿಸಿದರು. ಮಹಿಳೆ ಭಯದಿಂದ ತಮ್ಮ ಖಾತೆಯಲ್ಲಿದ್ದ ಹಣವರ್ಗಾವಣೆಮಾಡಿ ತಾನು ಮಾಡದ ಅಪರಾಧಕ್ಕೆ ಕೊರಳೊಡ್ಡಿ ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಕಳೆದುಕೊಂಡರು. ಒಟ್ಟು 22.4 ಲಕ್ಷ ವಿಭಿನ್ನ ಖಾತೆಗಳಿಗೆ ವರ್ಗಾಯಿಸಿದರು. ನಂತರ ಗೊತ್ತಾಯಿತು, ಆ ಕರೆಗಳು ಸೈಬರ್ ಅಪರಾಧಿಗಳಿಂದ ಬಂದಿದ್ದವು, ಎಲ್ಲ ಗುರುತು ಪತ್ರಗಳು ನಕಲಿಯಾಗಿದ್ದವು. 'ರಾಷ್ಟ್ರದ್ರೋಹ' ಎನ್ನುವ ಆರೋಪವು ಯಾವ ನಾಗರಿಕನಿಗೂ ಅತ್ಯಂತ ಭಯ ಹುಟ್ಟಿಸುವ ಅಸ್ತ್ರ.ಆ ಭಯದ ಅಸ್ತ್ರವೇ ಅಮಾಯಕರ ಮಾನಸಿಕ ಅಸ್ಥಿರತೆಗೆ ಕಾರಣವಾಯಿತು. ಮುಂಬೈ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಹೇಳಿದಂತೆ, ಇದು ದೇಶದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಭದ್ರತೆ ಹೆಸರಿನಲ್ಲಿ ನಡೆದ ಆರ್ಥಿಕ ಸೈಬರ್ ಮೋಸ.

ಡಿಜಿಟಲ್ ಭಾರತವು ಕೇವಲ ತಂತ್ರಜ್ಞಾನದ ಯೋಜನೆಯಲ್ಲ ಅದು ಒಂದು ಸಾಮಾಜಿಕ ಕ್ರಾಂತಿ. ಆದರೆ ಈ ಕ್ರಾಂತಿಯ ಯಶಸ್ಸು ಭದ್ರತೆ, ನೈತಿಕತೆಯು, ಭಾರತೀಯರ ಮಾನವೀಯ ಹೊಣೆಗಾರಿಕೆಯ ಮೇಲೆ ಅವಲಂಬಿತವಾಗಿದೆ. ಹಿರಿಯರು, ಯುವಕರು, ಮಕ್ಕಳು ಎಲ್ಲರೂ ಒಂದೇ ರೀತಿ ಸುರಕ್ಷತೆಯ ಶಿಕ್ಷಣ ಪಡೆಯಬೇಕಾಗಿದೆ. ಸರ್ಕಾರ ಮತ್ತು ಬ್ಯಾಂಕ್‌ಗಳು ಸುರಕ್ಷತಾ ವ್ಯವಸ್ಥೆ ಬಲಪಡಿಸಬೇಕಾಗಿದೆ. ಸೈಬರ್ ಅಪರಾಧದ ವಿರುದ್ಧ ಕೇವಲ ಕಾನೂನು ಸಾಕಾಗುವುದಿಲ್ಲ. ಜನರ ಎಚ್ಚರಿಕೆ ಮತ್ತು ಅರಿವು ಅಗತ್ಯವಾಗಿ ಬೇಕಾಗಿದೆ.

ತಂತ್ರಜ್ಞಾನ ನಮ್ಮ ಕೈಗೆ ಶಕ್ತಿ ನೀಡುತ್ತದೆ, ನಿಜ ಆದರೆ ಅದರ ಜೊತೆಯಲ್ಲಿ ಜಾಗೃತಿ ಎನ್ನುವ ದೊಡ್ಡ ಜವಾಬ್ದಾರಿಯನ್ನೂ ನೀಡುತ್ತದೆ. ಪ್ರತಿ ಕೀ–ಸ್ಟ್ರೋಕ್, ಪ್ರತಿ ಕ್ಲಿಕ್, ಪ್ರತಿ OTP ಅದು ನಮ್ಮ ಭದ್ರತೆಯ ಬೀಗವೂ ಆಗಬಹುದು, ಅಥವಾ ಅಭದ್ರತೆಯ ಅತಂಕಕ್ಕೂ ಕಾರಣವಾಗಬಹುದು. ಅದುದರಿಂದ ರಸ್ತೆ ಸುರಕ್ಷತಾ ಜಾಗೃತಿ ಇದ್ದರೆ ಹೇಗೆ ಪ್ರಾಣ ಉಳಿಯುತ್ತದೆಯೊ ಹಾಗೆಯೆ ಸೈಬರ್ ಅಪರಾಧಗಳ ಆನ್‌ಲೈನ್ ಧೋಕ ಮತ್ತು ವಂಚನೆಗಳ ಬಗ್ಗೆ ಜಾಗೃತಿ ಇದ್ದರೆ ನಮ್ಮ ಹಿರಿಯ ಜೀವಗಳ ಬ್ಯಾಂಕ್ ಖಾತೆಗಳಲ್ಲಿ ಹಣ ಉಳಿಯುತ್ತದೆ ಏನಂತೀರಿ?

ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಪ್ರಕಟಿಸಿದ ಲೋಕಾಯುಕ್ತ

ಬೆಂಗಳೂರು, ನ10– ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಅಧಿನಿಯಮ)ರ ಕಲಂ 22(1), ಕಲಂ 7ರ ಉಪ ಕಲಂ (1) ರಲ್ಲಿ ಉಲ್ಲೇಖಿಸಿರುವ ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರನು 30ನೇ ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ತನ್ನ ಮತ್ತು ತಮ್ಮ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕು. ಆದರೆ ನಿಗದಿತ ಅವಧಿಯೊಳಗೆ 2024–25ನೇ ಸಾಲಿನ ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಲೋಕಾಯುಕ್ತ ಪ್ರಕಟಿಸಿದೆ.

ಅದರಂತೆ ಸಂಬಂಧಪಟ್ಟ ಸಾರ್ವಜನಿಕ ನೌಕರನಿಗೆ ಆ ವರದಿಯ ಪ್ರತಿಯನ್ನು ಕಳುಹಿಸಲಾಗುವುದು. ಅಂತಹ ವರದಿಯನ್ನು ಕಳುಹಿಸಿದ ಎರಡು ತಿಂಗಳೊಳಗೆ ಸಂಬಂಧಪಟ್ಟ ಸಾರ್ವಜನಿಕ ನೌಕರರು ಅಧಿನಿಯಮದ ಕಲಂ 22(2) ಅನ್ವಯ ಪಾಲಿಸುವಲ್ಲಿ ವಿಫಲರಾದಲ್ಲಿ, ಲೋಕಾಯುಕ್ತರು ಅಂತಹ ತಪ್ಪಿತಸ್ಥ ಸಾರ್ವಜನಿಕ ನೌಕರರ ಹೆಸರುಗಳನ್ನು ರಾಜ್ಯದ ಪ್ರಚಲಿತವಾಗಿರುವ ವೃತ್ತಪತ್ರಿಕೆಗಳಲ್ಲಿ ಪ್ರಕಟಿಸಬಹುದು.

ಅಧಿನಿಯಮದ ಕಲಂ 22ರಲ್ಲಿ ಉಲ್ಲೇಖಿಸಿರುವ ಸಾರ್ವಜನಿಕ ನೌಕರರು ಎಂಬ ವ್ಯಾಖ್ಯಾನದ ಅಡಿಯಲ್ಲಿ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಎಲ್ಲಾ ಸದಸ್ಯರೂ ಸೇರಿದ್ದಾರೆ. ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿರುವ 28/08/2025ರ ವರದಿಯ ಪ್ರತಿ ಈ ಸಾರ್ವಜನಿಕ ನೌಕರರಿಗೆ ಜಾರಿಯಾಗಿದ್ದು, ಸಕ್ಷಮ ಪ್ರಾಧಿಕಾರಕ್ಕೆ ವರದಿಯನ್ನು ಸಲ್ಲಿಸಿದ ಎರಡು ತಿಂಗಳೊಳಗಾಗಿ ಸದರಿ ಸಾರ್ವಜನಿಕ ನೌಕರರು 2024–25ನೇ ಸಾಲಿನ ತಮ್ಮ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿಯನ್ನು ಸಲ್ಲಿಸಲು ವಿಫಲರಾಗಿದ್ದು, ಅವರ ಹೆಸರುಗಳನ್ನು ಅಧಿನಿಯಮದ ಕಲಂ 22ರ ಉಪ ಕಲಂ (2)ರಂತೆ ಈ ಮೂಲಕ ವೃತ್ತಪತ್ರಿಕೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವರ ಪಟ್ಟಿ: ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಸಚಿವ ಬಿ.ಜಡ್. ಜಮೀರ್ ಅಹ್ಮದ್ ಖಾನ್, ಹಜ್ ಮತ್ತು ಪೌರಾಡಳಿತ ಸಚಿವ ರಹೀಮ್ ಖಾನ್, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್.

ಶಾಸಕರ ಪಟ್ಟಿ: ಕ್ಯಾತಪ್ಪ ಎನ್ ರಾಜಣ್ಣ (ಮಧುಗಿರಿ), ಲಕ್ಷ್ಮಣ ಸಂಗಪ್ಪ ಸವದಿ (ಅಥಣಿ), ಅಶೋಕ ಮಹಾದೇವಪ್ಪ ಪಟ್ಟಣ (ರಾಮದುರ್ಗ), ಮೇಟಿ ಹುಲ್ಲಪ್ಪ ಯಮನಪ್ಪ (ಬಾಗಲಕೋಟೆ), ಕಾಶಪ್ಪನವರ್ ವಿಜಯಾನಂದ ಶಿವಶಂಕರಪ್ಪ (ಹುನಗುಂದ), ಕಟಕದೊಂಡ ವಿಠ್ಠಲ ದೊಂಡಿಬಾ (ನಾಗಠಾಣ–ಪ.ಜಾ.), ಎಂ.ವೈ.ಪಾಟೀಲ್ (ಅಫಜಲಪುರ), ಅಲ್ಲಮಪ್ರಭು ಪಾಟೀಲ್ (ಕಲಬುರಗಿ ದಕ್ಷಿಣ), ಶ್ರೀಮತಿ ಕನೀಜ್ ಫಾತಿಮಾ (ಕಲಬುರಗಿ–ಉತ್ತರ), ಶರಣು ಸಲಗರ (ಬಸವಕಲ್ಯಾಣ), ಸಿದ್ದು ಪಾಟೀಲ್ (ಹುಮನಾಬಾದ್), ಬಸನಗೌಡ ತುರುವಿಹಾಳ (ಮಸ್ಕಿ –ಪ.ಪಂ.), ಜಿ. ಜನಾರ್ದನ ರೆಡ್ಡಿ



(ಗಂಗಾವತಿ), ಬಸವರಾಜ್ ರಾಯರೆಡ್ಡಿ (ಯಲಬುರ್ಗಾ), ಕೆ.ರಾಘವೇಂದ್ರ ಬಸವರಾಜ ಹಿಟ್ನಾಳ್ (ಕೊಪ್ಪಳ), ಗುರುಪಾದಗೌಡ ಸಂಗನಗೌಡ ಪಾಟೀಲ್ (ರೋಣ), ಎನ್. ಹೆಚ್.ಕೋನರೆಡ್ಡಿ (ನವಲಗುಂದ), ವಿನಯ ಕುಲಕರ್ಣಿ(ಧಾರವಾಡ), ಸತೀಶ್ ಕೃಷ್ಣ ಸೈಲ್ (ಕಾರವಾರ), ದಿನಕರ್ ಕೇಶವ ಶೆಟ್ಟಿ(ಕುಮಟಾ), ಬಸವರಾಜ ನೀಲಪ್ಪ ಶಿವಣ್ಣನವರ್ (ಬ್ಯಾಡಗಿ), ಜೆ.ಎನ್.ಗಣೇಶ್ (ಕಂಪ್ಲಿ–ಪ.ಪಂ.), ಎನ್.ವೈ ಗೋಪಾಲಕೃಷ್ಣ (ಮೊಳಕಾಲ್ಮೂರು–ಪ.ಪಂ.), ಎಂ.ಚಂದ್ರಪ್ಪ (ಹೊಳಲ್ಕೆರೆ), ಲತಾ ಮಲ್ಲಿಕಾರ್ಜುನ (ಹರಪನಹಳ್ಳಿ), ಕೆ ಎಸ್ ಬಸವಂತಪ್ಪ (ಮಾಯಕೊಂಡ –ಪ.ಜಾ.), ಶಾರದಾ ಪೂರ್ಯಾನಾಯ್ಕ (ಶಿವಮೊಗ್ಗ ಗ್ರಾಮಾಂತರ–ಪ.ಜಾ.), ಜಿ.ಕೆ.ಸಂಗಮೇಶ್ವರ್ (ಭದ್ರಾವತಿ), ಟಿ.ಡಿ ರಾಜೇಗೌಡ (ಶೃಂಗೇರಿ), ನಯನಾ ಮೋಟಮ್ಮ(ಮೂಡಿಗೆರೆ–ಪ.ಜಾ.), ಜಿ.ಹೆಚ್. ಶ್ರೀನಿವಾಸ (ತರೀಕೆರೆ), ಆನಂದ ಕೆ.ಎಸ್. (ಕಡೂರು), ಸಿ.ಬಿ. ಸುರೇಶ್ ಬಾಬು (ಚಿಕ್ಕನಾಯಕನಹಳ್ಳಿ), ಡಾ. ಹೆಚ್. ಡಿ. ರಂಗನಾಥ್(ಕುಣಿಗಲ್), ಜಿ. ಸುರೇಶ್ ಗೌಡ(ತುಮಕೂರು ಗ್ರಾಮಾಂತರ), ಹೆಚ್.ವಿ. ವೆಂಕಟೇಶ್ (ಪಾವಗಡ–ಪ.ಜಾ.), ಕೆ.ಹೆಚ್ ಪುಟ್ಟಸ್ವಾಮಿ ಗೌಡ (ಗೌರಿ ಬಿದನೂರು), ಎಸ್.ಎನ್. ಸುಬ್ಬಾರೆಡ್ಡಿ (ಚಿನ್ನಕಾಂಯಲಪಲ್ಲಿ) (ಬಾಗೇಪಲ್ಲಿ), ಬಿ.ಎನ್.ರವಿಕುಮಾರ್ (ಶಿಡ್ಲಘಟ್ಟ), ಜಿ.ಕೆ.ವೆಂಕಟ ಶಿವರೆಡ್ಡಿ (ಶ್ರೀನಿವಾಸಪುರ), ಸಮೃದ್ಧಿ ವಿ ಮಂಜುನಾಥ್ (ಮುಳಬಾಗಿಲು–ಪ.ಜಾ), ರೂಪಕಲಾ .ಎಂ ಕೆಜಿಎಫ್ (ಪ.ಜಾ), ಕೆ.ವೈ. ನಂಜೇಗೌಡ (ಮಾಲೂರು), ಕೆ. ಗೋಪಾಲಯ್ಯ (ಮಹಾಲಕ್ಷ್ಮಿ ಲೇಔಟ್), ಎ.ಸಿ.ಶ್ರೀನಿವಾಸ (ಪುಲಕೇಶಿ ನಗರ–ಪ.ಜಾ), ಎನ್.ಎ. ಹ್ಯಾರಿಸ್ (ಶಾಂತಿನಗರ), ಬಿ. ಶಿವಣ್ಣ (ಆನೇಕಲ್–ಪ.ಜಾ), ಶ್ರೀನಿವಾಸಯ್ಯ ಎನ್(ನೆಲಮಂಗಲ–ಪ.ಜಾ), ಹೆಚ್.ಸಿ.ಬಾಲಕೃಷ್ಣ (ಮಾಗಡಿ), ಸಿ.ಪಿ.ಯೋಗೇಶ್ವರ (ಚನ್ನಪಟ್ಟಣ), ಉದಯ ಕೆ.ಎಂ (ಮದ್ದೂರು), ದರ್ಶನ್ ಪುಟ್ಟಣ್ಣಯ್ಯ (ಮೇಲುಕೋಟೆ), ರವಿಕುಮಾರ್ ಗೌಡ (ಗಣಿಗ) (ಮಂಡ್ಯ), ಎ.ಬಿ.ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಸಿ.ಎನ್. ಬಾಲಕೃಷ್ಣ (ಶ್ರವಣಬೆಳಗೊಳ), ಹೆಚ್ ಕೆ ಸುರೇಶ್ (ಹುಲ್ಲಹಳ್ಳಿ ಸುರೇಶ್) (ಬೇಲೂರು), ಹೆಚ್.ಡಿ ರೇವಣ್ಣ (ಹೊಳೆನರಸೀಪುರ), ಎ. ಮಂಜು(ಅರಕಲಗೂಡು), ಸಿಮೆಂಟ್ ಮಂಜು (ಸಕಲೇಶಪುರ–ಪ.ಜಾ), ಡಾ. ಭರತ್ ಶೆಟ್ಟಿ ವೈ (ಮಂಗಳೂರು ನಗರ ಉತ್ತರ), ಭಾಗೀರಥಿ ಮುರುಳ್ಯ (ಸುಳ್ಯ–ಪ.ಜಾ), ರವಿಶಂಕರ್ ಡಿ (ಕೃಷ್ಣರಾಜನಗರ), ಅನಿಲ್ ಚಿಕ್ಕಮಾದು (ಹೆಗ್ಗಡದೇವನಕೋಟೆ–ಪ.ಪಂ), ಕೆ.ಹರೀಶ್ ಗೌಡ (ಚಾಮರಾಜ), ಎಂ.ಆರ್.ಮಂಜುನಾಥ್ (ಹನೂರು), ಎ.ಆರ್. ಕೃಷ್ಣಮೂರ್ತಿ (ಕೊಳ್ಳೇಗಾಲ–ಪ.ಜಾ), ಸಿ. ಪುಟ್ಟರಂಗಶೆಟ್ಟಿ (ಚಾಮರಾಜನಗರ).

ವಿಧಾನ ಪರಿಷತ್ ಸದಸ್ಯರ ಪಟ್ಟಿ : ಸಲೀಂ ಅಹಮದ್, ಅಡಗೂರು ಹೆಚ್ ವಿಶ್ವನಾಥ್, ಕೆ. ಅಬ್ದುಲ್ ಜಬ್ಬರ್, ಎಂ. ಎಲ್. ಅನೀಲ್ ಕುಮಾರ್, ಬಸನಗೌಡ ಬಾದರ್ಲಿ, ಗೋವಿಂದರಾಜು, ಐವನ್ ಡಿ'ಸೋಜಾ, ಟಿ.ಎನ್. ಜವರಾಯಿ ಗೌಡ, ಸಿ. ಎನ್. ಮಂಜೇಗೌಡ, ಡಾ. ಎಂ.ಜಿ. ಮುಳೆ, ಎನ್. ನಾಗರಾಜು (ಎಂ.ಟಿ.ಬಿ.), ನಸೀರ್ ಅಹ್ಮದ್, ಕೆ. ಎಸ್. ನವೀನ್, ಪ್ರದೀಪ್ ಶೆಟ್ಟರ್, ಪಿ.ಹೆಚ್. ಪೂಜಾರ್, ರಾಜೇಂದ್ರ ರಾಜಣ್ಣ, ರಾಮೋಜಿ ಗೌಡ, ಶಶೀಲ್ ಜಿ ನಮೋಶಿ, ಎಸ್.ವ್ಹಿ. ಸಂಕನೂರ, ಸುನೀಲ್ ವಲ್ಯಾಪುರ್, ಸುನೀಲ್ ಗೌಡ ಪಾಟೀಲ್, ಶರವಣ ಟಿ.ಎ, ವೈ.ಎಂ. ಸತೀಶ್, ಸೂರಜ ರೇವಣ್ಣ, ಹೆಚ್. ಪಿ.ಸುಧಾಮ್ ದಾಸ್, ತಿಪ್ಪಣ್ಣಪ್ಪ ಕಮಕನೂರ, ಡಾ. ಡಿ. ತಿಮ್ಮಯ್ಯ, ಕೆ. ವಿವೇಕಾನಂದ

ಪಟ್ಟಿ ಸಲ್ಲಿಸಿದ ಸಚಿವರು, ಶಾಸಕರ ಪಟ್ಟಿ : ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಡಿ ಸುಧಾಕರ್, ಬಿ ಎಂ ನಾಗರಾಜು (ಸಿರಗುಪ್ಪ (ಪ.ಪಂ.), ಎಂ.ಟಿ. ಕೃಷ್ಣಪ್ಪ (ತುರುವೇಕೆರೆ), ಪಠಾಣ್ ಯಾಸೀರ್ ಅಹ್ಮದ್ ಖಾನ್ (ಶಿಗ್ಗಾಂವ್) ಹಾಗೂ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ.ಗೌಡ ಅವರು ನಿಗದಿತ ಕಾಲಾವಧಿ ಮುಗಿದ ನಂತರ ಆಸ್ತಿ ಮತ್ತು ದಾಯಿತ್ವ ವಿವರವನ್ನು ಒದಗಿಸಿದ ಪಟ್ಟಿಯಲ್ಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಚಾಮುಂಡಿವಿಹಾರ ಕ್ರೀಡಾಂಗಣದ ಕ್ರೀಡಾ ವಸತಿನಿಲಯದ ಅವ್ಯವಸ್ಥೆ

ಅಧಿಕಾರಿಗಳಿಗೆ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ತರಾಟೆ



ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಆವರಣದಲ್ಲಿರುವ ಕ್ರೀಡಾ ವಸತಿ ನಿಲಯ (ಸ್ಪೋರ್ಟ್ಸ್ ಗರ್ಲ್ಸ್ ಹಾಸ್ಟೆಲ್)ಕ್ಕೆ ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರು, ನ.10(ಎಂಕೆ)– ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗಾಗಿ ಶ್ರಮಿಸುತ್ತಿರುವ ಮಹಿಳಾ ಕ್ರೀಡಾಪಟುಗಳು ಅಶುಚಿತ್ವದ ನಡುವೆ, ಗುಣಮಟ್ಟದ ಆಹಾರವಿಲ್ಲದೆ ದಿನದೂಡುತ್ತಿರುವುದನ್ನು ಕಂಡು ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಆವರಣದಲ್ಲಿರುವ ಕ್ರೀಡಾ ವಸತಿ ನಿಲಯ(ಸ್ಪೋರ್ಟ್ಸ್ ಗರ್ಲ್ಸ್ ಹಾಸ್ಟೆಲ್)ಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹಾಸ್ಟೆಲ್‌ನ ಸುತ್ತಮುತ್ತ, ಸ್ನಾನದ ಕೋಣೆ ಮತ್ತು ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದಿರುವುದು ಹಾಗೂ ನಿತ್ಯ ಬಳಸುವ ನೀರಿನ ಸಂಪಿನೊಳಗೆ ತುಂಬಿದ್ದ ಗಲೀಜು ಕಂಡು ದಂಗಾಗಿದ್ದಾರೆ.

ರುಚಿ ಇಲ್ಲದ ತಿಂಡಿ ಮತ್ತು ಊಟ. ವಿದ್ಯಾರ್ಥಿಗಳಲ್ಲಿಯೇ ಹಿರಿಯ–ಕಿರಿಯ ಎಂದು ಭೇದ–ಭಾವ ಮಾಡುವುದು. ಕೆಟ್ಟಿರುವ ಮೊಟ್ಟೆ ವಿತರಣೆ. ವಿದ್ಯಾರ್ಥಿಗಳಿಂದಲೇ ಸ್ವಚ್ಛತಾ ಕೆಲಸ ಮಾಡಿಸುವುದು. ವ್ಯವಸ್ಥಿತ ಗ್ರಂಥಾಲಯ ಇಲ್ಲದಿರುವುದು. ಕೆಟ್ಟಿರುವ ನಾಲ್ಕು ಕಂಪ್ಯೂಟರ್‌ಗಳು. 2 ವರ್ಷದಿಂದ ಜನರೇಟರ್ ಕೆಟ್ಟು ಹೋಗಿರುವುದು ಹಾಗೂ ವಾಲಿಬಾಲ್ ಅಂಕಣದ ದುಸ್ಥಿತಿ ಕಂಡು, ಹಿಂದೆಂದೂ ಇಂತಹ ಅವ್ಯವಸ್ಥೆ ಇರುವ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಚಾಮುಂಡಿ ವಿಹಾರ ಕ್ರೀಡಾಂಗಣದ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ವಾರ್ಡನ್ ಹೆಸರಿಗಷ್ಟೇ ಕೆಲಸ ಮಾಡುತ್ತಿದ್ದಾರೆ. ಹಾಸ್ಟೆಲ್‌ನಲ್ಲಿನ ಅವ್ಯವಸ್ಥೆಯು ಅಧಿಕಾರಿಗಳು ಮತ್ತು ವಾರ್ಡನ್ ದುರ್ನಡತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಸ್ವಯಂ ದೂರು ದಾಖಲಿಸಿಕೊಂಡ ಅವರು, ಕೂಡಲೇ ಹಾಸ್ಟೆಲ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ, ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸುವಂತೆ ಸೂಚನೆ ನೀಡಿದ್ದಾರೆ.

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್ ವಾರ್ಡನ್ ಅವರನ್ನು ವಜಾಗೊಳಿಸಿ, ಖಾಯಂ ವಾರ್ಡನ್ ನೇಮಕಾತಿಗೆ ನಿರ್ದೇಶನ ನೀಡಿದ ಉಪ ಲೋಕಾಯುಕ್ತರು, ಸಮಸ್ಯೆಗಳನ್ನು ಬಗೆಹರಿಸಿದ ಸಂಬಂಧ ವರದಿ ನೀಡುವಂತೆ ತಿಳಿಸಿದ್ದಾರೆ. ಭೇಟಿ ವೇಳೆ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಭಾಸ್ಕರ್ ನಾಯಕ್, ಹಾಸ್ಟೆಲ್ ವಾರ್ಡನ್ ನೇತ್ರಾ ಮತ್ತಿತರರು ಹಾಜರಿದ್ದರು.

ಫೆಲೋಶಿಪ್ ಕೊರತೆಯಿಂದ ಪೋಸ್ಟ್ ಡಾಕ್ಟರೇಟ್ ಅಧ್ಯಯನ ಅತೀ ವಿರಳ

ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಎಲ್.ಆರ್.ನಿರಂಜನ ಬೇಸರ



'ಸಂಶೋಧನೆ ಮತ್ತು ಪ್ರಕಟಣಾ ನೀತಿಶಾಸ್ತ್ರ' ಕುರಿತ ಆರು ದಿನಗಳ ರಾಜ್ಯಮಟ್ಟದ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ನಿರಂಜನ ಉದ್ಘಾಟಿಸಿದರು. ಮುಕ್ತ ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಮತ್ತಿತರರಿದ್ದರು.

ಮೈಸೂರು, ನ.10(ಎಂಕೆ)– ಫೆಲೋಶಿಪ್ ಕೊರತೆಯಿಂದಾಗಿ ಪಿಹೆಚ್‌ಡಿ ಬಳಿಕ ಪೋಸ್ಟ್ ಡಾಕ್ಟರೇಟ್ (postdoc) ಅಧ್ಯಯನ ನಡೆಸುವವರ ಸಂಖ್ಯೆ ಅತೀ ವಿರಳವಾಗಿದೆ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಎಸ್.ಆರ್.ನಿರಂಜನ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಸೋಮವಾರ 'ಸಂಶೋಧನೆ ಮತ್ತು ಪ್ರಕಟಣಾ ನೀತಿಶಾಸ್ತ್ರ' ಕುರಿತ ಆರು ದಿನಗಳ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪಿಹೆಚ್‌ಡಿ ವಿಷಯವೊಂದರ ಮೇಲಿನ ಉನ್ನತ ಸಂಶೋಧನೆಯ ಅಧ್ಯಯನ ಭಾಗವಾಗಿದೆ. ಪಿಹೆಚ್‌ಡಿ ನಂತರವೂ ಪೋಸ್ಟ್ ಡಾಕ್ಟರೇಟ್ ಮಾಡಬಹುದು. ಆದರೆ ಫೆಲೋಷಿಪ್ ನೀಡಲು ಅನುದಾನ ಹಾಗೂ ಪ್ರೋತ್ಸಾಹದ ಕೊರತೆಯಿಂದ ಪೋಸ್ಟ್ ಡಾಕ್ಟರೇಟ್ ಮಾಡುವವರ ಸಂಖ್ಯೆ ತುಂಬಾ ಕಡಿಮೆ ಇದೆ ಎಂದರು.

ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ ಕಾಲಘಟ್ಟಕ್ಕೆ ಅನುಗುಣವಾಗಿ ಪದವಿಯಿಂದಲೂ ಕೌಶಲಾಧಾರಿತ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಸಂಶೋಧನೆ ಶಿಕ್ಷಣದ ಬೆನ್ನೆಲುಬಾಗಿದ್ದು, ಮಾಹಿತಿ ಜೊತೆಗೆ ಪೂರ್ಣ ಪ್ರಮಾಣದ ಜ್ಞಾನ ದೊರೆಯಬೇಕಾದರೆ ಶಿಕ್ಷಣದಲ್ಲಿ ಕೌಶಲ್ಯತೆ ಅಳವಡಿಕೆಯಾಗಬೇಕು. ಈ ನಿಟ್ಟಿನಲ್ಲಿ 15ಕ್ಕೂ ಹೆಚ್ಚು ಕೈಗಾರಿಕಾ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕೌಶಲಾಧಾರಿತ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಗುಣಮಟ್ಟದ ಸಂಶೋಧನಾ ದೃಷ್ಟಿಯಿಂದ ವಿವಿಗಳಲ್ಲಿ ಇಂತಹ ರಾಜ್ಯ ಮಟ್ಟದ ಕಾರ್ಯಾಗಾರ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಮುಕ್ತ ವಿವಿಯ ಕಾರ್ಯಚಟುವಟಿಕೆ ಶ್ಲಾಘನೀಯವಾಗಿದೆ. ಶಿಕ್ಷಣ ಯಾರೊಬ್ಬರ ಆಸ್ತಿಯಲ್ಲ ಎಂಬುದನ್ನು ಈ ಮುಕ್ತ ವಿವಿಯು ಸಾಕ್ಷೀಕರಿಸಿದೆ. ಇಂತಹ ವಿವಿಗಳ ಉದ್ದೇಶವನ್ನು ಸಂಶೋಧಕರು ಈಡೇರಿಸಬೇಕು ಎಂದರು. ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಪರೀಕ್ಷಾಂಗ ಕುಲಸಚಿವ ಡಾ.ಸಿ.ಎಸ್.ಆನಂದ್‌ಕುಮಾರ್, ಡೀನ್(ಶೈಕ್ಷಣಿಕ) ಪ್ರೊ.ಎಂ.ರಾಮನಾಥಂ ನಾಯ್ಡು, ಡೀನ್ (ಅಧ್ಯಯನ ಕೇಂದ್ರ) ಡಾ.ಎನ್.ಆರ್.ಚಂದ್ರೇಗೌಡ, ಸಹ ಪ್ರಾಧ್ಯಾಪಕರಾದ ಡಾ.ಟಿ.ಎಸ್.ಹರ್ಷ, ಡಾ.ಹೆಚ್.ರಾಜೇಶ್ವರಿ, ಪವಿತ್ರ ಮತ್ತಿತರರು ಉಪಸ್ಥಿತರಿದ್ದರು.

ಅನ್ಯಾಯ ಮೆಟ್ಟಿ ನಿಲ್ಲುವ ಕೆಚ್ಚು ಕಾವ್ಯಕ್ಕಿದೆ

ಕವಯಿತ್ರಿ ಡಾ.ಸುಜಾತ ಅಕ್ಕಿ ಅಭಿಮತ



ಕ್ರಿಯಾ ಮೈಸೂರು ಹಾಗೂ ಸ್ಪಂದನ ಸಾಂಸ್ಕೃತಿಕ ಪರಿಷತ್ತಿನಿಂದ ನಡೆದ ಯುವ ಕವಿಗೋಷ್ಠಿಯನ್ನು ಕವಿ ದೊಡ್ಡನಿಂಗಪ್ಪ ಆಲೂರು ಉದ್ಘಾಟಿಸಿದರು.

ಮೈಸೂರು,ನ.10–ಸಮಾಜದಲ್ಲಿ ನಡೆಯುವ ಅನ್ಯಾಯಗಳನ್ನು ಮೆಟ್ಟಿ ನಿಲ್ಲುವ ಕೆಚ್ಚು ಕಾವ್ಯಕ್ಕಿದೆ. ಈ ಕೆಚ್ಚು ಕಾವ್ಯಕ್ಕೆ ಇರುವುದರಿಂಲೇ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮಾನವತೆಯನ್ನು ನೆಲೆಗೊಳಿಸಲು ಸಾಧ್ಯವಾಗಿದೆ ಎಂದು ಖ್ಯಾತ ಕವಯಿತ್ರಿ ಹಾಗೂ ನಾಟಕಕಾರರಾದ ಡಾ. ಸುಜಾತ ಅಕ್ಕಿ ಅಭಿಪ್ರಾಯಪಟ್ಟರು.

ಕ್ರಿಯಾ ಮೈಸೂರು ಮತ್ತು ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಬೋಗಾದಿಯ ಕ್ರಿಯಾ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ 'ಯುವ ಕವಿಗೋಷ್ಠಿ'ಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಕಾವ್ಯ ವಾಚ್ಯವಾಗಬಾರದು. ಅದು ರೂಪಕ, ಪ್ರತಿಮೆ, ಉಪಮೆಯಿಂದ ಕೂಡಿರಬೇಕು. ಇದರಿಂದ ಕಾವ್ಯದ ಸೊಗಸು ಮತ್ತು ಸೊಗಡು ವರ್ಧಿಸುತ್ತದೆ. ಪದ ಕಿರಿದಾದರೂ ಅರ್ಥ ವಿಸ್ತಾರ ಇರಬೇಕು. ಆಗ ಕಾವ್ಯದ ಸೌಂದರ್ಯ ಹೆಚ್ಚಿ ಅರ್ಥಪೂರ್ಣ ಓದಿನ ಆಸ್ವಾದನೆ ಸಾಧ್ಯವಾಗುತ್ತದೆ ಎಂದರು.

ಯುವ ಕವಿಗೋಷ್ಠಿಯನ್ನು ಉದ್ಘಾಟಿಸಿದ ಕವಿ ಮತ್ತು ಕಾದಂಬರಿಕಾರ ದೊಡ್ಡನಿಂಗಪ್ಪ ಆಲೂರು ಮಾತನಾಡಿ, ಜೀವನದ ಅನುಭವವನ್ನು ಕಾವ್ಯವಾಗಿಸಲು ಕವಿಗೆ ಪ್ರತಿಭೆಯ ಜೊತೆಗೆ ಒಳಮನಸ್ಸು, ಸೂಕ್ಷ್ಮವಾದ ಗ್ರಹಿಕೆ, ಸಂಯಮ, ವಿಸ್ತಾರವಾದ ಓದಿನ ಅಗತ್ಯವಿದೆ ಎಂದು ನುಡಿದರು.

ಕವಿತೆಯನ್ನು ಗೋಷ್ಠಿಗಾಗಿ ವಿಮರ್ಶಕರಿಗಾಗಿ, ಪ್ರಶಸ್ತಿಗಾಗಿ, ಹೆಸರು ಗಳಿಸುವುದಕ್ಕಾಗಿ ಬರೆಯಬಾರದು. ಅದನ್ನು ಮನುಷ್ಯತ್ವದ ನೆಲೆಯಿಂದ ಬರೆಯಬೇಕು. ಬದುಕನ್ನು ಸೂಕ್ಷ್ಮವಾಗಿ ಗ್ರಹಿಸಬೇಕು. ಆಗ ಕಾವ್ಯ ಜೀವದ ಉಸಿರಾಗಿ ಬರುತ್ತದೆ. ಕಾವ್ಯ ನನಗೆ ಬದುಕು, ಅನ್ನ, ಅಸ್ತಿತ್ವ, ಮನುಷ್ಯತ್ವ ಕೊಟ್ಟಿದೆ ಎಂದು ಭಾವುಕರಾಗಿ ನುಡಿದರು.

ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಹಾಗೂ ಸಾಹಿತಿ ಟಿ.ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡಿದರು. ಕ್ರಿಯಾ–ಸಮಾಜದೆಡೆಗೆ ಸಂಸ್ಥೆಯ ಸಂಸ್ಥಾಪಕ ಪ್ರಸನ್ನಕುಮಾರ್ ಕೆರಗೋಡು ಮಾತನಾಡಿ, ಕವಿಗಳಿಗೆ ಹಲವು ಸಲಹೆಗಳನ್ನು ನೀಡಿದರು. ಕ್ರಿಯಾದ ಪ್ರಧಾನ ಸಂಚಾಲಕ ಮಂದಾರ ಎಸ್. ಉಡುಪಿ, ಸಂಚಾಲಕರಾದ ಬಿ. ಕುಮಾರ್, ಕೆ. ಲೋಕೇಶ್, ನಂದಿನಿ, ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಪದಾಧಿಕಾರಿಗಳಾದ ಚಂದ್ರು ಮಂಡ್ಯ, ಡಾ.ಬಿ. ಬಸವರಾಜು, ರವೀಂದ್ರ ಕುಮಾರ್ ಉಪಸ್ಥಿತರಿದ್ದರು. ಕವಿಗೋಷ್ಠಿಯಲ್ಲಿ ಯುವ ಕವಿಗಳಾದ ಎಂ.ಪುರುಷೋತ್ತಮ, ಬಿ.ಎಸ್. ಐಶ್ವರ್ಯ, ಆರ್.ಬಿ.ಭರತ್‌ಕುಮಾರ್, ಜ್ಯೋತಿ ಸೋಮರಾಜು, ಎ.ಎಂ.ಚೈತ್ರ, ಎ.ಎನ್.ದರ್ಶನ್, ಕೆ.ಎಲ್. ಧನುಶ್ರೀ, ಎಸ್.ಕಿರಣ್, ಪಿ.ಎಲ್. ಮಂಜುನಾಥ್, ಎಂ.ಆರ್.ಸುಪ್ರೀತ, ಹೆಚ್.ಎಸ್. ನಂದನ್, ಎಂ.ಪವಿತ್ರ, ಕೆ.ಎನ್.ಪ್ರವೀಣ್, ಕೆ.ಪುನೀತ್, ಸುಪ್ರಿಯ ಶಿವಣ್ಣ, ಸುಚಿತ್ರ, ಎಸ್.ಉಲ್ಲಾಸ್, ಎನ್.ವಿದ್ಯಾ, ಸಂಪತ್ ಕಟ್ಟಿ, ರೂಪ ಶಿವಪ್ರಸಾದ್, ಸಿ.ವಿ. ರವೀಂದ್ರ, ಎಸ್. ರಕ್ಮಿಣಿ, ಶಾಂತಕುಮಾರ್ ಹರವೆ ಕವನ ವಾಚಿಸಿದರು.

ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ...



ಮೈಸೂರಿಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹುಟ್ಟುಹಬ್ಬವನ್ನು ಮಾಜಿ ಉಪ ಮೇಯರ್, ಮೈಸೂರು ನಗರ ಎಸ್‌ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ ನೇತೃತ್ವದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಹಿರಿಯ ಮುಖಂಡ ಅಶೋಕ, ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಸಚಿವ ಎನ್.ಮಹೇಶ್, ಗ್ರಾಮಾಂತರ ಅಧ್ಯಕ್ಷ ಕುಂಬರಳ್ಳಿ ಸುಬ್ಬಣ್ಣ, ಮುಖಂಡರಾದ ಸಿಎಂ.ಮಹದೇವಯ್ಯ, ನಿಕಟಪೂರ್ವ ಯುವ ಮೋರ್ಚಾ ಅಧ್ಯಕ್ಷ ಕಿರಣ್‌ಗೌಡ, ಪ್ರಣವ್ ಇನ್ನಿತರರಿದ್ದರು.

ವ್ಯಕ್ತಿ ನಾಪತ್ತೆ



ಮೈಸೂರು, ನ.10(ಎಂಕೆ)– ಮನೆಯಲ್ಲೇ ಇದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕಾಣೆಯಾಗಿರುವ ಘಟನೆ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಎ.ಕೆ.ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸೋಮಶೇಖರ್ (50 ವರ್ಷ) ಕಾಣೆಯಾದವರು. ಗಾರೆ ಕೆಲಸ ಮಾಡಿಕೊಂಡಿದ್ದ ಇವರು ಅಕ್ಟೋಬರ್ 28ರಂದು ಮನೆಯಲ್ಲೇ ಉಳಿದುಕೊಂಡಿದ್ದು, ಸಂಜೆ ವೇಳೆಗೆ ಕೆಲಸಕ್ಕೆ ಹೋಗಿ ವಾಪಸ್ ಬಂದು ನೋಡಿದಾಗ ಮನೆಯಲ್ಲಿ ಇರಲಿಲ್ಲ. ಸ್ನೇಹಿತರು, ಸಂಬಂಧಿಕರನ್ನು ವಿಚಾರಿಸಿದರು ಪತ್ತೆಯಾಗಿಲ್ಲ ಎಂದು ಸೋಮಶೇಖರ್ ಪತ್ನಿ ಪದ್ಮಾ ಉದಯಗಿರಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಾಣೆಯಾಗಿರುವ ಸೋಮಶೇಖರ್ ಅವರ ಬಗ್ಗೆ ಮಾಹಿತಿ ದೊರೆತಲ್ಲಿ ದೂ.ಸಂ.0821–2418309, ಮೊ.ನಂ. 9480802234ಗೆ ಸಂಪರ್ಕಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

ನ.12, 13ರಂದು ಸ್ಪರ್ಶ್ ಜನಸಂಪರ್ಕ ಕಾರ್ಯಕ್ರಮ

ಮೈಸೂರು: ನವೆಂಬರ್ 12 ಮತ್ತು 13ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೆಂಗಳೂರಿನ ಪಿಸಿಡಿಎ ಕಚೇರಿಯ ಬಹುಪಯೋಗಿ ಸಭಾಂಗಣದಲ್ಲಿ ಸ್ಪರ್ಶ್ ಜನಸಂಪರ್ಕ ಕಾರ್ಯಕ್ರಮ ನಡೆಯಲಿದೆ. ಸ್ಪರ್ಶ್–ಸಂಬಂಧಿತ ಎಲ್ಲಾ ಸಮಸ್ಯೆಗಳು ಮತ್ತು ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಪೇ ಪಾರ್ಕಿಂಗ್‌ನಲ್ಲಿ ದುರ್ವಾಸನೆ ಉಚಿತ!



ಮೈಸೂರು,ನ.10(ಎಂಕೆ)– ಮೈಸೂರು ಗ್ರಾಮಾಂತರ ಬಸ್ ನಿಲ್ದಾಣ (ಸಬರ್‌ಬನ್)ದ ನೆಲಮಹಡಿಯ ದ್ವಿಚಕ್ರ ವಾಹನ ಪಾರ್ಕಿಂಗ್(ಪೇ ಪಾರ್ಕಿಂಗ್) ಸ್ಥಳದಲ್ಲಿ ತಮ್ಮ ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡಲು ಬರುವ ಸವಾರರಿಗೆ ನಿತ್ಯ ಕೊಳಚೆ ನೀರಿನ ದರ್ಶನ ಭಾಗ್ಯ ಲಭಿಸುತ್ತಿದೆ...!

ಮೈಸೂರಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಹೋಗಲು ಬಹುತೇಕ ದ್ವಿಚಕ್ರ ವಾಹನ ಸವಾರರು, ಸೇಫ್ ಎಂಬ ಕಾರಣಕ್ಕೆ ಹಣ ಕೊಟ್ಟು ಬಸ್ ನಿಲ್ದಾಣದ ನೆಲ ಮಹಡಿಯಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ಸ್ಕೂಟರ್ ಮತ್ತು ಬೈಕ್‌ಗಳನ್ನು ನಿಲ್ಲಿಸುವುದರ ಜೊತೆಗೆ ಕೊಳಚೆ ನೀರಿನ ದರ್ಶನ, ದುರ್ವಾಸನೆ ಸಹಿಸಿಕೊಂಡು ಹೋಗಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಬೆಳಗ್ಗೆ 5 ಗಂಟೆಯಿಂದ 9 ಗಂಟೆಯಷ್ಟರಲ್ಲಿ ನೂರಾರು ದ್ವಿಚಕ್ರ ವಾಹನಗಳಿಂದ ಭರ್ತಿಯಾಗುವ ಪಾರ್ಕಿಂಗ್ ಸ್ಥಳದಲ್ಲಿ ಪ್ರತೀ ನಿತ್ಯ ಕೊಳಚೆ ನೀರು ತುಂಬಿಕೊಳ್ಳುತ್ತಿದ್ದು, ಇದರ ನಡುವೆಯೇ ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದೆ. ಕೆಲಸ, ಪ್ರವಾಸ ಇನ್ನಿತರೆ ಕಾರಣಗಳಿಂದ ಪ್ರಯಾಣ ಬೆಳೆಸುವುದಕ್ಕಾಗಿ ರೆಡಿಯಾಗಿ ಬರುವವರು ಕೊಳಚೆ ನೀರಿನೊಳಗೆ ನಡೆದುಕೊಂಡು ಹೋಗಿ, ದುರ್ವಾಸನೆ ಸೇವಿಸುತ್ತಲೇ ತಮ್ಮ ಬೈಕ್ ಅಥವಾ ಸ್ಕೂಟರ್ ಅನ್ನು ನಿಲ್ಲಿಸಿ ಹೊರ ಬರಬೇಕಾಗದ ಹೀನಾಯ ಸ್ಥಿತಿ ನಿರ್ಮಾಣವಾಗಿದೆ.

ಕೊಳಚೆ ನೀರು ವಾಹನಗಳಿಗೆ ಮಾತ್ರವಲ್ಲದೆ ನಮ್ಮ ಬಟ್ಟೆಗೂ ಆವರಿಸುತ್ತಿದ್ದು, ಭಾರೀ ಕಿರಿಕಿರಿಯುಂಟಾಗುತ್ತಿದೆ ಎಂದು ಪ್ರತಿನಿತ್ಯ ಪಾರ್ಕಿಂಗ್ ಮಾಡುವ ಸವಾರರು 'ಮೈಸೂರು ಮಿತ್ರ'ನಿಗೆ ಪಾರ್ಕಿಂಗ್ ಸ್ಥಳದಲ್ಲಿನ ಸಮಸ್ಯೆ ಕುರಿತು ತಿಳಿಸಿದ್ದಾರೆ.

ನಿರ್ವಹಣೆ ಇಲ್ಲ: ಪೇ ಪಾರ್ಕಿಂಗ್ ಸ್ಥಳದಲ್ಲಿ ಸ್ವಚ್ಛತೆ ಜೊತೆಗೆ ಉತ್ತಮ ನಿರ್ವಹಣೆ ಇರಬೇಕು. ಆದರೆ ಇಲ್ಲಿ ಸ್ವಚ್ಛತೆಯೂ ಇಲ್ಲ. ನಿರ್ವಹಣೆಯೂ ಇಲ್ಲ. ಒಂದು ನಿಮಿಷ ತಡವಾದರೂ ಹಣ ಪಡೆಯುತ್ತಾರೆ ಎಂದು ದೂರಿದರು.

ನಾಯಿಗಳ ಕಾಟ: ಕೊಳಚೆ ನೀರಿನ ಜೊತೆಗೆ ನಾಯಿಗಳ ಕಾಟವೂ ಹೆಚ್ಚು. ರಾತ್ರಿ ವೇಳೆ ನಿಲ್ಲಿಸಿದ್ದ ಗಾಡಿ ತೆಗೆದುಕೊಳ್ಳಲು ಬಂದರೆ ಹಿಂಡಿಂಡು ನಾಯಿಗಳು ಅಡ್ಡಾಡುತ್ತಿರುತ್ತವೆ. ಅಲ್ಲದೆ ಕಗ್ಗತ್ತಲು ಬೇರೆ. ಕೊಳಚೆ ನೀರಿನಿಂದ ಕೆಲವರು ಜಾರಿಯೂ ಬಿದ್ದಿದ್ದಾರೆ. ಇದರ ಬಗ್ಗೆ ಪೇ ಪಾರ್ಕಿಂಗ್‌ನವರು ಹಾಗೂ ಬಸ್ ನಿಲ್ದಾಣದಲ್ಲಿನ ಕೆಲ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಕೇಳಿದರೆ ಸರಿಯಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಿಡಿಕಾರಿದ್ದಾರೆ.

ರಂಗಭೂಮಿ ಕಲಾವಿದರು ತಂತ್ರಜ್ಞರಿಗೆ ಬ್ಯಾಡ್ಮಿಂಟನ್ ಪಂದ್ಯಾವಳಿ

ಮೈಸೂರು,ನ.10(ಎಂಟಿವೈ)– ರಂಗಭೂಮಿ ಕಲಾವಿದರು ಹಾಗೂ ತಂತ್ರಜ್ಞರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸುವ ನಿಟ್ಟಿನಲ್ಲಿ ನ.15ರಂದು ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದ ಸಮೀಪವಿರುವ ಗಂಗೋತ್ರಿ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಂಚಾಲಕ ಬಿ.ಆರ್.ರಾಜೇಶ್ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಂಗವಲ್ಲಿ ಮೈಸೂರು, ಮೆಮೊರಿಯಾ ಎಟರ್ನೊ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಾನಸ ಗಂಗೋತ್ರಿ ಒಳಾಂಗಣ ಕ್ರೀಡಾಂಗಣದಲ್ಲಿ ಮೈಸೂರು ರಂಗಭೂಮಿ ಬ್ಯಾಡ್ಮಿಂಟನ್ ಲೀಗ್ ಪಂದ್ಯಾವಳಿ ಆಯೋಜಿಸಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ. ರಂಗಭೂಮಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರು, ತಂತ್ರಜ್ಞರು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಲ್ಲದೆ, ಪ್ರೇಕ್ಷಕರು ರಂಗಭೂಮಿ ಕಲಾವಿದರೊಂದಿಗೆ ಬ್ಯಾಡ್ಮಿಂಟನ್ ಆಡುವುದಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದರು.

ಕಲಾವಿದರು ಸದಾ ರಂಗಭೂಮಿ ಕ್ಷೇತ್ರದಲ್ಲಿಯೇ ದುಡಿಯುವುದರಿಂದ ಕ್ರೀಡೆ ಹಾಗೂ ಕಸರತ್ತು ಮಾಡುವುದರಿಂದ ದೂರ ಉಳಿಯುತ್ತಿದ್ದಾರೆ. ಈ ನಿಟ್ಟಿನಲ್ಲಿ ರಂಗಭೂಮಿ ಕ್ಷೇತ್ರದ ಹೊರತಾಗಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಪ್ರೇರಣೆ ನೀಡಲು ಈ ಪಂದ್ಯಾವಳಿ ಆಯೋಜಿಸಲಾಗಿದೆ. ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ 9886426423 ಸಂಪರ್ಕಿಸುವಂತೆ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ್ ಪಾಲಹಳ್ಳಿ, ಮಂಜುನಾಥಶಾಸ್ತ್ರಿ, ಹೆಚ್.ಆರ್.ರವಿಪ್ರಸಾದ್, ಬಿ.ಆರ್. ದಿಲೀಪ್ ಉಪಸ್ಥಿತರಿದ್ದರು.

ಇಂದು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

ಮೈಸೂರು,ನ.10(ಎಂಟಿವೈ)– ಮೈಸೂರಿನ ಜೆ.ಪಿ.ನಗರದ ಬಾಲ ಗಂಗಾಧರನಾಥಸ್ವಾಮಿ ಪಾರ್ಕ್‌ನಲ್ಲಿ ನ.11ರಂದು ಬೆಳಗ್ಗೆ 10.30ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರು ಹಾಗೂ ಪ್ರಗತಿಪರ ರೈತರ ಸನ್ಮಾನಿಸಲಾಗುತ್ತಿದೆ ಎಂದು ಕಬ್ಬು ಬೆಳೆಗಾರರ ಹೋರಾಟ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬ್ಯಾತಹಳ್ಳಿ ಮಾದಪ್ಪ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳಿಂದ ಕಬ್ಬು ಬೆಳೆಗಾರರ ಹೋರಾಟ ಹಿತರಕ್ಷಣಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಹಾಗೂ ಪ್ರಗತಿಪರ ರೈತರನ್ನು ಸನ್ಮಾನಿಸಲಾಗುತ್ತಿದೆ. ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಯಲ್ಲಿ ರೈತಪರ ಕೆಲಸ ಮಾಡಿದ ಹಾಗೂ ಪ್ರಗತಿಪರ ರೈತರ ಸನ್ಮಾನಿಸಲು ನಿರ್ಧರಿಸಲಾಗಿದೆ. ಸರ್ವೆ ಇಲಾಖೆಯ ಪದ್ಮರಾಜು, ಗೋವಿಂದರಾಜು, ಹೆಚ್.ಎನ್. ಶಂಕರ್‌ಗುರು ಮಾಡ್ರಹಳ್ಳಿ, ಶಂಕರೇಗೌಡ ಬೋಗಾದಿ, ನಾಗರಾಜು ಕಲ್ಲೂರ, ಜಿ.ಆರ್ ಆನಂದ್, ಹೆಚ್.ಎನ್.ನಂಜಪ್ಪ ಅವರನ್ನು ಸನ್ಮಾನಿಸುತ್ತಿರುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡ ರಾದ ಮಹದೇವಸ್ವಾಮಿ, ರಮೇಗೇಶ್, ಸೋಮಣ್ಣ ಪೂಜಾರ್, ಶಿವಣ್ಣ, ವಕೀಲರಾದ ಸುಮಾ ಉಪಸ್ಥಿತರಿದ್ದರು.

ಜೆಎಸ್‌ಎಸ್ ವಿವಾಹ ವೇದಿಕೆಯಿಂದ ವಧು–ವರರ ಸಮಾವೇಶ

ಮೈಸೂರು: ಜೆಎಸ್‌ಎಸ್ ವಿವಾಹ ವೇದಿಕೆ ಆಶ್ರಯದಲ್ಲಿ ಮೈಸೂರಲ್ಲಿ ವಧು–ವರರ ಸಮಾವೇಶವನ್ನು ಏರ್ಪಡಿಸಲಾಗುತ್ತಿದೆ. ಅಲ್ಲದೆ ಚಾಮರಾಜನಗರ ಜೆಎಸ್‌ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ನ.16ರ ಭಾನುವಾರದಂದು ಬೆಳಗ್ಗೆ 11 ಗಂಟೆಗೆ ವಧು–ವರರ ಸಮಾವೇಶ ಏರ್ಪಡಿಸಲಾಗಿದೆ. ಮಾಹಿತಿ ಅಗತ್ಯವಿದ್ದಲ್ಲಿ ಜೆಎಸ್‌ಎಸ್ ಮಹಾ ವಿದ್ಯಾಪೀಠದ ವಿವಾಹ ವೇದಿಕೆ ಕಚೇರಿಯಲ್ಲಿ ಅಥವಾ 0821– 2430322, 8310121328, 94801108 ದೂರವಾಣಿಗಳಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು. www.jssmatrimony.com ಮೂಲಕ ನೋಂದಾಯಿಸಿಕೊಳ್ಳಬಹುದು.

ಮತಗಳ್ಳತನ ವಿರುದ್ಧ ಪ್ರತಿ ಕ್ಷೇತ್ರದಲ್ಲಿ 50 ಸಾವಿರ ಸಹಿ ಸಂಗ್ರಹ

ಕಾರ್ಯಕರ್ತರಿಗೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕರೆ



ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸ್ಥಳೀಯ ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮಾತನಾಡುತ್ತಿರುವುದು.

ಮೈಸೂರು, ನ.10 (ಎಂಕೆ)– ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಲ್ಲಿಯೇ 1.5 ಲಕ್ಷ ವೋಟ್ ಚೋರಿ (ಮತಗಳ್ಳತನ)ಯಾಗಿದೆ ಎಂಬುದರ ಬಗ್ಗೆ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಕೆಪಿಸಿಸಿ ತಿಳಿಸಿದೆ. ಆದ್ದರಿಂದ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿಯೂ ಕನಿಷ್ಠ 50 ಸಾವಿರ ಸಹಿ ಸಂಗ್ರಹ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಕಾಂಗ್ರೆಸ್ ಮುಖಂಡರಿಗೆ ಕರೆ ನೀಡಿದರು.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸ್ಥಳೀಯ ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸಿದ ಅವರು, ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನಕ್ಕೆ ದೇಶದಾದ್ಯಂತ 35 ಕೋಟಿ ಜನರು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಸೂಚಿಸಿದ್ದಾರೆ ಹಾಗೂ ತಮ್ಮ ತಮ್ಮ ಮತಗಟ್ಟೆಗಳಲ್ಲಿ ನಡೆಯುತ್ತಿದ್ದ ಮತಗಳ್ಳತನದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದರು.

ಮತಗಳ್ಳತನ ಅಭಿಯಾನದಲ್ಲಿ ಒಂದು ಕ್ಷೇತ್ರದಿಂದ ಕನಿಷ್ಠ 50 ಸಾವಿರ ಸಹಿ ಸಂಗ್ರಹ ಮಾಡಿದ ನಂತರ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶವ ನಡೆಸಿ, ನಂತರ ರಾಷ್ಟ್ರಪತಿಗಳಿಗೆ ಎಲ್ಲಾ ಸಹಿಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ಇದಾಗಿದೆ. ಆಗಾಗಿ ವೋಟ್ ಚೋರಿ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು. ಈಗಾಗಲೇ ರಾಜ್ಯದಲ್ಲಿ 1.25 ಕೋಟಿ ಸಹಿ ಸಂಗ್ರಹವಾಗಿದ್ದು, ಅಭಿಯಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಈ ಮೂಲಕ ದೇಶ ಉಳಿಸುವ ಕಾರ್ಯಕ್ಕೆ ರಾಹುಲ್ ಗಾಂಧಿ ಅವರೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ತನ್ವೀರ್ ಸೇಠ್ ಮಾತನಾಡಿ, ಒಂದು ದೇಶ, ಒಂದು ಚುನಾವಣೆ, ಒಂದು ಧರ್ಮ ಎಂಬ ಸಂವಿಧಾನದ ವಿರೋಧಿ ಕುತಂತ್ರಗಳನ್ನು ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್ ಗೆಲ್ಲುವ ಕಡೆಯಲೆಲ್ಲಾ ಬಿಜೆಪಿ ವೋಟ್ ಚೋರಿಮೂಲಕ ಗೆಲ್ಲುತ್ತಿದೆ. ಕಳೆದ 11 ವರ್ಷಗಳಿಂದಲೂ ಬಿಜೆಪಿ ಅಡ್ಡ ದಾರಿಯ ಮೂಲಕವೇ ಅಧಿಕಾರ ಹಿಡಿಯುತ್ತಿದೆ ಎಂದು ದೂರಿದರು.

ಶಾಸಕರಾದ ಕೆ.ಹರೀಶ್‌ಗೌಡ, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಕೆಎಂಎಫ್ ನಿರ್ದೇಶಕ ಈರೇಗೌಡ, ಮೃಗಾಲಯ ಪ್ರಾಧಿಕಾರದ ನಿರ್ದೇಶಕ ಹಾಡ್ಯ ರಂಗಸ್ವಾಮಿ, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ನಗರ ಮತ್ತು ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

ಅಂಬೇಡ್ಕರ್ ಪ್ರತಿಮೆ ನಿರ್ಮಾಣ, ಸ್ವಾಗತ ಕಮಾನು, ಮನೆಗಳ ಮಂಜೂರಾತಿಗೆ ಆಗ್ರಹಿಸಿ

ದಲಿತ ಒಕ್ಕೂಟ ತಾಲೂಕು ಕಚೇರಿಗೆ ಮುತ್ತಿಗೆ

ಕೆ.ಆರ್.ಪೇಟೆ, ನ.10–ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ದಲಿತ ಪರ ಸಂಘಟನೆಗಳ ಒಕ್ಕೂಟದ ಸಾವಿರಾರು ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು

ತಾಲೂಕು ದಲಿತ ಸಂಘಟನೆಗಳ ಒಕ್ಕೂಟ, ತಾಲೂಕು ಛಲವಾದಿ ಮಹಾಸಭಾ, ಕರ್ನಾಟಕ ದಸಂಸ, ಕರ್ನಾಟಕ ದಲಿತ ಸೇನೆ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ತಮಟೆ ಚಳುವಳಿ ಮೂಲಕ ಮೆರವಣಿಗೆ ನಡೆಸಿದ ಸಾವಿರಾರು ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದರು.


ದಲಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿ ಮುಂಭಾಗ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಬೇಕು. ಪಟ್ಟಣದ ಟಿ.ಬಿ.ವೃತ್ತದ ಬಳಿಯಿರುವ ಲೋಕೋಪಯೋಗಿ ಇಲಾಖೆ ಜಾಗದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲು ಜಿಲ್ಲಾಡಳಿತ ಅವಕಾಶ ನೀಡಬೇಕು. ಇಲ್ಲದಿದ್ದರೆ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದಲೇ ನಿಧಿ ಸಂಗ್ರಹಿಸಿ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪನೆ ಮಾಡಬೇಕಾಗುತ್ತದೆ ಇದಕ್ಕೆ ಅಡ್ಡಿ ಪಡಿಸಿದರೆ ಜೈಲಿಗೆ ಹೋಗಲು ಸಿದ್ದವಿರುವುದಾಗಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹೋರಾಟ ಸಮಿತಿ ಅಧ್ಯಕ್ಷರಾದ ಪುರಸಭಾ ಸದಸ್ಯ ಡಿ.ಪ್ರೇಮಕುಮಾರ್ ಎಚ್ಚರಿಕೆ ನೀಡಿದರು.

ಪಟ್ಟಣದ ಹಳೆ ಕಿಕ್ಕೇರಿ ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಿ ಸ್ವಾಗತ ಕಮಾನುಗಳನ್ನು ನಿರ್ಮಾಣ ಮಾಡಿಕೊಡಬೇಕು. ಈ ಬಗ್ಗೆ ಹಲವು ವರ್ಷಗಳಿಂದಲೂ ದಲಿತ ಸಂಘಟನೆಗಳು ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ ಆದರೂ ಸಹ ಸರ್ಕಾರವಾಗಲಿ, ತಾಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ತುರ್ತಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಚಳುವಳಿ ಆರಂಭಿಸಲಾಗುವುದು ಎಂದು ಎಚ್ಚರಿಸಿದರು

ಪ್ರತಿಭಟನೆಯಲ್ಲಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜಯ್ಯ, ಸಂಚಾಲಕ ಸೋಮಸುಂದರ್, ಉಪಾಧ್ಯಕ್ಷ ಡಿ.ಜಿ.ಎಸ್.ಗಂಗಾಧರ್, ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಊಚನಹಳ್ಳಿ ನಟರಾಜ್, ಛಲವಾದಿ ಮಹಾಸಭಾ ಜಿಲ್ಲಾ ಉಸ್ತುವಾರಿ ಮಾಂಬಳ್ಳಿ ಜಯರಾಂ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಲಕ್ಷ್ಮೀಪುರ ರಂಗಸ್ವಾಮಿ, ಡಿಎಸ್‌ಎಸ್ ತಾಲೂಕು ಸಂಚಾಲಕ ನಾಟನಹಳ್ಳಿ ಸೋಮರಾಜು, ಸಿಂಧಘಟ್ಟ ಜಗದೀಶ್, ಹಳೆಯೂರು ದೇವರಾಜು, ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಸಂತೋಷ್‌ಕುಮಾರ್, ಬಂಡಿಹೊಳೆ ರಮೇಶ್, ಬಂಡಿಹೊಳೆ ಕೃಷ್ಣಮೂರ್ತಿ, ದಲಿತ ಸೇನೆ ಜಿಲ್ಲಾಧ್ಯಕ್ಷ ಎನ್.ಜೆ. ಮಂಜು, ತಾಲೂಕು ಅಧ್ಯಕ್ಷ ಚೌಡೇನಹಳ್ಳಿ ದೇವರಾಜು, ಗಿರಿ, ಕತ್ತರಘಟ್ಟ ರಾಜೇಶ್, ಮುದುಗೆರೆ ಮಹೇಂದ್ರ, ವಡ್ಡರಹಳ್ಳಿ ರಮೇಶ್, ಚನ್ನಕೃಷ್ಣ, ಹರಿಹರಪುರ ನರಸಿಂಹ, ಐಪನಹಳ್ಳಿ ರವಿ, ಅಕ್ಕಿಹೆಬ್ಬಾಳು ಗಣೇಶ್, ಆನಂದ್, ಸೂರಿ, ಅಂಬೇಡ್ಕರ್ ಮಹಿಳಾ ಹೋರಾಟ ಸಂಘಟನೆ ಕಮಲಾಕ್ಷಿ, ಕರವೇ ಸ್ವಾಭಿಮಾನಿ ಸೇನೆ ಅಧ್ಯಕ್ಷ ಸಮೀರ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾಕಾರರು ತಹಸೀಲ್ದಾರ್ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿ ಮುಸ್ಲಿಂ ಯುವಕರ ಸಂಘದ ಸದಸ್ಯರೂ ಸಹ ಬೆಂಬಲ ಸೂಚಿಸಿ ಭಾಗವಹಿಸಿದ್ದರು.

ಸರ್ಕಾರದ ಸಹಾಯಹಸ್ತ ಬಾಯಿ ಮಾತಲ್ಲೇ ಇದೆ

ಮೃತ ಯೋಧ ಜಾನುವಿನ ಪತ್ನಿ ರಂಜಿತಾ ಅಳಲು

ಕಿಕ್ಕೇರಿ, ನ.10–ಯೋಧರಾದ ತನ್ನ ಪತಿ ಜನಾರ್ಧನಗೌಡ(ಜಾನು) ಅಗಲಿ 3 ವರ್ಷ ಕಳೆಯುತ್ತಾ ಬಂದಿದೆ. ಸರ್ಕಾರದ ಸಹಾಯ ಹಸ್ತ ಬಾಯಿ ಮಾತಲ್ಲೇ ಉಳಿದುಕೊಂಡಿದೆ ಎಂದು ಮೃತ ಯೋಧ ಜಾನುವಿನ ಪತ್ನಿ ರಂಜಿತಾ ಬಿಕ್ಕಿ ಬಿಕ್ಕಿ ಅಳಲು ತೋಡಿಕೊಂಡರು.


ಅಗಲಿದ ಯೋಧ ಜನಾರ್ಧನಗೌಡರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ರಂಜಿತಾ, ಸುರೇಶ್, ಕೆ.ಎಸ್. ಪ್ರಭಾಕರ್, ಭಾರತಿ ಪ್ರಕಾಶ್ ಮತ್ತಿತರರು ಇದ್ದರು.

ಪಟ್ಟಣದ ನಿವಾಸಿ ಮೃತ ಯೋಧ ಜನಾರ್ಧನಗೌಡರ ನೆನಪಿನಲ್ಲಿ ಇವರ ಸ್ನೇಹಿತ ಬಳಗ ಕಿಕ್ಕೇರಮ್ಮ ಷಟಲ್‌ಕಾಕ್ ಕ್ಲಬ್, ಗ್ರಾಮಸ್ಥರ ಸಹಕಾರದಲ್ಲಿ ಯೋಧನ ಪುತ್ಥಳಿ ಅನಾವರಣಗೊಳಿಸಿದ ಸಂದರ್ಭದಲ್ಲಿ ತಮ್ಮ ಕಷ್ಟದ ಬದುಕನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಎಚ್.ಟಿ. ಮಂಜು, ಜಿಲ್ಲಾಧಿಕಾರಿಗಳು ತಮ್ಮ ಪತಿ ಮೃತರಾದ ವೇಳೆ ಶವಸಂಸ್ಕಾರಕ್ಕೆ ಸರ್ಕಾರಿ ಗೌರವ ಸಲ್ಲಿಸಿದರು. ಸ್ಥಳೀಯ ಮುಖಂಡರಿಂದ ಹಿಡಿದು ಎಲ್ಲರೂ ಉದ್ಯೋಗ ಕೊಡಿಸುವ ಭರವಸೆ ನೀಡಿದರು. ಎಲ್ಲವೂ ಸಿಗಲಿದೆ ಎಂದು ಸಮಾಧಾನವಿತ್ತು ತನಗೆ ಇಬ್ಬರು ಪುಟ್ಟ ಮಕ್ಕಳಿದ್ದು ಜೀವನ ನಿರ್ವಹಣೆ ದುಃಸ್ಥರವಾಗಿದೆ. ಸಮಾರಂಭ, ಭರವಸೆಗಳಲ್ಲಿ ತನಗೆ ನಂಬುಗೆ ಇಲ್ಲವಾಗಿದೆ. ಯೋಧ, ಯೋಧರ ಕುಟುಂಬವನ್ನು ಇಂದಿನ ವ್ಯವಸ್ಥೆ ನಡೆಸಿಕೊಳ್ಳುವ ರೀತಿ ಬೇಸರವಾಗಿದೆ ಎಂದು ಗದ್ಗದಿತರಾದರು.

ಕೆಪಿಸಿಸಿ ಸದಸ್ಯ ಸುರೇಶ್, ಜಿಪಂ ಮಾಜಿ ಅಧ್ಯಕ್ಷ ಕೆ.ಎಸ್. ಪ್ರಭಾಕರ್, ಕ್ಲಬ್ ದಿನೇಶ್‌ಬಾಬು, ಕೇಶವಮೂರ್ತಿ, ಕುಮಾರಸ್ವಾಮಿ, ಕೆ.ಪಿ.ಮಧುಕರ್, ಮಂಜುನಾಥ್, ಬೇಲೂರೇಗೌಡ, ಎಲ್.ಎಸ್. ಧರ್ಮಪ್ಪ, ಹೈಕೋರ್ಟ್ ಅಪರ ಸರ್ಕಾರಿ ವಕೀಲ ಕೆ.ಪಿ. ಯೋಗಣ್ಣ, ಗ್ರಾಪಂ ಅಧ್ಯಕ್ಷ ಕೆ.ಬಿ. ಚಂದ್ರಶೇಖರ್, ಮಾಜಿ ಅಧ್ಯಕ್ಷ ಕೆ.ವಿ. ಅರುಣಕುಮಾರ್, ಕೆ.ಟಿ. ಪರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಐಕನಹಳ್ಳಿ ಕೃಷ್ಣೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಬಿ.ಮಧು, ಐಸಿಎಲ್ ರಾಜಶೇಖರ್, ಕಡಹೆಮ್ಮಿಗೆ ರಮೇಶ್, ಮಾಜಿ ಯೋಧರಾದ ಲೋಕೇಶ್, ದಾಸಪ್ಪಶೆಟ್ಟಿ, ಯೋಧನ ತಂದೆ ಪ್ರಕಾಶ್, ಸಹೋದರ ಕೆ.ಪಿ. ಮಹೇಂದ್ರ ಮತ್ತಿತರರು ಇದ್ದರು.

ಮನಸ್ಸಿನ ಮಾಲಿನ್ಯವನ್ನು ತೊಳೆಯುವಲ್ಲಿ ದೇವಾಲಯಗಳ ಪಾತ್ರ ಮಹತ್ವದ್ದು: ನಿಶ್ಚಲಾನಂದಶ್ರೀ

ಮದ್ದೂರು, ನ.10–ದೇಹ ಅಶುದ್ಧವಾದರೆ ಸ್ನಾನ ಮಾಡಿ ಸ್ವಚ್ಛಗೊಳ್ಳುವಂತೆ ಮನಸ್ಸಿನ ಮಾಲಿನ್ಯವನ್ನು ತೊಳೆಯುವಲ್ಲಿ ದೇವಾಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮಿಜಿ ಅಭಿಪ್ರಾಯಪಟ್ಟರು.

ತಾಲೂಕಿನ ಆತಗೂರು ಹೋಬಳಿಯ ದೊಡ್ಡ ಅಂಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಹುಚ್ಚಮ್ಮ ದೇವಿ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಆರ್ಶೀವಚನ ನೀಡಿದ ಅವರು, ಬದುಕಿನ ಜಂಜಾಟದಲ್ಲಿ ಮಲೀನಗೊಂಡ ಮನಸ್ಸನ್ನು ಶುದ್ಧಗೊಳಿಸಿ ಶಾಂತಿ, ನೆಮ್ಮದಿ ನೀಡಿ ಸಂತೈಸುವ ತಾಣ ದೇವಾಲಯಗಳಾಗಿವೆ. ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ ಎಂದರು.

ತುಮಕೂರು ಸಿದ್ದಗಂಗೆ ಮಠದ ಶ್ರೀ ಶ್ರೀ ಸಿದ್ದಲಿಂಗಸ್ವಾಮಿ ಮಾತನಾಡಿ, ಮನುಷ್ಯ ತನ್ನ ಬದುಕಿನಲ್ಲಿ ಸದ್ಗುಣಗಳನ್ನು ರೂಢಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ. ಇಂಥ ಸದ್ಗುಣಗಳನ್ನು ದೇವಾಲಯಗಳು ರೂಪಿಸಬಲ್ಲವು. ಬದುಕಿನಲ್ಲಿ ಉತ್ತಮ ಮೌಲ್ಯಗಳನ್ನು ದೊರ ಕಿಸಿಕೊಡಲು ದೇವಾಲಯಗಳು ಸಹಕಾರಿ ಯಾಗಿವೆ ಎಂದರು. ಶಾಸಕ ಕೆ.ಎಂ. ಉದಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಸಚಿವ ಗೋಪಾಲಯ್ಯ, ಶ್ರೀ ಕದಂಬ ಜಂಗದ ಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಶ್ರೀ ಅಂಕನಾಥೇ ಶ್ವರಸ್ವಾಮಿ ದೇವಸ್ಥಾನದ ಅರ್ಚಕ ಪ್ರಕಾಶ್, ಆರೋಗ್ಯ ಮತ್ತು ಕುಟುಂಬ ಇಲಾಖೆ ನಿವೃತ್ತ ನಿರ್ದೇಶಕಿ ಈ.ಎಸ್.ಪುಷ್ಪ ಲತಾ, ನಿವೃತ್ತ ಜಂಟಿ ನಿರ್ದೇಶಕ ಕೆ.ಅಪ್ಪಾಜಿ, ಹುಚ್ಚಮ್ಮ ದೇವಿ ದೇವಸ್ಥಾನ ಸೇವಾಟ್ರಸ್ಟ್ ಪದಾಧಿಕಾರಿಗಳು, ಯಜಮಾನರು ಹಾಗೂ ಗ್ರಾಮಸ್ಥರು ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿದ್ದರು.

ಇಂದು ಮಂಡ್ಯಕ್ಕೆ ಸಚಿವ ಸಂತೋಷ್ ಲಾಡ್

ಮಂಡ್ಯ: ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ನ.11 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 9.30 ಗಂಟೆಗೆ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಸಿಇಓ ಹಾಗೂ ಜಿಲ್ಲಾ ಎಸ್ಪಿಯವರೊಂದಿಗೆ ಮಂಡ್ಯ ನಗರದ ಪರಿವೀಕ್ಷಣಾ ಮಂದಿರದಲ್ಲಿ ಸಭೆ ನಡೆಸಲಿದ್ದಾರೆ.

ಬೆಳಗ್ಗೆ 10.15 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಗೆ ಬೇಟಿ ನೀಡಲಿದ್ದಾರೆ. 11 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ "ಸ್ಮಾರ್ಟ್ ಕಾರ್ಡ್" ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸಲಿದ್ದಾರೆ.

ದೊಡ್ಡಣ್ಣ ನಿಧನ



ಭಾರತೀನಗರ, ನ.10– ಇಲ್ಲಿಗೆ ಸಮೀಪದ ಮೆಲ್ಲಹಳ್ಳಿಯ ತಾಲೂಕು ಬೋರ್ಡ್ ಮಾಜಿ ಸದಸ್ಯ ಗ್ರೈನೇಜ್ ದೊಡ್ಡಣ್ಣ(75) ಅನಾರೋಗ್ಯದಿಂದ ಸೋಮವಾರ ಸಂಜೆ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ಅನ್ನಪೂರ್ಣ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಕೆ.ಎಂ. ದೊಡ್ಡಿಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಜರುಗಲಿದೆ.

ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮಂಡ್ಯ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕೆಯುಡಬ್ಲ್ಯೂಜೆ ಕಾರ್ಯದರ್ಶಿ ಮತ್ತೀಕೆರೆ ಜಯರಾಂ ನೇತೃತ್ವದ ತಂಡ ಜಯಭೇರಿ ಬಾರಿಸಿದೆ ಅಧ್ಯಕ್ಷರಾಗಿ ಕೆ.ಎನ್.ರಾಘವೇಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಡಿ.ಶಶಿಧರ ಕಾಡುಕೊತ್ತನಹಳ್ಳಿ ಆಯ್ಕೆಯಾಗಿದ್ದಾರೆ.


ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾದವರು.

ರಾಜ್ಯ ಸಮಿತಿ ಸದಸ್ಯರಾಗಿ ಸಿ.ಎನ್. ಮಂಜುನಾಥ, ಖಜಾಂಚಿಯಾಗಿ ಆರ್.ಎನ್. ನಂಜುಂಡಸ್ವಾಮಿ, ಉಪಾಧ್ಯಕ್ಷರಾಗಿ ಕೆ.ಸಿ. ಮಂಜುನಾಥ, ರವಿ ಸಾವಂದಿಪುರ, ಸಿ.ಎ. ಲೋಕೇಶ್ ಚಿನಕುರಳಿ, ಕಾರ್ಯದರ್ಶಿಯಾಗಿ ಎನ್.ನಾಗರಾಜು, ಕೆ.ಎನ್.ನಾಗೇಗೌಡ, ಎಚ್.ಶಿವರಾಜು ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಎನ್.ಅಶೋಕ್, ಸಿ. ಆನಂದ, ಕುಮಾರಸ್ವಾಮಿ, ಎ.ಬಿ.ಚೇತನ್ ಕುಮಾರ್, ಸಿ.ಎಸ್.ದೀಪಕ್, ಕೆ.ಎನ್. ಪುಟ್ಟಲಿಂಗೇಗೌಡ, ಎಸ್.ಪುಟ್ಟಸ್ವಾಮಿ, ಮೋಹನ್‌ಕುಮಾರ್ ರಾಗಿಮುದ್ದನಹಳ್ಳಿ, ಡಿ.ಡಿ.ರೋಹಿತ್, ಎಂ.ಶೇಷು, ಎಸ್.ಸಿ. ಸಂತೋಷ್, ಸಿದ್ದೇಗೌಡ ಸೇರಿದಂತೆ ಮತ್ತೊಂದು ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಆರ್.ವಿನಯ್, ವಿನೋದ್, ಎಂ. ನಾಗೇಶ್ ಚುನಾಯಿತರಾಗಿದ್ದಾರೆ. ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ತೇಜಸ್ವಿ ಹಾಗೂ ವಿನೋದ್ ಅವರಿಗೆ ತಲಾ 113 ಮತಗಳು ಲಭಿಸಿದ ಹಿನ್ನೆಲೆಯಲ್ಲಿ ಲಾಟರಿಯಲ್ಲಿ ವಿನೋದ್ ಅವರಿಗೆ ಜಯ ಲಭಿಸಿತು.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರ ವರೆಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮತದಾನ ನಡೆಯಿತು. ಚುನಾವಣಾಧಿಕಾರಿ ಶಿವನಂಜಯ್ಯ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಿದರು. ಸಹಾಯಕ ಚುನಾವಣಾಧಿಕಾರಿ ಶಿವಕುಮಾರ್ ಕಾರ್ಯ ನಿರ್ವಹಿಸಿದರು.

'ಮೈಸೂರು ಮಿತ್ರ'ದ ಪ್ರತಿನಿಧಿಗಳಿಬ್ಬರು ಆಯ್ಕೆ



ಚಿನಕುರಳಿ: 'ಮೈಸೂರು ಮಿತ್ರ' ಪ್ರತಿನಿಧಿ ಎ.ಎಸ್. ಲೋಕೇಶ್ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.



ಶ್ರೀರಂಗಪಟ್ಟಣ: ತಾಲೂಕು 'ಮೈಸೂರು ಮಿತ್ರ' ಪ್ರತಿನಿಧಿ ವಿನಯ್ ಕಾರೇಕುರ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ನಾಗಮಂಗಲ ಸುತ್ತಮುತ್ತ ಇಂದು ವಿದ್ಯುತ್ ವ್ಯತ್ಯಯ

ನಾಗಮಂಗಲ, ನ.10– ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹರದನಹಳ್ಳಿ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಭೀಮನಹಳ್ಳಿ ಎನ್.ಎನ್.ಹೆ.ವೈ. ಶಿಲ್ಪಾಪುರ ಎನ್.ಜಿ.ವೈ., ದೇವಲಾಪುರ ಕುಡುಗು ಬಾಳು ಹರದನಹಳ್ಳಿ ಮುತ್ಸಂದ್ರ ಯಡುವನ ಹಳ್ಳಿ ಹಾಗೂ ಬಿ.ಎಂ ಹಳ್ಳಿ 11 ಕೆ.ವಿ ಮಾರ್ಗಗಳಿಗೆ ಒಳಪಡುವ ಹರದನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿ, ದೇವರಮಲ್ಲ ನಾಯಕನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ದೇವಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಗಳಿಗೆ ನ.12 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಒಂದನೇ ಪುಟದಿಂದ

ಇದನ್ನ ನಾ ಸಹಿಸಲ್ಲ...

ಹೆಚ್ಚು ಜನರು ನನ್ನ ಬಳಿ ಬರುತ್ತಾರೆ. ಅಧಿಕಾರಿಗಳು ಮೈಸೂರಿನ ಕಚೇರಿಯಲ್ಲೇ ಕುಳಿತು ಜನರ ಅಹವಾಲು ಕೇಳಿದ್ದರೆ ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುತ್ತಿದ್ದರೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಜನರನ್ನು ಹೀಗೆ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.

ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಾದ ನೀವು ಜನರ ಸೇವೆ ಮಾಡುವ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿದ್ದೀರಾ. ಆಗಿದ್ದ ಮೇಲೆ ಪ್ರಮಾಣ ಮಾಡಿದಂತೆ ನಡೆಯಬೇಕಲ್ಲವೇ ಎಂದು ಪ್ರಶ್ನಿಸಿದರು.

ಜನರ ಅಲೆಸಬೇಡಿ: ಚುನಾವಣೆಯಲ್ಲಿ ಗೆದ್ದು ಬರುವ ಜನಪ್ರತಿನಿಧಿಗಳು ಐದು ವರ್ಷ ಮಾತ್ರ ಇರುತ್ತಾರೆ. ಆದರೆ ನಾವು ನಿವೃತ್ತಿವರೆಗೆ ಶಾಶ್ವತವಾಗಿ ಇರುತ್ತೇವೆ ಎಂಬ ಭಾವನೆ ಬಿಟ್ಟು ಕೆಲಸ ಮಾಡಿ. ಇನ್ನು ಮುಂದಾದರೂ ಜನರನ್ನು ಅಲೆದಾಡಿಸದೆ ಅವರ ಕೆಲಸಗಳನ್ನು ಶೀಘ್ರವಾಗಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದರು.

ಆದೇಶ ಪಾಲಿಸದ ಅಧಿಕಾರಿಗಳ ಪಟ್ಟಿ ನೀಡಿ: ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ತಾಲೂಕು ಕೇಂದ್ರದಲ್ಲಿ ನೆಲೆಸಿ ಜನರ ಸಮಸ್ಯೆ ಆಲಿಸಿ, ಅದನ್ನು ಶೀಘ್ರ ಪರಿಹಾರ ಮಾಡಬೇಕು ಎಂದು ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರಿಗೆ ತಿಳಿಸಿದರು.

ಜಿಲ್ಲಾ ಪಂಚಾಯತಿ ಸಿಇಒ ಸೇರಿದಂತೆ ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೆ. ಆದರೆ ಇದನ್ನು ಪಾಲಿಸುತ್ತಿಲ್ಲ. ಇದರಿಂದ ಇನ್ಸ್‌ಪೆಕ್ಟರ್‌ಗಳು, ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಬಗ್ಗೆ ಬಹಳಷ್ಟು ದೂರು ಬರುತ್ತಿದೆ. ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ್ದರೆ ಕೆಲಸ ಕದಿಯುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿಕ್ಕಿಬೀಳುತ್ತಾರೆ. ಆದರೆ ಇಲ್ಲಿವರೆಗೆ ಇಂತಹ ಕೆಲಸ ಏಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.

ನಿಮ್ಮ ಕೆಲಸ ಸಮಾಧಾನ ತಂದಿಲ್ಲ: ಮೈಸೂರು ಜಿಲ್ಲೆಯ ಅಭಿವೃದ್ಧಿ ವೇಗ ಹೆಚ್ಚಾಗಬೇಕು. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳ್ಳಬೇಕು ಎಂದು ಕಳೆದ ಬಾರಿಯ ಕೆಡಿಪಿ ಸಭೆಯಲ್ಲಿ ಕೂಡ ನಾನು ಸೂಚನೆ ನೀಡಿದ್ದೆ. ಆದರೆ ನನಗೆ ನಿಮ್ಮ ಕೆಲಸ ಸಮಾಧಾನವಾಗಿಲ್ಲ, ನಿರೀಕ್ಷಿತ ಮಟ್ಟದಲ್ಲಿ ವೇಗ ಪಡೆದುಕೊಂಡಿಲ್ಲ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಫಲಿತಾಂಶ ಸುಧಾರಣೆಗೆ ಬ್ಲೂ ಪ್ರಿಂಟ್: ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಈ ಹಿನ್ನೆಲೆ ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಅಗ್ರ ಸ್ಥಾನ ಪಡೆಯುತ್ತಿತ್ತು. ಆದರೆ ಈಗ ಮೈಸೂರು ಜಿಲ್ಲೆ 7 ರಿಂದ 14 ನೇ ಸ್ಥಾನಕ್ಕೆ ಕುಸಿದಿದೆ. ಇದಕ್ಕೆ ಕಾರಣವೇನು ಎಂದು ಡಿಡಿಪಿಐ ಸೇರಿದಂತೆ ಶಿಕ್ಷಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಬಾರಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬರಬೇಕು ಎಂದು ತಾಕೀತು ಮಾಡಿದ ಸಿದ್ದರಾಮಯ್ಯ, ಈ ಸಂಬಂಧ ಯಾವ ರೀತಿಯ ಸುಧಾರಣಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಬ್ಲೂ ಪ್ರಿಂಟ್ ತಯಾರಿಸಿ ಎಂದು ಸಲಹೆ ನೀಡಿದರು.

ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ: ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಊಟದ ವ್ಯವಸ್ಥೆ ಬಗ್ಗೆ ಗಮನ ನೀಡಬೇಕು, ಆಗಾಗ ಅಧಿಕಾರಿಗಳು ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಈ ವಿಚಾರದಲ್ಲಿ ನಿಮ್ಮ ಕಾರ್ಯ ವೈಖರಿ ಬಗ್ಗೆ ನಾನು ಗಮನಿಸುತ್ತಿರುತ್ತೇನೆ ಎಂದು ಎಚ್ಚರಿಸಿದರು.

ಹಾಲಿನ ಮಾರುಕಟ್ಟೆ ವಿಸ್ತರಿಸಿ: ಮೈಸೂರು ಜಿಲ್ಲೆಯಲ್ಲಿ ದಿನ ಕಳೆದಂತೆ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿದೆ ಎಂದು ಅಂಕಿ ಅಂಶಗಳ ಸಹಿತ ವಿವರಣೆ ನೀಡಿದ ಸಿದ್ದರಾಮಯ್ಯ ಅವರು, ಹಾಲಿನ ಉತ್ಪಾದನೆ ಹೆಚ್ಚಾದಂತೆ ಮಾರುಕಟ್ಟೆ ಕೂಡ ವಿಸ್ತರಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಮೈಸೂರು ಜಿಲ್ಲೆಯಲ್ಲಿ ರಾಸುಗಳಿಗೆ ಕಾಲುಬಾಯಿ ರೋಗ ಬರದಂತೆ ಎಷ್ಟು ಲಸಿಕೆ ಹಾಕಲಾಗಿದೆಯೇ ಎಂದು ಸಿದ್ದರಾಮಯ್ಯ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಕೇಳಿದರು.

ಮೈಸೂರು ಜಿಲ್ಲೆಯಲ್ಲಿ ಶೇಕಡ 96.55 ರಷ್ಟು ಲಸಿಕೆ ಹಾಕಲಾಗಿದೆ, ಕುರಿ, ಮೇಕೆಗಳಲ್ಲಿ ಕುರುಳು ಬೇನೆ ರೋಗದ ವಿರುದ್ಧ ಶೇಕಡ 100.69 ರಷ್ಟು ಲಸಿಕೆ ಹಾಕಲಾಗಿದೆ, ಜಾನುವಾರುಗಳಲ್ಲಿ ಕಂದು ರೋಗದ ವಿರುದ್ಧ ಶೇಕಡ 93.33 ರಷ್ಟು ಲಸಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ಅಂಕಿ ಅಂಶ ಸಹಿತ ಮಾಹಿತಿ ನೀಡಿದರು.

ಕಾಡಿನಿಂದ ಹುಲಿ, ಆನೆ ಬರದಂತೆ ವೈಜ್ಞಾನಿಕ ಪರಿಹಾರ ಸೂತ್ರ ರೂಪಿಸಿ

ಹುಲಿ, ಆನೆ ಸೇರಿದಂತೆ ಇತರೆ ವನ್ಯಜೀವಿಗಳು ಅರಣ್ಯದಿಂದ ಹೊರಗೆ ಬಾರದಂತೆ ವೈಜ್ಞಾನಿಕವಾದ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಮಾನವ– ಹುಲಿ ಸಂಘರ್ಷದ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದ ಸಿದ್ದರಾಮಯ್ಯ ಅವರು ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಬರಲು ಕಾರಣವೇನು ಎಂದು ಪ್ರಶ್ನಿಸಿದರು.


ಪ್ರಾಣಿ ಮತ್ತು ಮಾನವನ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸಭೆ ಕರೆಯುತ್ತೇನೆ. ಆ ವೇಳೆ ಪ್ರಾಣಿಗಳು ಅರಣ್ಯ ಬಿಟ್ಟು ಹೊರಗೆ ಬರಲು ಕಾರಣವೇನು ಎಂಬ ಬಗ್ಗೆ ವೈಜ್ಞಾನಿಕ ಕಾರಣ ನೀಡಬೇಕು ಎಂದು ತಾಕೀತು ಮಾಡಿದರು.


ಕಾಡಿನ ನೀರಿನ ಗುಂಡಿಗಳನ್ನು ತುಂಬಿಸಬೇಕು, ಅರಣ್ಯದಲ್ಲಿ ಬೆಳೆದಿರುವ ಲಂಟನಾ (ಕಳೆ ಸಸ್ಯ) ತೆರವು ಮಾಡಬೇಕು, ಆನೆ, ಹುಲಿಗಳು ಹೊರಗೆ ಬರದಂತೆ ನಿರಂತರ ನಿಗಾ ವಹಿಸಬೇಕು ಎಂದು ಅರಣ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಾಣಿ– ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅರಣ್ಯಾಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು.

ಅರಣ್ಯ ಹಕ್ಕು ಕಾಯ್ದೆಯಲ್ಲಿ 7 ಸಾವಿರ ಅರ್ಜಿಗಳು ಬಂದಿದೆ, ಆದರೆ ಇದರಲ್ಲಿ 5,900 ಅರ್ಜಿಗಳು ತಿರಸ್ಕರಿಸಲ್ಪಟ್ಟಿದ್ದು, ಇದಕ್ಕೆ ಕಾರಣವೇನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು, ಸ್ಪಷ್ಟ ಹಾಗೂ ನೈಜ ಕಾರಣ ನೀಡದ ಅರ್ಜಿಗಳನ್ನು ಮರು ಪರಿಶೀಲನೆ ಮಾಡಲಾಗುತ್ತಿದೆ ಎಂದು ಇದೇ ವೇಳೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸ್ಪಷ್ಟನೆ ನೀಡಿದರು. ಹಾಡಿಗಳಲ್ಲಿ ಸಮರ್ಪಕ ಕುಡಿಯುವ ನೀರು, ಅನಿಯಮಿತ ವಿದ್ಯುತ್ ಸಂಪರ್ಕ ನೀಡಬೇಕು, ಹಾಡಿ ಜನರಿಗೆ ಯಾವುದೇ ಸಮಸ್ಯೆ ಆಗದಂತೆ ಗಮನ ನೀಡಬೇಕು. ಅರಣ್ಯ ವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಬೇಕು ಎಂದು ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಈ ವೇಳೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು ಅವರು, ಹೆಚ್.ಡಿ.ಕೋಟೆಯಲ್ಲಿ ಎಸಿಎಫ್ ಹಾಗೂ ಆರ್ ಎಫ್‌ಒಗಳ ನಡುವೆ ಹೊಂದಾಣಿಕೆ ಇಲ್ಲ. ಇವರ ಕರ್ತವ್ಯ ಲೋಪದಿಂದ ಜೀವ ಹಾನಿಯಾಗುತ್ತಿದೆ. ಮುಂದೆ ಇಂತಹ ಸಮಸ್ಯೆ ತಲೆದೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ದೆಹಲಿಯಲ್ಲಿ ಸ್ಫೋಟ; 13ಕ್ಕೂ ಅಧಿಕ ಮಂದಿ ಸಾವು





ಸ್ಫೋಟ ಎಷ್ಟು ಭೀಕರವಾಗಿದೆ ಎಂದರೆ, ಕೆಲವರ ದೇಹಗಳು ಛಿದ್ರ ಛಿದ್ರವಾಗಿ ರಸ್ತೆ ಹಾಗೂ ಕಾರುಗಳ ಮೇಲೆ ಚೆಲ್ಲಾಪಿಲ್ಲಿ ಯಾಗಿ ಬಿದ್ದಿವೆ. ಕೆಲವರ ಕೈ–ಕಾಲುಗಳು ಸ್ಫೋಟ ಸ್ಥಳದಿಂದ ಕೆಲ ಮೀಟರ್‌ಗಳ ಅಂತರದಲ್ಲಿ ನಿಂತಿದ್ದ ವಾಹನಗಳ ಮೇಲೆ ಬಿದ್ದಿವೆ ಸುಮಾರು 500 ಮೀಟರ್‌ಗೂ ಹೆಚ್ಚಿನ ದೂರದಲ್ಲಿ ನಿಲ್ಲಿಸಲ್ಪಟ್ಟಿದ್ದ ವಾಹನ ಗಳ ಗಾಜುಗಳು ಪುಡಿಪುಡಿಯಾಗಿವೆ. ಸಮೀಪದ ಕಟ್ಟಡಗಳ ಕಿಟಕಿ ಗಾಜುಗಳು ಒಡೆದುಹೋಗಿವೆ.

ಗಾಯಾಳುಗಳನ್ನು ದೆಹಲಿಯ ಲೋಕನಾಯಕ ಜಯಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ 7 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ಕಾರ್ಯನಿರತವಾಗಿದ್ದವು. ಅದೇ ವೇಳೆ ಎಫ್‌ಎಸ್‌ಎಲ್ ತಂಡ, ಎನ್‌ಐಎ, ಎನ್‌ಎಸ್‌ಜಿ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಸ್ಫೋಟಕ್ಕೆ ಯಾವ ವಸ್ತುಗಳನ್ನು ಬಳಸಲಾಗಿದೆ ಎಂಬುದರ ಬಗ್ಗೆ ಎಫ್‌ಎಸ್‌ಎಲ್ ತಂಡ ಪರಿಶೀಲಿಸುತ್ತಿದೆ. ಘಟನಾ ಸ್ಥಳದಿಂದ ಸುಮಾರು 500ಕ್ಕೂ ಹೆಚ್ಚು ಮೀಟರ್ ಸುತ್ತಳತೆ ಪ್ರದೇಶವನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದು, ಅಲ್ಲಿ ದೊರಕುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ಸಿಗ್ನಲ್‌ನಲ್ಲಿ ನಿಂತಿದ್ದ ಕಾರ್ ಹಿಂದೆ ಸ್ಫೋಟ: ಅಲ್ಲದೇ, ಸುತ್ತಮುತ್ತಲಿನ ಪ್ರದೇಶಗಳ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ತಜ್ಞರ ಪ್ರತ್ಯೇಕ ತಂಡ ಕಾರ್ಯನಿರ್ವಹಿಸುತ್ತಿದೆ. ಘಟನೆ ಕುರಿತು ಪ್ರಾಥಮಿಕವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲಚಾ ಅವರು, "ಸಂಜೆ 6.52ರ ಸಮಯದಲ್ಲಿ ಟ್ರಾಫಿಕ್ ಸಿಗ್ನಲ್ ಬಳಿ ಐ20 ಕಾರು ನಿಧಾನಕ್ಕೆ ಚಲಿಸುತ್ತಿತ್ತು. ಸಿಗ್ನಲ್‌ನಲ್ಲಿ ಕಾರು ನಿಲ್ಲಿಸಿದಾಗ, ಆ ಕಾರ್‌ನ ಹಿಂಬದಿಯಲ್ಲಿ ಸ್ಫೋಟ ಸಂಭವಿಸಿದೆ. ಇದರ ಪರಿಣಾಮವಾಗಿ ಸಮೀಪದಲ್ಲಿದ್ದ ಹಲವು ವಾಹನಗಳಿಗೆ ಹಾನಿ ಆಗಿದೆ. ಎಫ್‌ಎಸ್‌ಎಲ್, ಎನ್‌ಐಎ ಸೇರಿದಂತೆ ಎಲ್ಲಾ ತನಿಖಾ ಏಜೆನ್ಸಿಗಳು ಸ್ಥಳಕ್ಕೆ ಬಂದಿವೆ. ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ನಮಗೆ ಕೇಂದ್ರ ಗೃಹ ಸಚಿವರು ಕರೆ ಮಾಡಿದ್ದರು. ಅವರಿಗೆ ಫೋನ್ ಮೂಲಕ ಮಾಹಿತಿ ನೀಡಲಾಗಿದ್ದು, ಅವರನ್ನು ಭೇಟಿ ಮಾಡಿ ಪ್ರಾಥಮಿಕ ಮಾಹಿತಿಯನ್ನು ಒದಗಿಸಲಾಗುವುದು ಎಂದು ಹೇಳಿದರು.

ಹೆಚ್ಚಿನ ಭದ್ರತಾ ಪಡೆ ನಿಂಯೋಜನೆ: ಸ್ಫೋಟ ಸಂಭವಿಸಿದ ಕೂಡಲೇ ದೆಹಲಿ ಪೊಲೀಸರು ಹೈಅಲರ್ಟ್ ಆಗಿದ್ದು, ದೆಹಲಿಯ ಶಾಪಿಂಗ್ ಮಾಲ್, ಮಾರ್ಕೆಟ್‌ಗಳು ಸೇರಿದಂತೆ ಜನನಿಬಿಢ ಸ್ಥಳಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಉಗ್ರರು ಜನದಟ್ಟಣೆ ಸ್ಥಳಗಳನ್ನೇ ಗುರಿಯಾಗಿಸಿಕೊಂಡು ದುಷ್ಕೃತ್ಯ ಎಸಗುತ್ತಾರೆ ಎಂಬ ಮಾಹಿತಿ ದೊರೆತಿರುವುದರಿಂದ ಪೊಲೀಸ್ ಭದ್ರತೆ ಮಾತ್ರವಲ್ಲದೇ ಸಿಆರ್‌ಪಿಎಫ್ ಮತ್ತು ಬಿಎಸ್‌ಎಫ್ ತಂಡಗಳನ್ನು ನಿಂಯೋಜಿಸಲಾಗಿದೆ.

ಕಟ್ಟೆಚ್ಚರ: ದೆಹಲಿ–ಹರ್ಯಾಣ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದ್ದು, ತಪಾಸಣೆ ತೀವ್ರಗೊಳಿಸಲಾಗಿದೆ. ಜನರು ಶಾಂತಿಯಿಂದಿರುವಂತೆ ಮನವಿ ಮಾಡಿರುವ ಪೊಲೀಸರು, ಯಾವುದೇ ಅನುಮಾನಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕಂಡುಬಂದರೆ, ತಕ್ಷಣವೆ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಿದ್ದಾರೆ. ಎಲ್ಲಾ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಸೂಚಿಸಲಾಗಿದ್ದು, ವಾಹನಗಳಲ್ಲಿ ಸ್ಫೋಟಕಗಳನ್ನು ಸಾಗಿಸುವ ಸಾಧ್ಯತೆ ಇರುವುದರಿಂದ ಅಂತರ ರಾಜ್ಯ ಗಡಿಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ.


ಮೈಸೂರು ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ಕಟ್ಟುನಿಟ್ಟಿನ ತಪಾಸಣೆ.

ಬೆಂಗಳೂರಲ್ಲೂ ತೀವ್ರ ಕಟ್ಟೆಚ್ಚರ; ಗಸ್ತು, ತಪಾಸಣೆ ಹೆಚ್ಚಿಸಲು ಸೂಚನೆ

ಬೆಂಗಳೂರು, ನ.10– ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿದ್ದು, ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚಿದ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ಸಂಭವಿಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ.ಸಲೀಂ ಸೂಚನೆ ನೀಡಿದ್ದಾರೆ.



ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರಗಳು, ಮಾಲ್‌ಗಳು, ದೇವಾಲಯಗಳು ಸೇರಿದಂತೆ ಎಲ್ಲಾ ಜನನಿಬಿಡ ಜಾಗಗಳಲ್ಲಿ ತೀವ್ರ ತಪಾಸಣೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇಂದಿನಿಂದಲೇ ರಾತ್ರಿ ಗಸ್ತುಗಳನ್ನು ಮತ್ತು ತಪಾಸಣೆ ಹೆಚ್ಚು ಮಾಡುವಂತೆ. ಜೊತೆಗೆ, ಬೆಂಗಳೂರಿನ ಎಲ್ಲಾ ಲಾಡ್ಜ್‌ಗಳಿಗೆ ಭೇಟಿ ನೀಡಿ, ಅಲ್ಲಿ ಉಳಿದುಕೊಂಡಿರುವ ಹೊರ ರಾಜ್ಯದವರ ಬಗ್ಗೆ ಮಾಹಿತಿ ಪಡೆಯುವಂತೆ ಸೂಚಿಸಿದ್ದಾರೆ. ಏನಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡಬಂದರೆ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಎಂಎ ಸಲೀಂ ಅವರು ಸೂಚಿಸಿದ್ದಾರೆ.

ವಿಶೇಷವಾಗಿ ಮಲ್ಲೇಶ್ವರಂನಲ್ಲಿ ನಡೆಯುತ್ತಿರುವ ಕಡಲೇಕಾಯಿ ಪರಿಷೆ ಹಾಗೂ ಬಸವನಗುಡಿಯಲ್ಲಿ ನ.17ರಿಂದ ಆರಂಭವಾಗುವ ಬಸವನಗುಡಿ ಕಡಲೆಕಾಯಿ ಪರಿಷೆಗೂ ಹೆಚ್ಚಿನ ಭದ್ರತೆಯನ್ನು ಒದಗಿಸಲು ಸೂಚಿಸಲಾಗಿದೆ.

ಜಿಲ್ಲೆಗಳಲ್ಲೂ ಕಟ್ಟೆಚ್ಚರಕ್ಕೆ ಸೂಚನೆ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕರು ಸೂಚಿಸಿದ್ದಾರೆ. ಅದರಂತೆ ಎಲ್ಲಾ ಜಿಲ್ಲೆಗಳಲ್ಲಿನ ಮಾರುಕಟ್ಟೆಗಳು, ಸಿನಿಮಾ ಥಿಯೇಟರ್, ಜಾತ್ರೆ, ಸ್ಥಳೀಯ ಹಬ್ಬಗಳು – ಮೆರವಣಿಗೆಗಳಿಗೆ ವಿಶೇಷ ಭದ್ರತೆ ಕೊಡುವಂತೆ ಆದೇಶಿಸಿದ್ದಾರೆ.

ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ

ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದ್ದಾರೆ. ಸ್ಫೋಟದ ಸ್ವರೂಪ ಹಾಗೂ ಹಿನ್ನಲೆಯಲ್ಲಿ ನಡೆಯುತ್ತಿರುವ ತನಿಖೆಯ ಪ್ರಗತಿಯನ್ನು ಅವರು ಪರಿಶೀಲಿಸಿದ್ದು, ಸಂತ್ರಸ್ತರಿಗೆ ತಕ್ಷಣದ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಾಥಮಿಕ ವರದಿ ಸಲ್ಲಿಕೆ: ಘಟನೆಯು ರಾಜಧಾನಿ ಭದ್ರತೆಯ ಕುರಿತು ಮತ್ತೆ ಚರ್ಚೆ ಹುಟ್ಟುಹಾಕಿದ್ದು, ಪ್ರಧಾನಿ ಕಚೇರಿಯು ಭದ್ರತಾ ವ್ಯವಸ್ಥೆ ಬಲಪಡಿಸುವ ಕುರಿತಾಗಿ ಆಂತರಿಕ ಸಭೆ ನಡೆಸಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಎನ್‌ಐಎ, ಎಫ್‌ಎಸ್‌ಎಲ್ ಮತ್ತು ದೆಹಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದು, ಪ್ರಾಥಮಿಕ ವರದಿ ಶೀಘ್ರದಲ್ಲೇ ಪ್ರಧಾನಿಗೆ ಸಲ್ಲಿಸಲಾಗಲಿದೆ.

ಜೆಎಸ್‌ಎಸ್ ಆಸ್ಪತ್ರೆಯ ಆರ್ಥೋಪೆಡಿಕ್ ವಿಭಾಗದಿಂದ ಶಸ್ತ್ರಚಿಕಿತ್ಸಾ ಮೈಲಿಗಲ್ಲು



ಜೆಎಸ್‌ಎಸ್ ಆಸ್ಪತ್ರೆಯ ಆರ್ಥೋಪೆಡಿಕ್ ವಿಭಾಗದಿಂದ ತಜ್ಞ ವೈದ್ಯರು ಆರ್ಥ್ರೆಕ್ಸ್‌ನ ಅತ್ಯಾಧುನಿಕ ವರ್ಚುವಲ್ ಇಂಪ್ಲಾಂಟ್ ಪೊಸೆಷನಿಂಗ್ ತಂತ್ರಜ್ಞಾನ ಬಳಸಿಕೊಂಡು ಶಸ್ತ್ರಚಿಕಿತ್ಸೆ ನಡೆಸಿದರು.

ಮೈಸೂರು, ನ.10–ಜೆಎಸ್‌ಎಸ್ ಆಸ್ಪತ್ರೆ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದ್ದು ಕೀಲು ಮತ್ತು ಮೂಳೆ ಚಿಕಿತ್ಸಾ ವಿಭಾಗವು ಮೈಸೂರಿನಲ್ಲೇ ಮೊದಲ ಬಾರಿಗೆ, ಆರ್ಥ್ರೆಕ್ಸ್‌ನ ಅತ್ಯಾಧುನಿಕ ವರ್ಚುವಲ್ ಇಂಪ್ಲಾಂಟ್ ಪೊಸೆಷನಿಂಗ್ (ವಿಐಪಿ) ತಂತ್ರಜ್ಞಾನ ಬಳಸಿಕೊಂಡು ರಿವರ್ಸ್ ಟೋಟಲ್ ಶೋಲ್ಡರ್ ಆರ್ಥ್ರೋಪ್ಲಾಸ್ಟಿ (ಆರ್‌ಟಿಎಸ್‌ಎ) ಅನ್ನು ಯಶಸ್ವಿಯಾಗಿ ನಿರ್ವಹಿಸಿದೆ.

ರಿವರ್ಸ್ ಟೋಟಲ್ ಶೋಲ್ಡರ್ ರಿಪ್ಲೇಸ್‌ಮೆಂಟ್ ಒಂದು ವಿಶೇಷ ರೀತಿಯ ಭುಜದ ಶಸ್ತ್ರಚಿಕಿತ್ಸೆಯಾಗಿದೆ. ಶಸ್ತ್ರ ಚಿಕಿತ್ಸೆಯ ಸಮಯದಲ್ಲಿ, ಶಸ್ತ್ರಚಿಕಿತ್ಸಕರು ಭುಜದ ಹಾನಿಗೊಳಗಾದ ಭಾಗಗಳನ್ನು ತೆಗೆದುಹಾಕಿ ಅವುಗಳನ್ನು ಕೃತಕ ಭಾಗಗಳೊಂದಿಗೆ ಬದಲಾಯಿಸುವ ಅತ್ಯಾಧುನಿಕ ಶಸ್ತ್ರಚಿಕಿತ್ಸೆಯಾಗಿದೆ.

ಈ ವಿಧಾನವು ನಿರಂತರ ನೋವು, ದೈನಂದಿನ ಚಟುವಟಿಕೆಗಳಲ್ಲಿ ತೊಂದರೆ (ಕೂದಲು ಬಾಚುವುದು ಅಥವಾ ಬೆನ್ನಿಗೆ ಕೈ ತಲುಪುವುದು) ಮತ್ತು ತೀವ್ರ ರೋಟರ್ ಕಫ್ ಸಮಸ್ಯೆಗಳಿಂದ ಉಂಟಾಗುವ ಸೂಡೋ–ಪಾರ್ಶ್ವವಾಯುಗಳಿಂದ ಬಳಲುತ್ತಿರುವ ವ್ಯಕ್ತಿಗಳ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಈ ವಿಧಾನದಿಂದ ಗಮನಾರ್ಹವಾಗಿ ಪ್ರಯೋಜನ ಪಡೆಯಬಹುದು. ಈ ತಂತ್ರಜ್ಞಾನದಲ್ಲಿ ಭುಜದ ನೈಸರ್ಗಿಕ ಬಾಲ್–ಅಂಡ್–ಸಾಕೆಟ್ ದೃಷ್ಟಿಕೋನವು ಹಿಮ್ಮುಖವಾಗಿರುತ್ತದೆ, ಅಲ್ಲಿ ಗ್ಲೆನಾಯ್ಡ್ ಸಾಕೆಟ್ ಹ್ಯೂಮರಲ್ ಹೆಡ್ ಆಗುತ್ತದೆ ಮತ್ತು ಹ್ಯೂಮರಲ್ ಹೆಡ್ ಸಾಕೆಟ್ ಪಾತ್ರವನ್ನು ವಹಿಸುತ್ತದೆ. ಈ ಮಾರ್ಪಾಡು ಡೆಲ್ಟಾಯ್ಡ್ ಸ್ನಾಯುವನ್ನು ಹಾನಿಗೊಳಗಾದ ರೋಟೇಟರ್ ಕಫ್ ಸ್ನಾಯುಗಳಿಗೆ ಸರಿದೂಗಿಸಲು ಸಬಲಗೊಳಿಸುತ್ತದೆ. ಇದರಿಂದಾಗಿ ಕಾರ್ಯವನ್ನು ಪುನಃ ಸ್ಥಾಪಿಸುತ್ತದೆ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ.

ಜೆಎಸ್‌ಎಸ್ ಆಸ್ಪತ್ರೆಯ ಮೂಳೆ ಮತ್ತು ಕೀಲು ವಿಭಾಗದ ಮುಖ್ಯಸ್ಥ ಡಾ. ಸಿದ್ದಲಿಂಗಮೂರ್ತಿ ಅವರ ಮಾರ್ಗದರ್ಶನದಲ್ಲಿ ತಂಡದ ಸದಸ್ಯರಾದ ಡಾ. ಸಂತೋಷ್, ಡಾ.ಶ್ರೇಯಸ್ ಮತ್ತು ಡಾ. ಶಶಿಕುಮಾರ್ ಅವರ ಸಹಯೋಗದ ಪ್ರಯತ್ನಗಳಿಂದ ಈ ಐತಿಹಾಸಿಕ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ.

ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಸಂಪನ್ನ



ರಾಜ್ಯ ಮಟ್ಟದ 19 ವರ್ಷ ವಯಸ್ಸಿನ ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಮೈಸೂರು, ನ.10– ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ 19 ವರ್ಷ ವಯಸ್ಸಿನ ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಮೂರು ದಿನಗಳ ಕಾಲ ನಡೆಯಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ 1200ಕ್ಕೂ ಹೆಚ್ಚು ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ್ದರು. ಮೈಸೂರು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕಿ ಶ್ರೀಮತಿ ಎಂಪಿ ನಾಗಮ್ಮ ಮಾತನಾಡಿ, ರಾಜ್ಯ ಮಟ್ಟದಲ್ಲಿ ನಡೆಯುವ ಇಂತಹ ಕ್ರೀಡಾಕೂಟಗಳು ಯುವ ಕ್ರೀಡಾಪಟುಗಳಿಗೆ ರಾಷ್ಟ್ರ–ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳನ್ನು ತೆರೆದಿಡುತ್ತವೆ. ಶಿಸ್ತು, ಸಹನಶೀಲತೆ ಮತ್ತು ನಿರಂತರ ಅಭ್ಯಾಸವೇ ಕ್ರೀಡೆಯಲ್ಲಿ ಯಶಸ್ಸಿಗೆ ದಾರಿ ಎಂದು ಹೇಳಿದರು.

ಆರ್‌ವಿ ವಿಶ್ವವಿದ್ಯಾನಿಲಯದ ನಿರ್ದೇಶಕ ಬಿ.ಎಸ್.ನಾಗೇಂದ್ರ ಪರಾಶರ ಮಾತನಾಡಿ, ಪಾಠ ಮತ್ತು ಕ್ರೀಡೆ ಎರಡೂ ವಿದ್ಯಾರ್ಥಿಗಳಿಗೆ ಬಹಳ ಮುಖ್ಯ. ಕ್ರೀಡೆಯಿಂದ ಅಧ್ಯಯನದ ಕಡೆಗೆ ಹೆಚ್ಚು ಒಲವು ತೋರಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಂತಿಮವಾಗಿ ಕ್ರೀಡಾಧಿಕಾರಿ ಕ್ರೀಡಾ ಧ್ವಜವನ್ನು ಉಪ ನಿರ್ದೇಶಕರಿಗೆ ಹಸ್ತಾಂತರ ಮಾಡಿದರು. ಸಮಾರಂಭದಲ್ಲಿ ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ವೆಂಕಟೇಶ್ ಸಿ, ಆರ್‌ವಿ ಪದವಿ ಪೂರ್ವ ಕಾಲೇಜಿನ ಸಂಯೋಜಕರಾದ ಅಶ್ವಿನಿ ರಾಜ್, ಪೊಲೀಸ್ ಇನ್‌ಸ್ಪೆಕ್ಟರ್ ಮಹದೇವಸ್ವಾಮಿ, ಮುರಳೀಧರ, ಹನುಮಂತರಾವ್, ಶಿವಕುಮಾರ್, ಮಂಜುನಾಥ್, ಮಂಜೇಗೌಡ, ಮಹದೇವ್, ಶಿವಕುಮಾರ, ಸುದರ್ಶನ್, ಅನ್ನಪೂರ್ಣ ಇದ್ದರು.

ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಮೈಸೂರು, ನ.10– ನಾಳೆ (ನ.11) ಬೆಳಗ್ಗೆ 11.30ಕ್ಕೆ ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿದೆ.



ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಹಿರಿಯ ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜ್, ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್, ಜೀವಧಾರ ರಕ್ತನಿಧಿ ಕೇಂದ್ರ ನಿರ್ದೇಶಕ ಗಿರೀಶ್, ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ನಗರಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಭರತ್ ಇನ್ನಿತರರು ಭಾಗವಹಿಸಲಿದ್ದಾರೆ.

ನ.14, ಬಾಳೆ ಹೊನ್ನೂರು ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ

ಮೈಸೂರು,ನ.10(ಎಂಟಿವೈ)– ಮೈಸೂರಿನ ಶ್ರೀರಾಂಪುರ 2ನೇ ಹಂತದ ವೀರಶೈವ ಸಾರ್ವಜನಿಕ ಸೇವಾ ಸಂಸ್ಥೆಯಲ್ಲಿ ನ.14ರಂದು ಬೆಳಗ್ಗೆ 9ಕ್ಕೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಹಾಗೂ ಧಾರ್ಮಿಕ ಸಭೆ ಆಯೋಜಿಸಿರುವುದಾಗಿ ಭಕ್ತ ವೃಂದದ ಖಜಾಂಚಿ ಖಂಡೇಶ್ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಡಾ.ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯರು, ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರು, ಮುಮ್ಮಡಿ ಷಡಕ್ಷರಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ಸಾನ್ನಿಧ್ಯ ಹಾಗೂ ನೇತೃತ್ವದಲ್ಲಿ ಹೊನ್ನೂರು ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಹಾಗೂ ಧಾರ್ಮಿಕ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಟಿ.ಎಸ್. ಶ್ರೀವತ್ಸ, ಹೆಚ್.ಎಂ.ಗಣೇಶ್‌ಪ್ರಸಾದ್, ಮುಖಂಡರಾದ ಹಿನಕಲ್ ಬಸವರಾಜು, ಬ್ಯಾತಹಳ್ಳಿ ನಾಗರಾಜು ಇನ್ನಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಭಕ್ತ ಬಳಗದ ಸುಧಾಕರ್, ಗಣೇಶ್, ಬಾಬು, ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮ



ಜನಚೈತನ್ಯ ಪುರಸ್ಕಾರ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಮೈಸೂರು, ನ.10(ಎಸ್‌ಪಿಎನ್)– ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡಿಗರ ಸ್ಥಿತಿ–ಗತಿ ಹಾಗೂ ಕನ್ನಡ ಭಾಷಾ ಪರಿಸ್ಥಿತಿ ಕುರಿತು ವಿದ್ವಾಂಸರು, ಚಿಂತಕರು ಹಾಗೂ ಕನ್ನಡ ಹೋರಾಟಗಾರರು ಚರ್ಚಿಸುವುದು ಉತ್ತಮ ಎಂದು ಹಿರಿಯ ಪತ್ರಕರ್ತ ಕೆ.ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.

ಮೈಸೂರು ಜೆಎಲ್‌ಬಿ ರಸ್ತೆಯ ನಾದ ಬ್ರಹ್ಮ ಸಂಗೀತ ಸಭಾದಲ್ಲಿ ಜನ ಚೈತನ್ಯ ಫೌಂಡೇಷನ್ ವತಿಯಿಂದ ಏರ್ಪಡಿಸಿದ್ದ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಶೀರ್ಷಿಕೆಯಡಿ ಕನ್ನಡ ಚಿತ್ರಗೀತೆಗಳ ಗಾಯನ ಹಾಗೂ ಜನಚೈತನ್ಯ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಗೌರವಿಸುವ ಸಂಸ್ಕೃತಿ ಹೆಚ್ಚಿರುವುದು ಮೈಸೂರಿನಲ್ಲಿ ಮಾತ್ರ. ಕನ್ನಡ ರಾಜ್ಯೋತ್ಸವದ ಜೊತೆಗೆ ಕನ್ನಡಿಗರ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆರಂಭಿಸಿದರೆ ಉತ್ತಮ ಎಂದು ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ಮಾತು ಹಾಡಿನಂತಿರಬೇಕು. ಹಾಡು ಮಾತಿನಂತೆ ಅರ್ಥವಾಗುವಂತಿರಬೇಕು. ರಾಜ್ಯೋತ್ಸವ ಪ್ರಯುಕ್ತ ನವೆಂಬರ್ ಮಾಸದಲ್ಲಿ ಎಲ್ಲೆಲ್ಲೂ ಕನ್ನಡ ಗೀತೆಗಳ ಗಾಯನ ಕೇಳಲು ಹಿತವಾಗಿರುತ್ತದೆ ಎಂದರು.

ಸನ್ಮಾನ: ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಾದ ವಿಜಯ ಚಂದ್ರಮೌಳೇಶ್ವರ್, ರಂಗನಾಥ್, ಎಸ್.ಎ. ವೀಣಾ, ಡಾ.ಎ.ಎನ್. ಪದ್ಮಾ, ಎಚ್.ಎಸ್. ದಿನೇಶ್ ಕುಮಾರ್, ಕೆ.ನರಸಿಂಹಮೂರ್ತಿ, ಮೆಹಬೂಬ್ ಷರೀಫ್, ಬಾಬಿ, ಆನಂದ್ ಶೆಟ್ಟಿ, ದೀಪಕ್ ಮೈಸೂರು, ಯತಿರಾಜ್, ಎನ್.ಶ್ರೀನಿವಾಸಲು, ಕಳಲೆ ಸುಬ್ಬಣ್ಣ ಮಂಜುನಾಥ್, ಜಾಯ್ಸ್ ವೈಶಾಖ್ ಮತ್ತು ತೇಜಾವತಿ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ್ ವಿ. ಬೈರಿ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವಿಪ್ರ ಮುಖಂಡ ಕೆ.ರಘುರಾಂ ವಾಜಪೇಯಿ, ಎಸ್‌ಬಿಐ ಪ್ರಧಾನ ವ್ಯವಸ್ಥಾಪಕ ಕಲ್ಯಾಣಕುಮಾರ್ ಮುಖ್ಯ ಅತಿಥಿಗಳಾಗಿದ್ದರು. ಫೌಂಡೇಷನ್ ಅಧ್ಯಕ್ಷ ಆರ್.ಲಕ್ಷ್ಮಣ್, ವೈ.ಎಂ. ನಾಗೇಂದ್ರ, ಬಿ.ಎಸ್. ವಿಜಯಾನಂದ, ಶೇಷಾದ್ರಿ, ಆರ್. ಶಾಂತಕುಮಾರಿ, ಟಿ.ವಿ. ಶ್ಯಾಮ್‌ಸುಂದರ್, ಎಸ್.ಎ. ವೀಣಾ, ರವೀಂದ್ರಕುಮಾರ್, ಡಾ. ಎ.ಎನ್. ಪದ್ಮಾ, ಡಾ.ಎಸ್.ಆರ್. ತಿರುಮಲೇಶ್ ಅವರು ಕನ್ನಡ ಗೀತೆಗಳನ್ನು ಹಾಡಿ, ಸಭಿಕರನ್ನು ರಂಜಿಸಿದರು. ಗಿಟಾರ್– ಬಾಬಿ, ಡ್ರಮ್ಸ್– ಸುಶಿಮ್ ಸಂಘ ಸೇನ ಸಾಥ್ ನೀಡಿದರು. ಸಿ.ಸಬಿತಾ, ಟಿ. ಚೇತನ್, ಶ್ರೀನಿವಾಸ್, ಜಿ.ಪೀಟರ್, ವಿ. ಪ್ರಶಾಂತ್, ಡಿ.ಎಲ್. ವಿಕಾಸ್ ಇದ್ದರು.

ಇಂದು ಮಾಲೂರು ಕ್ಷೇತ್ರದ ಮರು ಮತ ಎಣಿಕೆ : ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರ ಮತದಾನದ ಮರು ಎಣಿಕೆ ಕಾರ್ಯ ನಾಳೆ ಕೋಲಾರದ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ನಡೆಯಲಿದೆ.

ಮರು ಮತಎಣಿಕೆ ಕಾರ್ಯ ಹಿನ್ನೆಲೆ ಇಂದು ಜಿಲ್ಲಾಡಳಿತದ ಅಭ್ಯರ್ಥಿಗಳ ಸಮ್ಮುಖದಲ್ಲಿ ಗೋದಾಮಿನಿಂದ ತೋಟಗಾರಿಕಾ ಮಹಾವಿದ್ಯಾಲಯಕ್ಕೆ ಇವಿಎಂ ಮಿಷನ್‌ಗಳನ್ನ ತಲುಪಿಸಲಾಯಿತು. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿಯ ಹಿಂಭಾಗದ ಭದ್ರತಾ ಕೊಠಡಿಯಲ್ಲಿದ್ದ ಇವಿಎಂಗಳನ್ನ ಭದ್ರತಾ ಸಿಬ್ಬಂದಿಯೊಂದಿಗೆ ಇವಿಎಂ ಹೊತ್ತ ಕಂಟೈನರ್‌ಗಳು ಮತ ಎಣಿಕೆ ಕೇಂದ್ರ ತಲುಪಿಸಿದೆ.

ಜಿಲ್ಲಾಧಿಕಾರಿ, ಎಸ್ಪಿ ನೇತೃತ್ವದಲ್ಲಿ ಇವಿಎಂ ವಾಹನಗಳು ಆಗಮಿಸಿವೆ. ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ನಾಳೆ ಬೆಳಗ್ಗೆ 8 ಗಂಟೆಯಿಂದ ಮರು ಮತಎಣಿಕೆ ಕಾರ್ಯ ನಡೆಯಲಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ನ್ಯಾಯಾಲಯದ ನಿರ್ದೇಶನದಂತೆ ಮರು ಮತ ಎಣಿಕೆ ಕಾರ್ಯ ನಡೆಯಲಿದೆ. ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥ್‌ಗೌಡ ಮರು ಮತ ಎಣಿಕೆಗೆ ಆಗ್ರಹಿಸಿ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ನಾಳೆ ಮತದಾನ ಎಣಿಕೆ ಕಾರ್ಯ ನಡೆಸುವಂತೆ ಜಿಲ್ಲಾಡಳಿತಕ್ಕೆ ಕೋರ್ಟ್ ಸೂಚನೆ ನೀಡಿದೆ.

ಸಫಾರಿ, ಹೋಂ ಸ್ಟೇಗಳಿಂದ ಯಾವುದೇ ತೊಂದರೆ ಇಲ್ಲ

ಮೈಸೂರು,ನ.10(ಎಂಟಿವೈ)–ನಿಯಮಾನುಸಾರ ನಡೆಯುತ್ತಿರುವ ಸಫಾರಿ ಹಾಗೂ ರೆಸಾರ್ಟ್‌ಗಳಿಂದ ವನ್ಯಜೀವಿಗಳಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಸಾವಿರಾರು ಕುಟುಂಬಗಳು ಸಫಾರಿ, ರೆಸಾರ್ಟ್‌ಗಳ ನಂಬಿ ಜೀವನ ಸಾಗಿಸುತ್ತಿರುವುದರಿಂದ ಕೂಡಲೆ ಸಫಾರಿಯನ್ನು ಪುನರಾರಂಭಿಸಬೇಕು ಎಂದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಂ ಮನವಿ ಮಾಡಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲಿ, ಆನೆ ಸೇರಿದಂತೆ ವನ್ಯಜೀವಿಗಳು ಕಾಡಿನಿಂದ ಹೊರಗೆ ಬರಲು ಸಫಾರಿ ಹಾಗೂ ರೆಸಾರ್ಟ್, ಹೋಮ್‌ಸ್ಟೆ ಕಾರಣ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಹೆಚ್.ಡಿ.ಕೋಟೆ, ಸರಗೂರು ತಾಲೂಕುಗಳಲ್ಲಿ ಇರುವ ಬಹುತೇಕ ಹೋಂಸ್ಟೇ, ರೆಸಾರ್ಟ್‌ಗಳು ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಕೆಲವೊಂದು ನಿಯಮ ಬಾಹಿರವಾಗಿ ತಲೆಯೆತ್ತಿದ್ದು, ಅವುಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಜೊತೆಗೆ ಹೋಮ್‌ಸ್ಟೇ, ರೆಸಾರ್ಟ್‌ಗಳಿಂದ ಕಾಡು ಪ್ರಾಣಿಗಳಿಗೆ ತೊಂದರೆಯಾಗಿಲ್ಲ. ಹೀಗಾಗಿ ಸಫಾರಿ ಬಂದ್ ಮಾಡಿರುವ ಕ್ರಮವನ್ನು ಹಿಂಪಡೆಯಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಬೀರಂಬಳ್ಳಿ ಪ್ರಭಾಕರ್, ಮಗ್ಗೆ ಶಿವಕುಮಾರ್, ನಾಗೇಂದ್ರ ಪ್ರಸಾದ್ ಇದ್ದರು.

ಚಾಮುಂಡಿಬೆಟ್ಟದಲ್ಲಿ ನಿಯಮ ಧಿಕ್ಕರಿಸಿ ನಿರ್ಮಾಣ ಕಾರ್ಯ

ಮೈಸೂರು,ನ.10(ಎಂಟಿವೈ)–ಮೈಸೂರಿನ ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿರುವ ಚಾಮುಂಡಿಬೆಟ್ಟದಲ್ಲಿ ವಲಸೆ ಬಂದವರು ನಿಯಮ ಗಾಳಿಗೆ ತೂರಿ ಹೊಸದಾಗಿ ಮನೆ ನಿರ್ಮಿಸಿಕೊಳ್ಳುತ್ತಿದ್ದರೂ ಸ್ಥಳೀಯ ಗ್ರಾಪಂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಕನ್ನಡ ಕ್ರಾಂತಿದಳದ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ದೂರಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಹೊಸ ಮನೆ ನಿರ್ಮಿಸಬಾರದೆಂಬ ನಿಯಮ ಜಾರಿಯಲ್ಲಿದೆ. ಆದರೆ ನಿಯಮ ಉಲ್ಲಂಘಿಸಿ ಗ್ರಾಮ ಪಂಚಾಯತಿ ಜಾಗದಲ್ಲಿ ವಲಸೆ ಬಂದವರು ಹಾಗೂ ಇನ್ನಿತರರು ಹೊಸದಾಗಿ ಮನೆ ನಿರ್ಮಿಸಿ ಬೆಟ್ಟದ ಪರಿಸರಕ್ಕೆ ಹಾನಿಯುಂಟು ಮಾಡುತ್ತಿದ್ದಾರೆ. ಹೀಗಾಗಿ ಸಂಬಂಧಿಸಿದವರು ಕೂಡಲೇ ಇತ್ತ ಗಮನಹರಿಸಬೇಕು ಎಂದು ತೇಜಸ್ವಿ ನಾಗಲಿಂಸ್ವಾಮಿ ಆಗ್ರಹಿಸಿದರು.

ಚಾಮುಂಡಿಬೆಟ್ಟದಲ್ಲಿ ಗ್ರಾಮದ ಪರಿಮಿತಿ ಮೀರಿ, ಅರಣ್ಯ ಪ್ರದೇಶ ಹಾಗೂ ಗ್ರಾಪಂಗೆ ಸೇರಿದ ಜಾಗದಲ್ಲಿ ಹೊಸದಾಗಿ ಮನೆ ನಿರ್ಮಿಸಲಾಗುತ್ತಿದೆ. ಇದು ಶಾಸಕ ಜಿ.ಟಿ.ದೇವೇಗೌಡರ ಗಮನಕ್ಕೂ ಬಂದಿದೆ. ಗ್ರಾಪಂ ಪಿಡಿಒ, ತಹಶೀಲ್ದಾರ್, ಅರಣ್ಯ ಅಧಿಕಾರಿಗಳು ಇಂತಹ ಅಕ್ರಮ ನಿರ್ಮಾಣ ತಡೆಯುತ್ತಿಲ್ಲ. ಈಗಾಗಲೇ ನಂದಿ ಬಳಿ ರಸ್ತೆ ಕುಸಿದು ನಾಲ್ಕು ವರ್ಷಗಳೇ ಆಗಿವೆ. ಇನ್ನೂ ಸರಿಪಡಿಸಿಲ್ಲ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಕೊಡಗಿನ ಪರಿಸ್ಥಿತಿ ಇಲ್ಲೂ ಉಂಟಾಗುತ್ತದೆ ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಕನ್ನಡ ಕ್ರಾಂತಿದಳದ ಇನ್ನಿತರ ಪದಾಧಿಕಾರಿಗಳಾದ ಜಗದೀಶ್, ನಾಗರಾಜ್ ಮದಕರಿ, ಅರುಣ್, ಅಶೋಕ್‌ರಾಜ್, ಕಲಾಧನು ಇದ್ದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಮಾಜ್ ವಿಚಾರ : ಮಾಜಿ ಸಚಿವ ಆಂಜನೇಯ ವಿವಾದಾತ್ಮಕ ಹೇಳಿಕೆ

ಹಾವೇರಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ ವಿಚಾರವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಜಿ ಸಚಿವ ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಸ್ಲಿಮರ ಶ್ರದ್ಧೆ ನೋಡಿ ನೀವು ಕಲಿಯಿರಿ. ಅವರು ಎಲ್ಲೇ ಇದ್ದರೂ ಅವರ ಮನದ ನೆಮ್ಮದಿಗೆ ಪ್ರಾರ್ಥನೆ ಮಾಡುತ್ತಾರೆ. ಅದು ಬಸ್ ಸ್ಟ್ಯಾಂಡ್ ಇರಲಿ, ರಸ್ತೆ ಇರಲಿ ಅಥವಾ ವಿಮಾನ ನಿಲ್ದಾಣವೇ ಆಗಲಿ ಸಾಮೂಹಿಕ ಪ್ರಾರ್ಥನೆಯನ್ನ ಅಚ್ಚುಕಟ್ಟಾಗಿ ಮಾಡುತ್ತಾರೆ. ನಮ್ಮವರಂತೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ದಕ್ಷಿಣೆ ಹಾಕಿ ಎಂದು ಕೇಳಲ್ಲ. ಅವರು ಮೂರ್ಖರಲ್ಲ ಮಸೀದಿ ಇಲ್ಲ ಅಂತ ವಿಮಾನ ನಿಲ್ದಾಣದಲ್ಲಿ ಮಾಡಿರಬಹುದು ಎಂದು ಹೇಳಿದ್ದಾರೆ.

ಅದಕ್ಕೆ ನಾವು ಯಾಕೆ ಸಣ್ಣತನ ತೋರಿಸಬೇಕು ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಮದ್ಯ ಮಾರಾಟ ಹೆಚ್ಚಾಗಿರುತ್ತದೆ. ನಮ್ಮವರು ಬಾರ್ ಗಳಲ್ಲಿ ಚನ್ನಾಗಿ ಕುಡಿದು ದೇವರ ಮುಂದೆ ಬಂದು ಕುಣಿಯುತ್ತಾರೆ ಎಂದು ಆಂಜನೇಯ ಹೇಳಿದ್ದಾರೆ.

ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಲ್ಲಿ ಕನ್ನಡ ಹಬ್ಬ

ಮೈಸೂರು, ನ.10(ಜಿಎ)– ಮೈಸೂರಿನ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯೋತ್ಸವ ಅಂಗವಾಗಿ ಸಾಂಸ್ಕೃತಿಕ ಸಮಿತಿ ಹಾಗೂ ಕನ್ನಡ ವಿಭಾಗದ ವತಿಯಿಂದ ಸೋಮವಾರ ಕನ್ನಡ ಹಬ್ಬ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿ ಮಾತನಾಡಿದರು. ಕನ್ನಡಕ್ಕೆ ಸರಿಸಾಟಿಯಾದ ಭಾಷೆ ಮತ್ತೊಂದಿಲ್ಲ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಸಂದಿರುವುದು ಗಮನಿಸಿದಾಗ ಇದು ಗೊತ್ತಾಗುತ್ತದೆ. ನೆಲ–ಜಲ– ಭಾಷೆಯ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನ ಹೋರಾಟ ಮಾಡುತ್ತಿದ್ದಾರೆ. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಪಾಸು ಮಾಡಿದ ಕೆ.ಶಿವರಾಂ ಯುವಕರಿಗೆ ಸ್ಫೂರ್ತಿ ಎಂದರು.

ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಜಿ.ಮಂಜುನಾಥ್ ಮಾತನಾಡಿ, ನಾವು ಕನ್ನಡದಿಂದಲೇ ಬದುಕು ಕಟ್ಟಿಕೊಂಡಿದ್ದೇವೆ. ಎಲ್ಲರೂ ಕೂಡ ಪ್ರಯತ್ನ ಮಾಡಿದರೆ ಕನ್ನಡದಿಂದಲೇ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ. ಕೇವಲ ನವೆಂಬರ್ ತಿಂಗಳಲ್ಲಿ ಕನ್ನಡದ ಬಗ್ಗೆ ವೀರಾವೇಶದ ಮಾತುಗಳನ್ನಾಡುವ ಬದಲು ನಂಬರ್ 1 ಕನ್ನಡಿಗರಾಗಬೇಕು ಎಂದು ತಿಳಿಸಿದರು.



ಮೈಸೂರಿನ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯೋತ್ಸವ ಅಂಗವಾಗಿ ನಡೆದ ಕನ್ನಡ ಹಬ್ಬದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ನಂದಿಧ್ವಜ ಖ್ಯಾತಿಯ ಎಲ್.ಮಹದೇವಪ್ಪ ಉಡಿಗಾಲ ಅವರನ್ನು ಅಭಿನಂದಿಸಲಾಯಿತು.

ಹಿಂದೆ ಕರ್ನಾಟಕವು ಕಾವೇರಿಯಿಂದ ಗೋದಾವರಿವರೆಗೆ ವಿಸ್ತರಿಸಿಕೊಂಡಿತ್ತು. ಚಾಲುಕ್ಯರು, ರಾಷ್ಟ್ರಕೂಟರ ಆಡಳಿತವಿತ್ತು. ಹೀಗಾಗಿ ಮಹಾರಾಷ್ಟ್ರದಲ್ಲಿ ದೊರೆತ ಶಾಸನದಲ್ಲಿ ಕನ್ನಡವಿದೆ. ತಮಿಳುನಾಡಿನಲ್ಲಿ ದೊರೆತ ಶಾಸನಗಳಲ್ಲೂ ಕನ್ನಡವಿದೆ. ಆದ್ದರಿಂದ ಕನ್ನಡ ಪ್ರಾಚೀನವಾದುದು ಎಂದು ಗೊತ್ತಾಗುತ್ತದೆ ಎಂದರು.

ಇತ್ತೀಚೆಗೆ ನಿಧನರಾದ ಡಾ.ಎಸ್.ಎಲ್. ಭೈರಪ್ಪ, ಕೆ.ಎಸ್. ನರಸಿಂಹಸ್ವಾಮಿ, ಗೋಪಾಲಕೃಷ್ಣ ಅಡಿಗ, ಪೂರ್ಣಚಂದ್ರ ತೇಜಸ್ವಿ ಅವರಿಗೂ ಕೂಡ ಜ್ಞಾನಪೀಠ ಬರಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಈ ಬಾರಿ ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ನಂದಿಧ್ವಜ ಖ್ಯಾತಿಯ ಎಲ್.ಮಹದೇವಪ್ಪ ಉಡಿಗಾಲ, ಇತ್ತೀಚೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನರಾದ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ, ಐಕ್ಯೂಎಸಿ ಸಂಚಾಲಕ ಡಾ.ಎಸ್.ವಿ. ಮುರಳೀಧರ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಡಿ.ಎಸ್. ಪ್ರತಿಮಾ, ಕಾಲೇಜು ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ನಾಗೇಂದ್ರ ಪ್ರಸಾದ್, ಕಾಲೇಜಿನ ಪ್ರಾಂಶುಪಾಲ ಡಾ.ಪಿ. ಬೆಟ್ಟೇಗೌಡ, ಸಹಾಯಕ ನಿರ್ದೇಶಕಿ ನಾಗರತ್ನಮ್ಮ, ಪತ್ರಾಂಕಿತ ವ್ಯವಸ್ಥಾಪಕ ಎಂ.ವಿದ್ಯಾರಣ್ಯ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಆರ್.ಗುರುಸ್ವಾಮಿ, ಕನ್ನಡ ಕ್ರಿಯಾ ವೇದಿಕೆ ಸಂಚಾಲಕಿ ಡಾ.ಹೆಚ್.ಎಸ್.ರುಕ್ಮಿಣಿ ಉಪಸ್ಥಿತರಿದ್ದರು.

ದೇಶ - ವಿದೇಶ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಮಾಜಿ ಸೇನಾಧಿಕಾರಿ ಬಂಧನ!

ಮುಂಬೈ: ತಮ್ಮ ನೆರೆಹೊರೆಯ, ಅಪ್ರಾಪ್ತೆಗೆ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದ ಆರೋಪದ ಮೇಲೆ 59 ವರ್ಷದ ನಿವೃತ್ತ ಸೇನಾ ಅಧಿಕಾರಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ, ಅಲ್ಲಿ ಅವಳು ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ ಎಂದು ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.



ತಾನು ಗರ್ಭಿಣಿ ಎಂದು ತಿಳಿದು ಆಘಾತಕ್ಕೊಳಗಾದ ಬಾಲಕಿ ತನ್ನ ಪೋಷಕರ ಬಳಿ ಮಾಜಿ ಸೇನಾಧಿಕಾರಿ ಕೃತ್ಯದ ಬಗ್ಗೆ ಹೇಳಿಕೊಂಡಿದ್ದಾಳೆ. ಶನಿವಾರ ಸಂಜೆ ಪೋಷಕರು ಮುಂಬೈನ ಪೂರ್ವ ಉಪನಗರದಲ್ಲಿ ಪೊಲೀಸರನ್ನು ಸಂಪರ್ಕಿಸಿ, ಮಾಜಿ ಸೇನಾಧಿಕಾರಿ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ತಕ್ಷಣ ವಶಕ್ಕೆ ಪಡೆದು, ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಬಂಧಿಸಿದ್ದಾರೆ.

ಅಮೆರಿಕದಲ್ಲಿ ಆಂಧ್ರ ಮೂಲದ 23 ವರ್ಷದ ವಿದ್ಯಾರ್ಥಿನಿ ಸಾವು

ಟೆಕ್ಸಾಸ್: ಆಂಧ್ರ ಪ್ರದೇಶ ಮೂಲದ 23 ವರ್ಷದ ವಿದ್ಯಾರ್ಥಿನಿಯೊಬ್ಬರು ಅಮೆರಿಕದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅಮೆರಿಕದ ಟೆಕ್ಸಾಸ್‌ನಲ್ಲಿರುವ ತನ್ನ ಅಪಾರ್ಟ್ ಮೆಂಟ್‌ನಲ್ಲಿ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಕುಟುಂಬ ಮತ್ತು ಸ್ನೇಹಿತರನ್ನು ತೀವ್ರ ಆಘಾತಕ್ಕೆ ದೂಡಿದೆ. ಆಂಧ್ರ ಪ್ರದೇಶದ ನಿವಾಸಿಯಾಗಿದ್ದ ರಾಜ್ಯಲಕ್ಷ್ಮಿ ಯರ್ಲಗಡ್ಡ ಎಂಬ ವಿದ್ಯಾರ್ಥಿನಿ ಇತ್ತೀಚೆಗೆ ಟೆಕ್ಸಾಸ್ ಎ & ಎಂ ವಿಶ್ವವಿದ್ಯಾಲಯ–ಕಾರ್ಪಸ್ ಕ್ರಿಸ್ಟಿಯಿಂದ ಪದವಿ ಪಡೆದಿದ್ದು, ಅಮೆರಿಕದಲ್ಲಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ರಾಜ್ಯಲಕ್ಷ್ಮಿ ಯರ್ಲಗಡ್ಡ ನ.7ರಂದು ನಿಧನರಾಗಿದ್ದು, ಅವರ ಸೋದರಸಂಬಂಧಿ ಚೈತನ್ಯ ವೈವಿಕೆ ಪ್ರಕಾರ, ಕಳೆದ ಎರಡು ಮೂರು ದಿನಗಳಿಂದ ರಾಜ್ಯಲಕ್ಷ್ಮಿ ತೀವ್ರ ಕೆಮ್ಮು ಮತ್ತು ಎದೆ ನೋವಿನಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ. ದುರಂತವೆಂದರೆ, ನ.7, 2025ರ ಬೆಳಿಗ್ಗೆ, ಅಲಾರಾಂ ಬಾರಿಸಿದಾಗ ಅವರು ಎಚ್ಚರಗೊಳ್ಳಲಿಲ್ಲ, ಇದು ಅವರ ಕುಟುಂಬ ಮತ್ತು ಸ್ನೇಹಿತರಿಗೆ ಭೀತಿ ಮೂಡಿಸಿತು ಎಂದು ಸೋದರ ಸಂಬಂಧಿ ಹೇಳಿದರು. ನಂತರ ಅವರ ಸ್ನೇಹಿತರು ಅವರು ನಿದ್ರೆಯಲ್ಲಿಯೇ ನಿಧನರಾಗಿದ್ದಾರೆ ಎಂದು ಹೇಳಿದರು.



ಅತ್ಯಾಚಾರ ಪ್ರಕರಣ: ಎಎಪಿ ಶಾಸಕ ಆಸ್ಟ್ರೇಲಿಯಾಕ್ಕೆ ಪರಾರಿ!

ಪಟಿಯಾಲ: ಅತ್ಯಾಚಾರ ಪ್ರಕರಣದಲ್ಲಿ ಸೆ.2ರಿಂದ ತಲೆಮರೆಸಿಕೊಂಡಿರುವ ಪಂಜಾಬ್ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣ ಮಜ್ರಾ, ವಿಡೀಯೊ ಸಂದರ್ಶನದಲ್ಲಿ ಕಾಣಿಸಿಕೊಂಡ ನಂತರ ಆಸ್ಟ್ರೇಲಿಯಾಕ್ಕೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸನೂರ್‌ನ ಎಎಪಿ ಶಾಸಕನ ಸಂಭಾವ್ಯ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದ್ದರೂ ಅವರನ್ನು ಪತ್ತೆ ಮಾಡಲು ಸಾಧ್ಯವಾಗದೇ ಇರುವುದರಿಂದ ಪೊಲೀಸರಿಗೆ ಈ ಬೆಳವಣಿಗೆ ಮುಜುಗರ ತಂದಿದೆ.



ಪಟಿಯಾಲ ಪೊಲೀಸರು ಆಮ್ ಆದ್ಮಿ ಪಕ್ಷದ ಶಾಸಕನ ವಿರುದ್ಧ ಲುಕ್–ಔಟ್ ನೋಟಿಸ್ ಕೂಡ ಹೊರಡಿಸಿದ್ದಾರೆ. ಶುಕ್ರವಾರ ಆಸ್ಟ್ರೇಲಿಯಾ ಮೂಲದ ಪಂಜಾಬಿ ವೆಬ್ ಚಾನೆಲ್‌ಗೆ ನೀಡಿದ ವೀಡಿಯೊ ಸಂದರ್ಶನದಲ್ಲಿ ಪಠಾಣಮಜ್ರಾ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು 'ಜಾಮೀನು ಪಡೆದ ನಂತರವೇ ಮನೆಗೆ ಮರಳುತ್ತೇನೆ' ಎಂದಿದ್ದಾರೆ. ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ ಅವರು, ಈ ಪ್ರಕರಣವನ್ನು 'ರಾಜಕೀಯ ಪಿತೂರಿ' ಎಂದು ಕರೆದಿದ್ದು, ಇದು ಪಂಜಾಬ್ ಜನರ ಪರವಾಗಿ ಮಾತನಾಡುವ ಧ್ವನಿಗಳನ್ನು ಅಡಗಿಸುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ.

ಆಗಸದಲ್ಲೇ 2 ತುಂಡಾದ ಹೆಲಿಕಾಪ್ಟರ್, 5 ಮಂದಿ ಸಾವು!

ಮಾಸ್ಕೋ: ರಷ್ಯಾದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಸಂಭವಿಸಿದ್ದು, ಆಗಸದಲ್ಲಿ ಹಾರುತ್ತಿದ್ದಾಗಲೇ ಹೆಲಿಕಾಪ್ಟರ್ 2 ತುಂಡಾಗಿ ಪತನವಾಗಿದೆ. ರಷ್ಯಾದ ಡಾಗೆಸ್ತಾನ್ ಗಣ ರಾಜ್ಯದ ಅಚಿ–ಸು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ರಷ್ಯಾದ ರಕ್ಷಣಾ ಸಂಬಂಧಿತ ವಾಯುಯಾನ Ka–226 ಹೆಲಿಕಾಪ್ಟರ್ ಪತನಗೊಂಡು ಐದು ಜನರು ಮೃತಪಟ್ಟಿದ್ದಾರೆ. ಈ ಘಟನೆ ರಷ್ಯಾದ ಮಿಲಿಟರಿ ವಿಮಾನಗಳಲ್ಲಿ ಬಳಸುವ ವ್ಯವಸ್ಥೆಗಳ ಪ್ರಮುಖ ಪೂರೈಕೆದಾರ ಕಿಜ್ಲ್ಯಾರ್ ಎಲೆಕ್ಟ್ರೋಮೆಕಾನಿಕಲ್ ಪ್ಲಾಂಟ್ ಈ ವಿಮಾನವನ್ನು ನಿರ್ವಹಿಸುತ್ತಿತ್ತು. ಮೂಲಗಳ ಪ್ರಕಾರ ಹೆಲಿಕಾಪ್ಟರ್ ಕಿಜ್ಲ್ಯಾರ್‌ನಿಂದ ಇಜ್ಬರ್‌ಬಾಶ್‌ಗೆ ಹಾರುತ್ತಿದ್ದಾಗ ಹಾರಾಟದ ಮಧ್ಯದಲ್ಲಿ ಬೆಂಕಿ ಕಾಣಿಸಿಕೊಂಡು ತುರ್ತು ಭೂಸ್ಪರ್ಶಕ್ಕೆ ಯತ್ನಿಸಿದೆ. ಪೈಲಟ್, ಕ್ಯಾಸ್ಪಿಯನ್ ಸಮುದ್ರದ ಉದ್ದಕ್ಕೂ ಹತ್ತಿರದ ಕಡಲತೀರದಲ್ಲಿ ವಿಮಾನವನ್ನು ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಈ ಸಂದರ್ಭದಲ್ಲಿ ಹೆಲಿಕಾಪ್ಟರ್‌ನ ಬಾಲ ನೆಲಕ್ಕೆ ಬಡಿದು ತುಂಡಾಯಿತು. ಬಳಿಕ ಪೈಲಟ್ ಅಲ್ಲಿಯೇ ಚಾಪರ್ ಅನ್ನು ಕೆಳಗಿಳಿಸಲು ಪ್ರಯತ್ನಿಸಿದ್ದಾರೆಯಾದರೂ ಅದು ಸಾಧ್ಯವಾಗದೇ ಅದು ಕರಬುಡಖ್ಕೆಂಟ್ ಜಿಲ್ಲೆಯ ಖಾಸಗಿ ಮನೆಯ ಅಂಗಳಕ್ಕೆ ಅಪ್ಪಳಿಸಿತು ಎಂದು ಪ್ರತ್ಯಕ್ಷದರ್ಶಿಗಳು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.




ಭೋಪಾಲ್‌ನಲ್ಲಿ ರೂಪದರ್ಶಿ ಅನುಮಾನಾಸ್ಪದ ಸಾವು

ಭೋಪಾಲ್: ರಾಜ್ಯ ರಾಜಧಾನಿ ಭೋಪಾಲ್‌ನಲ್ಲಿ ಮಹಿಳಾ ಮಾಡೆಲ್ ಒಬ್ಬರು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆ ತನ್ನ ಗೆಳೆಯನೊಂದಿಗೆ ಲಿವ್–ಇನ್ ಸಂಬಂಧದಲ್ಲಿದ್ದಳು. ಸೋಮವಾರ ಮುಂಜಾನೆ, ಆಕೆಯ ಲಿವ್–ಇನ್ ಸಂಗಾತಿ ಆಕೆಯನ್ನು ಭೈನ್ಸಖೇಡಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆಗೆ ನಡೆಯುತ್ತಿದೆ. ಲಿವ್–ಇನ್ ಸಂಗಾತಿಯನ್ನು ಖಾಸಿಂ ಎಂದು ಹೇಳಲಾಗಿದೆ.



ಖಜುರಿ ಸಡಕ್ ಪೊಲೀಸ್ ಠಾಣೆಯ ಪ್ರಕಾರ, ಮೃತಳನ್ನು ಖುಷ್ಬೂ ಅಹಿರ್ವಾರ್, ಅಲಿಯಾಸ್ ಖುಷಿ ವರ್ಮಾ (27) ಎಂದು ಗುರುತಿಸಲಾಗಿದೆ. ಅವರು ಕಳೆದ ಮೂರು ವರ್ಷಗಳಿಂದ ಭೋಪಾಲ್‌ನಲ್ಲಿ ವಾಸಿಸುತ್ತಿದ್ದು ಮಾಡೆಲಿಂಗ್ ಮಾಡುತ್ತಿದ್ದರು. ಖುಷ್ಬೂ ತನ್ನ ಬಿಎ ಅಧ್ಯಯನವನ್ನು ಬಿಟ್ಟು ಸ್ಥಳೀಯ ಬ್ರ್ಯಾಂಡ್‌ಗಳಿಗೆ ಮಾಡೆಲಿಂಗ್ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಅವರು "ಡೈಮಂಡ್ ಗರ್ಲ್" ಎಂಬ ಅಡ್ಡಹೆಸರಿನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದು ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 12,000 ಫಾಲೋವರ್ಸ್ ಹೊಂದಿದ್ದರು.

ಕಾರಿನ ಗಾಜು ಒಡೆದು ಸ್ಟೀರಿಯೊ ಕಳವು


ಕಾರಿನ ಸ್ಟೀರಿಯೊ ಕಳ್ಳತನವಾಗಿರುವುದು

ಮಡಿಕೇರಿ, ನ.10–ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಸ್ಟೀರಿಯೊ ಕಳ್ಳತನ ಮಾಡಿರುವ ಘಟನೆ ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಅಂಬಟ್ಟಿ ಬಳಿ ನಡೆದಿದೆ.

ವಿಜಯ್ ಎಂಬವರು ಭಾನುವಾರ ತಮ್ಮ ಅಂಗಡಿ ಪಕ್ಕದಲ್ಲಿ ಕಾರು ನಿಲ್ಲಿಸಿ ಇಲ್ಲಿನ ಮಹಿಳಾ ಸಮಾಜದಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿ ರಾತ್ರಿ ಅಂಗಡಿ ಬಂದ್ ಮಾಡಿ ಮನೆಗೆ ತೆರಳಿದ್ದರು. ಸೋಮವಾರ ಬೆಳಗಿನ ಜಾವ ಅಂಗಡಿ ಬಳಿ ಬಂದಾಗ ಕಾರಿನ ಗಾಜು ಒಡೆದು ಸ್ಟೀರಿಯೊ ಕಳವು ಮಾಡಿರುವುದು ಕಂಡು ಬಂದಿದೆ. ಮಾಹಿತಿ ಅರಿತು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಕೆಲ ದಿನಗಳಿಂದ ಈ ವ್ಯಾಪ್ತಿಯಲ್ಲಿ ಅಂಗಡಿ, ಮನೆಗಳಲ್ಲಿ ಕಳ್ಳತನ ಎಸಗಿದ ಘಟನೆಗಳು ನಡೆದಿದ್ದು, ಇದೀಗ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು, ಕಾರಿನಲ್ಲಿದ್ದ ಸ್ಟಿರಿಯೋ ಕಳ್ಳತನ ಎಸಗಿರುವ ಘಟನೆ ಸ್ಥಳೀಯರ ನಿದ್ದೆಗೆಡಿಸಿದೆ. ಈ ಭಾಗದ ಅನೇಕ ಅಂಗಡಿಗಳು, ಮನೆಗಳು, ಗ್ರಾಪಂ ಕಾರ್ಯಾಲಯ ಸೇರಿದಂತೆ ಕಳ್ಳತನ ಪ್ರಕರಣಗಳು ನಡೆದಿವೆ. ಪೊಲೀಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರ ಪತ್ತೆಗೆ ಕ್ರಮ ಕೈಗೊಳ್ಳಬೇಕೆಂದು ವಿಜಯ್ ಆಗ್ರಹಿಸಿದರು.

ಇಂದು ಕಾನೂನು ಅರಿವು; ಜೊತೆಗೆ ನೆರವು ಶಿಬಿರ

ಮಡಿಕೇರಿ, ನ.10– ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮವು ಸೋಮವಾರಪೇಟೆ ಸ್ತ್ರೀ ಶಕ್ತಿ ಭವನದಲ್ಲಿ ನ. 11 ರ. ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಸೋಮವಾರಪೇಟೆ ತಾಲೂಕಿನ ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಸೋಮವಾರಪೇಟೆ ತಾಲೂಕು ಕಚೇರಿ ಮುಂಭಾಗ ಪೋಡಿ ದುರಸ್ತಿಗೆ ಆಗ್ರಹಿಸಿ

ವಿಷದೊಂದಿಗೆ ರೈತರ ಅಹೋರಾತ್ರಿ ಪ್ರತಿಭಟನೆ

ಮಡಿಕೇರಿ,ನ.10– ರೈತರ ಜಮೀನಿನ ಪೋಡಿ ದುರಸ್ತಿಗೆ ಆಗ್ರಹಿಸಿ ವಿಷದ ಬಾಟಲಿ ಹಿಡಿದು ರೈತರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಸೋಮವಾರಪೇಟೆ ತಾಲೂಕು ಕಚೇರಿ ಮುಂಭಾಗ ನಡೆದಿದೆ. ವಿವಿಧಭಾಗದಿಂದ ತಾಲೂಕು ಕಚೇರಿಗೆ ಆಗಮಿಸಿದ ರೈತರು ಪೋಡಿ ದುರಸ್ತಿಗೆ ಪಟ್ಟು ಹಿಡಿದರು.

ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ವಿಳಂಬ ರಹಿತ ಸೇವೆ ನೀಡುವಲ್ಲಿ ಕಂದಾಯ ಇಲಾಖೆ ವಿಫಲವಾಗಿದೆ. ವರ್ಷದಿಂದಲೂ ಕಚೇರಿ, ಅಲೆದಾಡುತ್ತಿದ್ದರೂ ದಾಖಲಾತಿ ಸಮರ್ಪಕವಾಗಿ ಮಾಡಿ ಕೊಡುತ್ತಿಲ್ಲ. ಈ ಹಿಂದೆ ಪ್ರತಿಭಟನೆ ನಡೆಸಿದ್ದಾಗ ಜಿಲ್ಲಾಧಿಕಾರಿಗಳು 3 ತಿಂಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಹೀಗಿದ್ದರೂ ರೈತರ ಜಮೀನಿನ ಪೋಡಿ ದುರಸ್ತಿ ಸಮಸ್ಯೆ ಸರಿಪಡಿಸಿಲ್ಲ ಎಂದು ಆರೋಪಿಸಿದರು.

ಜಮೀನಿನ ದಾಖಲಾತಿಗಳು ದುರಸ್ತಿಯಾಗದ ಹಿನ್ನೆಲೆಯಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಸಹಿತ ಸರಕಾರಗಳ ಸವಲತ್ತುಗಳು


ರೈತರ ಜಮೀನಿನ ಪೋಡಿ ದುರಸ್ತಿಗೆ ಆಗ್ರಹಿಸಿ ವಿಷದ ಬಾಟಲಿಯೊಂದಿಗೆ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರಿಗೆ ದೊರಕದಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕು ಕಚೇರಿ ಎದುರು ರೈತರು ವಿಷದ ಬಾಟಲಿ ಮುಂದಿಟ್ಟುಕೊಂಡು ನ್ಯಾಯಕ್ಕಾಗಿ ಆಗ್ರಹಿಸಿದರು.

ತಹಶೀಲ್ದಾರ್ ಮೂರ್ತಿ ರೈತರ ಸಮಸ್ಯೆ ಆಲಿಸಿ ಪ್ರತಿಭಟನೆ ಕೈ ಬಿಡುವಂತೆ ಮನವೊಲಿಕೆಗೂ ಪ್ರಯತ್ನ ನಡೆಸಿದರು. ಇದಕ್ಕೆ ಕ್ಯಾರೇ ಎನ್ನದೇ, ತಹಶೀಲ್ದಾರ್ ಸಹಿತ ಕಂದಾಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪೊಲೀಸ್ ಇಲಾಖೆ ಅಧಿಕಾರಿಗಳು ಕೂಡ ರೈತರ ಮನವೊಲಿಕೆಗೆ ವಿಫಲ ಪ್ರಯತ್ನ ನಡೆಸಿದರು.

2300 ರೈತರ ಆರ್‌ಟಿಸಿ ಪೈಕಿ ಸರಳೀಕರಣ ಮಾನದಂಡದ ಅಡಿಯಲ್ಲಿ 992 ಪೋಡಿ ದುರಸ್ತಿಗಾಗಿ ಎಡಿಎಲ್‌ಆರ್ ಅವರಿಗೆ ಲಿಖಿತ ಆದೇಶ ಮಾಡಲಾಗಿದೆ. ಇನ್ನುಳಿದ ದಾಖಲಾತಿಗಳ ಪರಿಶೀಲನೆ, ಸ್ಕ್ಯಾನಿಂಗ್, ನಡಾವಳಿ ಮತ್ತಿತರ ವಿಚಾರಗಳನ್ನು ಹಂತ ಹಂತವಾಗಿ ಬಗೆ ಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧಿಕೃತ ವೀಡಿಯೋ ಕಾನ್ಫರೆನ್ಸ್‌ಗೆ ತಹಶೀಲ್ದಾರ್ ತೆರಳಿದ್ದರಿಂದ ಸಂಜೆ 5 ಗಂಟೆಯೊಳಗೆ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಪರಿಹರಿಸಬೇಕು. ಇಲ್ಲವಾದಲ್ಲಿ ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಸಂಜೆ ವೇಳೆ ಉಪ ವಿಭಾಗಾಧಿಕಾರಿಗಳು ಆಗಮಿಸಿ ರೈತರ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಜಮೀನು ಪೋಡಿ ದುರಸ್ತಿ ಹಾಗೂ ರೈತರ ಬೇಡಿಕೆಗಳ ಕುರಿತು ಅಂತಿಮ ನಿರ್ಧಾರವಾಗದ ಹಿನ್ನೆಲೆಯಲ್ಲಿ ರಾತ್ರಿಯೂ ರೈತರು ಸ್ಥಳದಿಂದ ಕದಲದೇ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.

ಕಾಡಾನೆ ದಾಳಿ ; ರೈಟರ್ ತೀವ್ರ ಗಾಯ

ವಿರಾಜಪೇಟೆ, ನ.10–ತೋಟದ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ನಡೆಸಿ ಬೆನ್ನು ಮೂಳೆ ಮುರಿದ ಘಟನೆ ಬಿಳುಗುಂದು ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.

ತಾಲೂಕು ಅಮ್ಮತ್ತಿ ಹೋಬಳಿ, ಬಿಳುಗುಂದ ಗ್ರಾಪಂ ವ್ಯಾಪ್ತಿಯ ಹೊಸಕೋಟೆ ಗ್ರಾಮದ ಮುದ್ದಿನಕಾಡ್ ಕಾಣತಂಡ ಸಂತೋಷ್ ಎಂಬುವರ ತೋಟದಲ್ಲಿ ರೈಟರಾಗಿ ಕರ್ತವ್ಯ ನಿರ್ವಹಿಸುತಿದ್ದ ಬೆಲ್ಲು ಪೂಣಚ್ಚ (60) ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಗಾಯಳು ಗಾಳಿಬೀಡು ಮಕ್ಕಂದೂರು ನಿವಾಸಿ ಉಕ್ಕೇರಿಯಂಡ ಬೆಲ್ಲು ಪೂಣಚ್ಚ ಅವರು ಕಾಣತಂಡ ಸಂತೋಷ್ ಕಾಫಿ ತೋಟದಲ್ಲಿ 15 ವರ್ಷಗಳಿಂದ ರೈಟರ್ ಆಗಿ ಕರ್ತವ್ಯ ನಿರ್ವಹಿಸುತಿದ್ದಾರೆ. ಕಾಫಿ ತೋಟದಲ್ಲಿ ನಿನ್ನೆ ಕೆಲಸ ಮುಗಿಸಿ ಸಂಜೆ 6 ಗಂಟೆ ಸಮಯದಲ್ಲಿ ಲೈನ್ ಮನೆಗೆ ಹಿಂದಿರುಗುತಿದ್ದ ವೇಳೆ ಎರಡು ಕಾಡಾನೆಗಳು ಎದುರಿನಿಂದ ಧಾಳಿಗೆ ಮುಂದಾಗಿದೆ. ಬೆಲ್ಲು ಅವರೊಂದಿಗೆ ಇದ್ದ ಕಾರ್ಮಿಕನೋರ್ವ ಜೀವ ಭಯದಿಂದ ಸ್ಥಳದಿಂದ ಓಡಿಹೋಗಿದ್ದಾನೆ. ಬೆಲ್ಲು ರಕ್ಷಣೆಗಾಗಿ ಮರ ಒಂದರ ಹಿಂಬದಿಯಲ್ಲಿ ಅವಿತಿದ್ದಾರೆ. ಕಾಡಾನೆ ತನ್ನ ಸೊಂಡಿಲಿನಿಂದ ಬೆಲ್ಲು ಅವರನ್ನು ಎತ್ತಿ ತೋಟದ ಭಾಗಕ್ಕೆ ಎಸೆದಿದೆ. ಪರಿಣಾಮ ಬೆಲ್ಲು ಅವರ ಬೆನ್ನು ಮೂಳೆ ಮುರಿದಿದೆ. ಕಾಡಾನೆಗಳ ಚೀರಾಟ ಅಧಿಕವಾದಾಗ ದೂರದಲ್ಲಿದ್ದ ಲೈನ್ ಮನೆಯ ವಾಸಿಗಳು ಬೆಲ್ಲುಗೆ ದೂರವಾಣಿ ಕರೆ ಮಾಡಿದ್ದಾರೆ. ಈ ಸಂದರ್ಭ


ಆಸ್ಪತ್ರೆಗೆ ದಾಖಲಾಗಿರುವ ಬೆಲ್ಲು ಪೂಣಚ್ಚ

ಗಾಯಗೊಂಡ ಬೆಲ್ಲು ಘಟನೆಯನ್ನು ವಿವರಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಗಾಯಳುವಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಶಿವರಾಂ ಮತ್ತು ಸಿಬ್ಬಂದಿಗಳು ಗಾಯಾಳುವಿನ ಮಾಹಿತಿ ಪಡೆದಿದ್ದಾರೆ.

ಅಸಮಾಧಾನ: ನಿರಂತವಾಗಿ ಕಾಡಾನೆ ಉಪಟಳದಿಂದ ಗ್ರಾಮಸ್ಥರು ಬೇಸತ್ತಿದ್ದಾರೆ. ಕಾಡಾನೆಗಳನ್ನು ವೈಜ್ಞಾನಿಕವಾಗಿ ಅರಣ್ಯಕ್ಕೆ ಅಟ್ಟುವ ಕಾರ್ಯಚರಣೆ ನಡೆಯಬೇಕು. ಕಾಡಾನೆಗಳಿಂದ ಗ್ರಾಮಸ್ಥರನ್ನು ರಕ್ಷಣೆ ಮಾಡಬೇಕು ಎಂದು ಗ್ರಾಮಸ್ಥರಾದ ಎಂ.ಎಂ. ತಿಮ್ಮಯ್ಯ ಅಳಲುತೋಡಿಕೊಂಡರೆ, ಹೊಸಕೋಟೆ ಗ್ರಾಮದ ಕಬ್ಬಚ್ಚೀರ ಕೃಷ್ಣ, ವಿಕ್ಕಿ, ಆಲ್ಪ ಎಸ್ಟೇಟ್‌ನ ಕಾರ್ಮಿಕರು, ಮುದ್ರೀಮಾಡ ಗಗನ್, ಅಲ್ಲಪ್ಪೀರ ಕಾರ್ಯಪ್ಪ ಮೂಕೊಂಡ ಅರುಣ್ ಕಾಡಾನೆಗಳ ಉಪದ್ರವನ್ನು ತಡೆಗಟ್ಟಲು ಸರ್ಕಾರ ವಿಶೇಷ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.

ಕಾಡಾನೆ ದಾಳಿಗೆ ಕಾರ್ಮಿಕ ಬಲಿ; ಮತ್ತೊಬ್ಬ ಪಾರು

ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ


ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದಾಪುರ: ಕಾಡಾನೆ ದಾಳಿಗೆ ತೋಟ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಎಮ್ಮೆಗುಂಡಿ ಕಾಫಿ ತೋಟದಲ್ಲಿ ನಡೆದಿದೆ.

ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಹನುಮಂತ(57) ಎಂಬವರ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿ ಜೀವ ಬಲಿ ಪಡೆದಿದೆ. ಜೊತೆಯಲ್ಲಿದ್ದ ಮತ್ತೋರ್ವ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದು ಇತರ ಕಾರ್ಮಿಕರು ಸ್ಥಳದಿಂದ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಸೋಮವಾರ ಬೆಳಗಿನಿಂದಲೇ ಎಮ್ಮೆ ಗುಂಡಿ ಸುತ್ತಮುತ್ತ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಒಂಟಿ ಸಲಗ ಮಧ್ಯಾಹ್ನದ ವೇಳೆ ಊಟಕ್ಕೆ ತೆರಳುತ್ತಿದ್ದವರಿಗೆ ದಿಢೀರ್ ಎದುರಾಗಿ ಇಬ್ಬರು ಕಾರ್ಮಿಕರ ಮೇಲೆ ದಾಳಿಗೆ ಯತ್ನಿಸಿದೆ. ದಾಳಿಯಿಂದ ಓರ್ವ ಕಾರ್ಮಿಕ ತಪ್ಪಿಸಿಕೊಂಡು ಪಾರಾದರೆ ಮತ್ತೋರ್ವ ಕಾರ್ಮಿಕ ಹನುಮಂತ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸುತ್ತಮುತ್ತಲ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದಾಪುರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ತಂದ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಮಿಕರು, ಕಾರ್ಮಿಕ ಮುಖಂಡರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಜಿಪಂ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು ನಾಡಿಗೆ ಬಾರದ ಹಾಗೆ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಹಾಗೂ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಲ್ಲಿ ವಿಫಲವಾಗಿರುವ ಅರಣ್ಯ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.


ಹನುಮಂತ

ಎಐಟಿಯುಸಿ ಮುಖಂಡ ಎಚ್.ಎನ್ ಸೋಮಪ್ಪ ಮಾತನಾಡಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾರ್ಮಿಕ ಜೀವಗಳು ಬಲಿಯಾಗುತ್ತಿದ್ದು ಕೂಲಿ ಕೆಲಸ ಮಾಡಿ ಜೀವನ ನಡೆಸುವ ಕುಟುಂಬಗಳು ಕೆಲಸಕ್ಕೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡುಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದರು.

ಕಾರ್ಮಿಕ ಮುಖಂಡ ಪಿ.ಆರ್.ಭರತ್ ಮಾತನಾಡಿ, ಅರಣ್ಯ ಇಲಾಖೆ ಸಿಬ್ಬಂದಿ ಕಾಡು ಪ್ರಾಣಿಗಳನ್ನು ನಾಡಿನಿಂದ ಕಾಡಿಗೆ ಕಾಡಿನಿಂದ ನಾಡಿಗೆ ಓಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಕಾಡುಪ್ರಾಣಿಗಳು ಯಾವುದೇ ಅಡೆತಡೆ ಇಲ್ಲದೆ ಗ್ರಾಮಗಳತ್ತ ಮುಖ ಮಾಡುತ್ತಿದ್ದು ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳು ಆತಂಕದ ಜೀವನ ನಡೆಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತರ ಕುಟುಂಬಕ್ಕೆ ಮೊದಲ ಹಂತದ 5 ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ಎಸಿಎಫ್ ಗೋಪಾಲ್ ಹಸ್ತಾಂತರಿಸಿ, ಬಾಕಿ ಪರಿಹಾರ ಹಣವನ್ನು ಶೀಘ್ರವೇ ನೀಡಲಾಗುವುದು ಎಂದು ಹೇಳಿದರು.

ಮಾಲ್ದಾರೆ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ 15 ಕಾಡಾನೆಗಳನ್ನು ಆರ್‌ಎಫ್‌ಓ ಗಂಗಾಧರ್, ಡಿಆರ್‌ಎಫ್‌ಓ ಶಶಿ ನೇತೃತ್ವದಲ್ಲಿ ಸಿಬ್ಬಂದಿಗಳು ಕಾಡಿಗಟ್ಟಿದ್ದರು. ಎಸಿಎಫ್ ಗೋಪಾಲ್, ಆರ್‌ಎಫ್‌ಓ ಶಿವರಾಮ್, ಗಂಗಾಧರ್, ಮಾಜಿ ತಾ.ಪಂ. ಸದಸ್ಯ ಅಜಿತ್ ಕರುಂಬಯ್ಯ, ಕಾರ್ಮಿಕ ಮುಖಂಡ ಮಹದೇವ್, ರಮೇಶ್ ಪ್ರಮುಖರಾದ ತಿರುಮಲ ರಾಜ ಸೇರಿದಂತೆ ಮತ್ತಿತರರು ಹಾಜರಿದ್ದರು.

ಶಾಂತಿ ಉದಯಿಸಲು ಶಿಕ್ಷಣದ ಪಾತ್ರ ಮಹತ್ವ



ವಿರಾಜಪೇಟೆ: ಶಿಕ್ಷಣ ಪ್ರತಿಯೊಬ್ಬರ ಹಕ್ಕು ಜಗತ್ತಿನಲ್ಲಿ ಶಾಂತಿ ಉದಯಿಸಲು ಶಿಕ್ಷಣದ ಪಾತ್ರ ಮಹತ್ವವಾದದ್ದು. ಅದರಿಂದ ಪ್ರತಿಯೊಬ್ಬರು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಗೋಣಿಕೊಪ್ಪಲು ಪತ್ರಕರ್ತೆ ಕೆ.ಟಿ.ವಾತ್ಸಲ್ಯ ಹೇಳಿದರು.

ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜೇಂದ್ರ ಭವನದಲ್ಲಿ ನಡೆದ ಹೊಂಬೆಳಕು ಕಿರಣ 237ನೇ ಮಾಸಿಕ ತತ್ತ್ವ ಚಿಂತನಾಗೋಷ್ಠಿ ಕಾರ್ಯಕ್ರಮದಲ್ಲಿ ವಿಶ್ವಶಾಂತಿಗಾಗಿ ಲೇಖನಿ ಅಭಿಯಾನ ಎಂಬ ವಿಷಯದ ಬಗ್ಗೆ ಮಾತನಾಡಿ, ದೇಶ ವಿಶೇಷವಾದ ಸಂಸ್ಕೃತಿಯನ್ನು ಹೊಂದಿದ್ದು, ಜಗತ್ತಿಗೆ ಇನ್ನೊಬ್ಬರಿಗೆ ಸಹಾಯ ಮಾಡುವಂತ ಮನೋಭಾವ ನಮ್ಮ ಕೊಡುಗೆಯಾಗಬೇಕು ಎಂದರು. ಕೃಷಿಕರಾದ ಆಶಾ ತಿಮ್ಮಪ್ಪಯ್ಯ ಉದ್ಘಾಟಿಸಿದರು. ಅರಮೇರಿ ಕಳಂಚೇರಿ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಜಿಪಂ ಮಾಜಿ ಸದಸ್ಯ ಕಾಂತಿ ಸತೀಶ್, ಕೃಷಿಕ ತಿಮ್ಮಪ್ಪಯ್ಯ, ನಿವೃತ್ತ ಶಿಕ್ಷಕ ಲಕ್ಷ್ಮೀನಾರಾಯಣ, ವೈದ್ಯ ಡಾ. ನರಸಿಂಹನ್ ಮಾತನಾಡಿದರು. ವಿದ್ಯಾರ್ಥಿ ಸುಶ್ಮಿತಾ ಪ್ರಸಾದ್ ಸ್ವಾಗತಿಸಿದರು.

ಪ್ರತಾಪ್‌ಸಿಂಹ ಪೆದ್ದುತನ ಬಿಟ್ಟು ಪ್ರಬುದ್ಧತೆ ಬೆಳೆಸಿಕೊಳ್ಳಲಿ

ಗುಂಡ್ಲುಪೇಟೆ, ನ.10(ಸೋಮ್.ಜಿ)– ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಇನ್ನಾದರೂ ತನ್ನ ಪೆದ್ದುತನ ಬಿಟ್ಟು ಪ್ರಬುದ್ಧತೆ ಬೆಳೆಸಿಕೊಳ್ಳಲಿ ಎಂದು ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್ ಕಿವಿಮಾತು ಹೇಳಿದ್ದಾರೆ

ಬಿಜೆಪಿಯವರಿಗೆ ಜಿಲ್ಲೆಯಲ್ಲಿರುವ ನಾಯಕರನ್ನ ಕಡೆಗಣಿಸಿ ಹೊರಗಿನಿಂದ ನಾಯಕರನ್ನು ಕರೆಸಿ ಪ್ರತಿಭಟನೆ ನಡೆಸುವ ಪರಿಸ್ಥಿತಿ ಬಂದಿದೆ. ಕಳೆದ ಬುಧವಾರ ಬಿಜೆಪಿಯವರು ಕೆರೆ ನೀರು ತುಂಬಿಸುವ ವಿಚಾರದಲ್ಲಿ ಕಾಲ್ನಡಿಗೆ ನಡೆಸಿದ್ದ ಸಂದರ್ಭದಲ್ಲಿ ಪ್ರತಾಪ್ ಸಿಂಹ ಮಾತನಾಡುತ್ತ ಹಾಸನ ಮೂಲದವರಾದ ನೀವು ಮೈಸೂರಿನಲ್ಲಿ ಟಿಕೆಟ್ ಗಿಟ್ಟಿಸಿ ಸಂಸದರಾಗಿದ್ದೀರಿ. ನಾನು ಇದೇ ತಾಲೂಕಿನವನಾಗಿದ್ದು ಸ್ವಗ್ರಾಮದಲ್ಲಿ ಓಟುಹಾಕುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಲೇವಡಿ ಮಾಡಿದರು.

ನಮ್ಮ ತಂದೆ ನಿಧನರಾದಾಗ ನಮ್ಮ ತಾಯಿ ಬಗ್ಗೆ ಗೂಟದ ಕಾರಿನ ಆಸೆಯಿಂದ ಮರು ಚುನಾವಣೆ ಸ್ಪರ್ಧಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಿರಿ. ಆದರೆ ನಮ್ಮ ಕುಟುಂಬಕ್ಕೆ ಇಂತಹ ಆಸೆ ಆಕಾಂಕ್ಷೆಗಳಿಲ್ಲ. ನಿಮಗೆ ಏನಾದರೂ ಮಾನ ಮರ್ಯಾದೆ ಇದ್ರೆ ನಮ್ಮ ಕ್ಷೇತ್ರಕ್ಕೆ ಬರುತ್ತಿರಲಿಲ್ಲ, ಇಂಥಾ ಒಬ್ಬ ಅವಿವೇಕಿಯನ್ನ ಕರೆಯಿಸಿ ಮಾಜಿ ಶಾಸಕ ನಿರಂಜನ ಕುಮಾರ್ ಕ್ಷೇತ್ರಕ್ಕೆ ಅವಮಾನ ಎಸಗಿದ್ದಾರೆ. ಸಂಸತ್ ಪ್ರವೇಶಿಸಲು ಪುಂಡರಿಗೆ ಪಾಸ್ ನೀಡಿ ದೊಡ್ಡ ರಾದ್ಧಾಂತಕ್ಕೆ ಕಾರಣರಾಗಿದ್ದರಿಂದ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಎಂಪಿ ಟಿಕೆಟ್ ವಂಚಿತವಾದ ನಂತರ ಸಂಸದ ಯದುವೀರ್ ಒಡೆಯರ್ ಕುರಿತಂತೆ ಮೂದಲಿಸಿದ್ದರು ಎಂದು ಹೀಯಾಳಿಸಿದರು.


ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿದರು.

ಶೀಘ್ರದಲ್ಲೇ ಕೆರೆಗಳಿಗೆ ನೀರು: ಸದ್ಯ ಕೆಟ್ಟಿರುವ ಮೋಟಾರ್ ರಿಪೇರಿಗೆ 64 ಲಕ್ಷ ಹಣ ವ್ಯಯವಾಗಿದೆ. ಇನ್ನು 1 ಕೋಟಿ ಹಣ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಮೂರು ಮೋಟಾರುಗಳು ರಿಪೇರಿಯಾದ ಕೂಡಲೇ ಟ್ರಯಲ್ ರನ್ ಮಾಡಿ ಶೀಘ್ರದಲ್ಲೇ ಕೆರೆಗಳಿಗೆ ನೀರು ಹರಿಸಲಾಗುವುದು. ಯಂತ್ರಗಳು ಕೈ ಕೊಟ್ಟರೆ ನಾವು ಹೊಣೆ ಅಲ್ಲ, ಪ್ರಕೃತಿದತ್ತವಾಗಿ ನಡೆಯುವ ಕ್ರಿಯೆಗಳಿಗೆ ಯಾರೊಬ್ಬರೂ ಹೊಣೆಗಾರರಲ್ಲ. ಆದರೆ ದುರಸ್ತಿ ಕೆಲಸ ಮಾಡುವ ಜವಾಬ್ದಾರಿ ಇರಬೇಕು, ಅದನ್ನು ಮಾಡುತ್ತಿದ್ದೇನೆ ಎಂದರು.

ಮಾಜಿ ಶಾಸಕರು ತಮ್ಮ ಅವಧಿಯಲ್ಲಿ 820 ಕೋಟಿ ರೂಪಾಯಿ ತಂದು ಕ್ಷೇತ್ರವನ್ನ ಅಭಿವೃದ್ಧಿಗೊಳಿಸಿದ್ದರೆ ನನಗೆ ಮಾಡಲು ಕೆಲಸವೇ ಇರುತ್ತಿರಲಿಲ್ಲ. ಕ್ಷೇತ್ರದ ಅಭಿವೃದ್ಧಿ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ, ನನ್ನ ಜವಾಬ್ದಾರಿಯನ್ನ ನಾ ಅರಿತಿದ್ದೇನೆ ನಿಮ್ಮಿಂದ ಸಲಹೆ ಪಡೆಯುವ ಅವಶ್ಯಕತೆ ಇಲ್ಲ ಎಂದರು.

ಚಾಮುಲ್ ನಿರ್ದೇಶಕ ಹೆಚ್.ಎಂ. ನಂಜುಂಡ ಪ್ರಸಾದ್, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಕೆರೆಹಳ್ಳಿ ನವೀನ್, ಪಿ.ಚನ್ನಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಬಿ.ಎಂ.ಮುನಿರಾಜು, ಕಾಡಾ ಮಾಜಿ ಅಧ್ಯಕ್ಷ ನಂಜಪ್ಪ, ಪುರಸಭಾಧ್ಯಕ್ಷ ಶಶಿಧರ್(ದೀಪು), ಉಪಾಧ್ಯಕ್ಷ ಶ್ರೀನಿವಾಸ್, ಟಿಎಪಿಸಿಎಂಎಸ್ ಅಧ್ಯಕ್ಷ ಜಿ.ಮಡಿವಾಳಪ್ಪ, ಮಲೆ ಮಹದೇಶ್ವರ ಬೆಟ್ಟ ಧರ್ಮದರ್ಶಿ ಮಂಡಲಿಯ ಮಾಜಿ ಅಧ್ಯಕ್ಷ ಡಿ.ಎಸ್. ಸಿದ್ದಪ್ಪ, ಹಿರಿಯ ಮುಖಂಡ ಟಿ.ಪಿ.ನಾಗ ರಾಜು, ಭೂನ್ಯಾಯ ಮಂಡಲಿಯ ಸದಸ್ಯ ಜಿ.ಕೆ. ಲೋಕೇಶ್, ಪ್ರಧಾನ ಕಾರ್ಯದರ್ಶಿ ಬಿ. ಕುಮಾರಸ್ವಾಮಿ ಇತರರು ಇದ್ದರು.

ಗುಂಡ್ಲುಪೇಟೆಯ ಬೊಮ್ಮನಹಳ್ಳಿ ಬಳಿ ಚಿರತೆ ಸೆರೆ

ಗುಂಡ್ಲುಪೇಟೆ,ನ.10 (ಸೋಮ್.ಜಿ)–ತಾಲೂಕಿನ ಬೊಮ್ಮನಹಳ್ಳಿ ಸಮೀಪ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆಯೊಂದು ಸೆರೆಯಾದ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಸುತ್ತಮುತ್ತಲೂ ರೈತರ ಸಾಕುಪ್ರಾಣಿಗಳನ್ನು ಕೊಲ್ಲುತ್ತಿದ್ದ ಚಿರತೆ ಸೆರೆಗೆ ಕರಿಕಲ್ಲು ಕ್ವಾರಿ ಸಮೀಪ ಕುಂದಕೆರೆ ವಲಯದ ಅರಣ್ಯಾಧಿಕಾರಿಗಳು ಬೋನು ಅಳವಡಿಸಿದ್ದರು. ಇದರೊಳಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಬೊಮ್ಮನಹಳ್ಳಿ ಸುತ್ತಮುತ್ತಲು ಚಿರತೆ ಉಪಟಳ ಹೆಚ್ಚಿತ್ತು. ಆಗಾಗ್ಗೆ ಮೇಕೆ, ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿತ್ತು. ಇದರಿಂದ ರೋಸಿ ಹೋಗಿದ್ದ ರೈತರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ಮತ್ತು ರೈತರು ನಿರಾಳರಾಗಿದ್ದಾರೆ.


ತಾಲೂಕಿನ ಬೊಮ್ಮನಹಳ್ಳಿ ಸಮೀಪ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಬಂಡೀಪುರ ದಟ್ಟಾರಣ್ಯದ ಮಧ್ಯೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಮಿಳುನಾಡು ಮೂಲದ ಮೂವರು ಕೃಷಿ ಕಾರ್ಮಿಕರ ರಕ್ಷಣೆ

ಚಾಮರಾಜನಗರ: ನಿಗದಿತ ಸಮಯಕ್ಕೆ ಹಣ ನೀಡದೆ ಸತಾಯಿಸುತ್ತಿದ್ದ ಹಾಗೂ ಸ್ವಗ್ರಾಮಕ್ಕೆ ಕಳುಹಿಸದೆ ಒತ್ತೆಯಾಳಾಗಿ ದುಡಿಯುತ್ತಿದ್ದ ತಮಿಳುನಾಡು ಮೂಲದ ಮೂವರು ಕಾರ್ಮಿಕರನ್ನು ಜಿಲ್ಲಾಡಳಿತ ರಕ್ಷಿಸಿದೆ.

ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ಹೋಬಳಿಯ ವೆಂಕಟೇಶ್ ಎಂಬುವರ ತೋಟದ ಮನೆಯಲ್ಲಿ ಕೃಷಿ ಕಾರ್ಮಿಕರಾಗಿ ದುಡಿಯುತ್ತಿದ್ದ ತಮಿಳು ನಾಡಿನ ಧರ್ಮಪುರಿ ಜಿಲ್ಲೆಯ ಮರವಾಡಿ ಗ್ರಾಮದ ಮಾದೇಶ, ಇವರ ಪತ್ನಿ ಲಕ್ಷ್ಮಿ, ಮಗಳು ಕಾವೇರಿಯಮ್ಮಾಳ್ ತೋಟದ ಮನೆಯಲ್ಲಿ 11 ತಿಂಗಳಿನಿಂದ ಕೆಲಸ ನಿರ್ವಹಿಸುತ್ತಿದ್ದರು.

ಮಾಲೀಕ ವೆಂಕಟೇಶ್ ನಿಗದಿತ ಸಮಯಕ್ಕೆ ದುಡಿದ ಹಣ ನೀಡದೆ ಸತಾಯಿಸುತ್ತಿದ್ದು, ಸ್ವಗ್ರಾಮಕ್ಕೂ ಕಳುಹಿಸದಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ ನ. 6ರಂದು ಗುಂಡ್ಲುಪೇಟೆ ತಹಶೀಲ್ದಾರ್ ಅವರು ಕೃಷಿ ಕಾರ್ಮಿಕರು ವಾಸಿಸುತ್ತಿದ್ದ ತೋಟದ ಮನೆಗೆ ಭೇಟಿ ನೀಡಿ, ಅವರನ್ನು ರಕ್ಷಿಸಿ ಜೀತ ವಿಮುಕ್ತಿ ಕಾಯ್ದೆಯಡಿ ಉಪವಿಭಾಗಾಧಿಕಾರಿಗಳ ಬಳಿ ಹಾಜರುಪಡಿಸಿ ವಿಚಾರಣೆ ನಡೆಸಲಾಯಿತು.

ಈ ಮೂವರು ಜೀತ ಕೃಷಿ ಕಾರ್ಮಿಕರು ಎಂದು ಪರಿಗಣಿಸಿ ಬಿಡುಗಡೆ ಪತ್ರ ನೀಡಿರುವುದರಿಂದ ಸದರಿ ಜಮೀನಿನ ಮಾಲೀಕರ ವಿರುದ್ಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೃಷಿ ಕಾರ್ಮಿಕರನ್ನು ಅವರ ಸ್ವಂತ ಸ್ಥಳವಾದ ಧರ್ಮಪುರಿ ಜಿಲ್ಲೆಯ ಜಿಲ್ಲಾಡಳಿತಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ಕಳುಹಿಸಲಾಗಿದೆ.

ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಮೋಸ


ಸುದ್ದಿಗೋಷ್ಠಿಯಲ್ಲಿ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಮಾತನಾಡಿದರು.

ಚಾಮರಾಜನಗರ, ನ10–ಬಣ್ಣಾರಿ ಸಕ್ಕರೆ ಕಾರ್ಖಾನೆಯು ಕಡಿಮೆ ಇಳುವರಿ ತೋರಿಸುವ ಮೂಲಕ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಮೋಸ ಮಾಡುತ್ತಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಆರೋಪಿಸಿದರು.

15 ವರ್ಷಗಳಿಂದಲೂ ಕಾರ್ಖಾನೆಯ ಇಳುವರಿಯಲ್ಲಿ ಸಾಕಷ್ಟು ಹೆಚ್ಚಳವಿತ್ತು. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಳುವರಿ ಆಧಾರದಡಿ ಬೆಲೆ ನೀಡಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಕಡಿಮೆ ಇಳುವರಿ ತೋರಿಸುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು. ರೈತರಿಗೆ ಮೋಸವಾಗುತ್ತಿದ್ದು, ಕೂಡಲೇ ಸರ್ಕಾರ ಹಾಗೂ ಜಿಲ್ಲಾಡಳಿತ ತಜ್ಞರ ಸಮಿತಿ ನೇಮಿಸಿ ಇಳುವರಿ ಸರಿಪಡಿಸಲು ಕ್ರಮವಹಿಸಬೇಕು. ಬಣ್ಣಾರಿ ಸಕ್ಕರೆ ಕಾರ್ಖಾನೆಯು ನ. 1 ರಿಂದ ಮುಂದಿನ ಮೇ 31ರವರೆಗೆ ಕಬ್ಬು ನಾಟಿ ಮಾಡಿದ ಕಬ್ಬು ಬೆಳೆಗಾರರಿಗೆ ಪ್ರತಿ ಎಕರೆಗೆ 10 ಸಾವಿರ ಪ್ರೋತ್ಸಾಹಧನ ನೀಡಬೇಕು ಎಂದರು.

ರಾಜ್ಯ ಸರ್ಕಾರವು ನಿಗದಿಪಡಿಸಿರುವ ಕಬ್ಬು ದರ 3,200ರೂ. ನಿಗದಿ ಮಾಡಿದ್ದು ಅದರಂತೆ ಶೇ. 9.5ಇಳುವರಿ ಇರುವ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ 2,920ರೂ. ಪಾವತಿಗೆ ಆದೇಶ ನೀಡಬೇಕು. ಕಟಾವು ಸಾಗಾಣಿಕೆ ಹೊರತುಪಡಿಸಿ ರೈತರ ಖಾತೆಗೆ ನೇರವಾಗಿ ಜಮೆ ಆಗಬೇಕು. ಎರಡು ವರ್ಷಗಳ ಹಿಂದೆ ಘೋಷಣೆಯಾಗಿರುವ ಟನ್ ಕಬ್ಬಿಗೆ 150ರೂ.ನಂತೆ ರಾಜ್ಯದಲ್ಲಿ 950 ಕೋಟಿ ರೂ. ಪಾವತಿ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿಲ್ಲ. ಜಿಲ್ಲಾಡಳಿತವು ಸಕ್ಕರೆ ಸಚಿವರು, ಸಕ್ಕರೆ ಆಯುಕ್ತರನ್ನು ಕರೆಸಿ ರೈತ ಮುಖಂಡರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಿ ಗೊಂದಲಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಮಲೆಯೂರು ಮಹೇಂದ್ರ, ತಾಲೂಕು ಅಧ್ಯಕ್ಷ ಸತೀಶ್, ಮುಖಂಡರಾದ ಶ್ಯಾನಡ್ರಹಳ್ಳಿ ಮಲ್ಲು, ಹೊನ್ನೇಗೌಡನಹಳ್ಳಿ ಮಹೇಶ್, ಗುರುವಿನಪುರ ಚಂದ್ರಪ್ಪ ಇದ್ದರು.

ಯಳಂದೂರಿಗೆ ನಾಳೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಚಾಮರಾಜನಗರ, ನ.10– ಯಳಂದೂರು ತಾಲೂಕು ಕೇಂದ್ರದ ಪ್ರವಾಸಿ ಮಂದಿರದಲ್ಲಿ (ಐ.ಬಿ) ನ.12ರ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ಮಾಡುವರು. ಸಾರ್ವಜನಿಕರಿಂದ ರಾಜ್ಯ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ಮಾಡುವರು. ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅನಗತ್ಯ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ದೂರುಗಳನ್ನು ನಿಗದಿತ ನಮೂನೆ–1 ಮತ್ತು 2 ರಲ್ಲಿ ಭರ್ತಿ ಮಾಡಿ ನೀಡಬಹುದಾಗಿದೆ.

ಮಾರಮ್ಮ ದೇವಾಲಯ ಕಾಮಗಾರಿಗೆ ಗುದ್ದಲಿಪೂಜೆ

ಚಾಮರಾಜನಗರ, ನ.10–ತಾಲೂಕಿನ ಬ್ಯಾಡಮೂಡ್ಲು ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನ 30 ಲಕ್ಷದ ರೂ. ವೆಚ್ಚದಲ್ಲಿ ಗ್ರಾಮದೇವತೆ ಮಾರಮ್ಮ ದೇವಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ವಿಧಾನಸಭೆ ವ್ಯಾಪ್ತಿಯ ದೇವಾಲಯಗಳ ಅಭಿವೃದ್ಧಿಗೆ 5.50 ಕೋಟಿ ರೂ. ಸರ್ಕಾರದಿಂದ ಮಂಜೂರಾಗಿದೆ ಬ್ಯಾಡಮೂಡ್ಲು ಗ್ರಾಮದಲ್ಲಿ ಗ್ರಾಮದೇವತೆ ಮಾರಮ್ಮ ದೇವಾಲಯ ನಿರ್ಮಾಣ ಕಾಮಗಾರಿಗೆ 30 ಲಕ್ಷ ರೂ. ಮಂಜೂರಾಗಿದ್ದು, ಈ ಹಣ ಸದ್ಬಳಕೆ ಮಾಡಿಕೊಂಡು, ಸುಂದರ ದೇವಾಲಯವನ್ನು ಗ್ರಾಮಸ್ಥರು ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗ್ರಾಪಂ ಉಪಾಧ್ಯಕ್ಷ ಮಹದೇವಶೆಟ್ಟಿ, ಸದಸ್ಯ ರಾಜಣ್ಣ, ಮರಿಸ್ವಾಮಿ, ಮಾಜಿ ಅಧ್ಯಕ್ಷ ನಾಗರಾಜು, ಚನ್ನಿಗಶೆಟ್ಟಿ, ದೊಡ್ಡಶೆಟ್ಟಿ, ಮಹೇಶ್, ಯಜಮಾನರು, ಮುಖಂಡರು ಗ್ರಾಮಸ್ಥರು ಹಾಜರಿದ್ದರು.


ಬ್ಯಾಡಮೂಡ್ಲು ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನದಲ್ಲಿ ಗ್ರಾಮದೇವತೆ ಮಾರಮ್ಮ ದೇವಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಗುಣಮಟ್ಟದ ಕಾಮಗಾರಿಗೆ ಕೃಷ್ಣಮೂರ್ತಿ ತಾಕೀತು


ಕಾಮಗಾರಿಗಳಿಗೆ ಸೋಮವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು.

ಕೊಳ್ಳೇಗಾಲ: ತಾಲೂಕಿನ ಮುಳ್ಳೂರು ಹಾಗೂ ಹರಳೆ ಗ್ರಾಪಂ ವ್ಯಾಪ್ತಿಗೆ ಸೇರಿದ ವಿವಿಧ ಗ್ರಾಮಗಳಲ್ಲಿ 83 ಲಕ್ಷಕ್ಕೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು

ಮುಳ್ಳೂರು ಗ್ರಾಮದಲ್ಲಿ ನಬಾರ್ಡ್ ಯೋಜನೆಯಡಿ 17 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ, ನಾಯಕರ ಬೀದಿಯಲ್ಲಿ 18 ಲಕ್ಷ ವೆಚ್ಚದಲ್ಲಿ ರಸ್ತೆ, ಉಪ್ಪಾರ ಬೀದಿಯಲ್ಲಿ 10 ಲಕ್ಷ ವೆಚ್ಚದಲ್ಲಿ ರಸ್ತೆ, ಪರಿಶಿಷ್ಟ ಜಾತಿ ಬೀದಿಯಲ್ಲಿ 10 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ಮುಂದುವರೆದ ಕಾಮಗಾರಿ, ಹೊಸ ಹಂಪಾಪುರ 6 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ, ದಾಸನಪುರ 6 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಹರಳೆ ಗ್ರಾಮದಲ್ಲಿ 10 ಲಕ್ಷ ವೆಚ್ಚದಲ್ಲಿ ಮುಂದುವರೆದ ಕಾಮಗಾರಿ, ನಾಯಕರ ಬೀದಿಯಲ್ಲಿ 6 ವೆಚ್ಚದಲ್ಲಿ ಸಿ.ಸಿ ರಸ್ತೆ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು.

ಕ್ಷೇತ್ರದ 38ಗ್ರಾಮಗಳಲ್ಲಿ 5.77ಕೋಟಿ ಅನುದಾನವನ್ನು ಅಪೂರ್ಣ ಕಾಮಗಾರಿಗಳಿಗಾಗಿ ಬಳಕೆ ಮಾಡಿಕೊಳ್ಳುವ ಕೆಲಸ ಮಾಡಲಾಗುತ್ತಿದೆ, ಕಾಮಗಾರಿ ನಡೆಯುವ ವೇಳೆ ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳು ಆದ್ಯತೆ ನೀಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಕಮಲ, ದೊರೆರಾಜು, ನಾಗರಾಜು, ರಾಜಮ್ಮಣಿ ತೋಟೇಶ್, ಮುಳ್ಳೂರು ಮಂಜುನಾಥ್, ಚೇತನ್ ದೊರೆ, ಗುರುಶಾಂತಪ್ಪ ಬೆಳ್ಳುಂಡಗಿ, ಕುಮಾರ್, ಪುರುಷೋತ್ತಮ್, ಅಂಬಿಕಾ, ಸವಿತಾ, ಚಿಕ್ಕಲಿಂಗಯ್ಯ, ನಿರ್ಮಿತಿ ಕೇಂದ್ರ ಇಂಜಿನಿಯರ್ ಪ್ರತಾಪ್ ಇದ್ದರು.

ಮೈಸೂರು ನಗರದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ತಕ್ಷಣ ಆರಂಭಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ



ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವುದು

ಮೈಸೂರು,ನ.10(ಪಿಎಂ)– ಮೈಸೂರು ನಗರದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸುವಂತೆ ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ಗುಂಡಿಗಳಿದ್ದಲ್ಲಿ ಅವುಗಳನ್ನು ಗುರುತಿಸಿ ದುರಸ್ತಿಗೊಳಿಸಲು ತಕ್ಷಣವೇ ಕ್ರಮ ವಹಿಸಬೇಕೆಂದೂ ನಿರ್ದೇಶನ ನೀಡಿದರು.

ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಿ, ಅವುಗಳನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಆಹಾರ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕೆಪಿಟಿಸಿಎಲ್‌ನಲ್ಲಿ ಬಾಕಿ ಇರುವ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮವಹಿಸಬೇಕು. ಎಲ್ಲಾ ಯೋಜನೆಗಳ ಕಾರ್ಯಾದೇಶವನ್ನು ನವೆಂಬರ್–2025ರ ಅಂತ್ಯದೊಳಗೆ ನೀಡಬೇಕು ಎಂದು ಸೂಚನೆ ನೀಡಿದರು.

ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಆಗಿರುವುದು ಅತ್ಯಂತ ಗಂಭೀರ ಸಂಗತಿ. ಈ ಬಗ್ಗೆ ಗಮನಹರಿಸಿ ಶಿಕ್ಷೆ ಪ್ರಮಾಣ ಹೆಚ್ಚಾಗಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮನೆಗಳ್ಳತನ ಪ್ರಕರಣ ತಡೆಯಲು ಬೀಟ್ ಪೊಲೀಸಿಂಗ್ ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ನಗರ ಬೆಳೆಯುತ್ತಿರುವಂತೆ ಕಸದ ಪ್ರಮಾಣವೂ ಹೆಚ್ಚುತ್ತಿದ್ದು, ಇವುಗಳ ವೈಜ್ಞಾನಿಕ ವಿಲೇವಾರಿಗೆ ಕ್ರಮ ಕೈಗೊಳ್ಳುವ ಜೊತೆಗೆ ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕೆಂದು ನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸತತ 10 ಗಂಟೆ ಸಭೆ: ಸತತ 10 ಗಂಟೆ ಕಾಲ ಕೆಡಿಪಿ ಸಭೆ ನಡೆಸಿದ ಮುಖ್ಯಮಂತ್ರಿಗಳು, ಬಹುತೇಕ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಬೆಳಗ್ಗೆ 11.30ರಿಂದ ರಾತ್ರಿ 9.30ರವರೆಗೂ ಅವರು ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ನಾವು ಬಡವರ ಪಕ್ಷಪಾತಿಗಳಾಗಿರಬೇಕು. ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.

ಸಂವಿಧಾನ ಎತ್ತಿ ಹಿಡಿದಿದ್ದೇನೆ: ಏಳೂವರೆ ವರ್ಷ ನಾನು ಮುಖ್ಯಮಂತ್ರಿಯಾಗಿ ಈ ಅವಧಿಯಲ್ಲಿ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಲು ಕೆಲಸ ಮಾಡಿದ್ದೇನೆ. ಅಧಿಕಾರಿಗಳೂ ಸಂವಿಧಾನಬದ್ಧವಾಗಿ ಜಾತ್ಯತೀತರಾಗಿರಬೇಕು. ಯಾವುದೇ ಪಕ್ಷದ ಪರವಾಗಿ, ಜಾತಿ–ಧರ್ಮದ ಪರವಾಗಿ ವರ್ತಿಸದೇ ವೃತ್ತಿಪರವಾಗಿ ಕರ್ತವ್ಯ ನಿರ್ವಹಿಸಬೇಕು. ಅಸಮಾನತೆ ಹೋಗಲಾಡಿಸುವುದು ಪ್ರತಿಯೊಬ್ಬರ ನೈತಿಕ ಜವಾಬ್ದಾರಿ. ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಮಾಜಮುಖಿಯಾಗಿರುವುದು, ಸಂವಿಧಾನದ ಆಶಯಗಳನ್ನು ಈಡೇರಿಸುವುದು ನಮ್ಮ–ನಿಮ್ಮ ಗುರಿಯಾಗಬೇಕು. ಅಸಮಾನತೆ ತೊಲಗದೆ ಸಮ ಸಮಾಜದ ಸೃಷ್ಟಿ ಸಾಧ್ಯವಿಲ್ಲ. ವಿಶೇಷವಾಗಿ ನಮ್ಮ ಜಿಲ್ಲೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಪ್ರತಿಯೊಬ್ಬರೂ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಬದುಕು ಕಳೆದುಕೊಂಡವರು ಜೀವನಕ್ಕಾಗಿ ನಗರಕ್ಕೆ ಬರುತ್ತಾರೆ. ನಮ್ಮಲ್ಲಿರುವ ಶೇ.90ಕ್ಕಿಂತ ಹೆಚ್ಚು ಅಧಿಕಾರಿಗಳು ಗ್ರಾಮೀಣ ಭಾಗದಿಂದ ಬಂದವರು. ಗ್ರಾಮೀಣ ಪ್ರದೇಶ ಪ್ರಗತಿ ಆಗದೆ ದೇಶದ ಪ್ರಗತಿ ಸಾಧ್ಯವಿಲ್ಲ. ಗ್ರಾಮೀಣ ಭಾಗದಿಂದ ಬಂದ ಅಧಿಕಾರಿ ಮತ್ತು ಸಿಬ್ಬಂದಿ ಸ್ಪಂದಿಸದಿದ್ದರೆ ಜನೋದ್ಧಾರ ಸಾಧ್ಯವಿಲ್ಲ. ಆದ್ದರಿಂದ ಅಮಾಯಕ ಜನರನ್ನು ಅಲೆದಾಡಿಸಬೇಡಿ. ಜನರ ಸಮಸ್ಯೆ ಕೇಳಿಸಿಕೊಂಡು ಸಮಸ್ಯೆ ಬಗೆಹರಿಸಿ ಎಂದು ಹೇಳಿದರು.

ಅಧಿಕಾರಿಗಳು ಕಚೇರಿಯಲ್ಲೇ ಕೂರದೇ ಸ್ಥಳ ಸಮೀಕ್ಷೆ ಮಾಡಬೇಕು. ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಹೋದಾಗ ಅಪರಾಧ ಪತ್ತೆ ಹೆಚ್ಚುವುದು ಪರಿಣಾಮಕಾರಿಯಾಗಿ ಆಗುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವುದೇ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ ಎಂದರು.

ಮಂಗಳೂರಿನಲ್ಲಿ ಅಧಿಕಾರಿಗಳನ್ನು ಬದಲಾಯಿಸಿದ ಮೇಲೆ ಜಿಲ್ಲೆಯ ಪರಿಸ್ಥಿತಿ ಸುಧಾರಿಸಿತು. ಹೊಸದಾಗಿ ಬಂದ ಇಬ್ಬರು ಅಧಿಕಾರಿಗಳಿಗೆ ಸಾಧ್ಯವಾಗಿದ್ದು ಉಳಿದ ಅಧಿಕಾರಿಗಳಿಂದಲೂ ಸಾಧ್ಯವಿದೆ. ಇದಕ್ಕೆ ಅಧಿಕಾರಿಗಳು ವೃತ್ತಿಪರವಾಗಿ, ಸಂವಿಧಾನಬದ್ಧವಾಗಿ ಇದ್ದರೆ ಸಾಕು ಎಂದು ಹೇಳಿದರು.

ಬಿಹಾರದ 122 ವಿಧಾನಸಭಾ ಕ್ಷೇತ್ರದಲ್ಲಿ ಇಂದು ಅಂತಿಮ ಹಂತದ ಮತದಾನ

ಪಟ್ನಾ (ಬಿಹಾರ): ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಕೊನೇ ಹಂತದ ಮತದಾನವು ಮಂಗಳವಾರ (ನ.11) ನಡೆಯಲಿದೆ. ಮತದಾರರ ಮನ ಗೆಲ್ಲಲು ಎನ್‌ಡಿಎ ಹಾಗೂ ಇಂಡಿಯಾ ಒಕ್ಕೂಟದ ಪರವಾಗಿ ಪ್ರಮುಖ ನಾಯಕರು ಭಾನುವಾರ ರಾಜ್ಯದ ವಿವಿಧೆಡೆ ಅಬ್ಬರದ ಪ್ರಚಾರ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಲವು ಜಿಲ್ಲೆಗಳಲ್ಲಿ ರ್‍ಯಾಲಿ ನಡೆಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅರವಲ್ ಜಿಲ್ಲೆಯಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಧುಬನಿ ಜಿಲ್ಲೆಯಲ್ಲಿ ಭಾನುವಾರ ಪ್ರಚಾರ ನಡೆಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಿಶನ್‌ಗಂಜ್, ಪೂರ್ಣಿಯಾ ಜಿಲ್ಲೆಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಪರ ಮತಯಾಚಿಸಿದರು.

ನಕ್ಸಲ್‌ಪೀಡಿತ ಇಮಾಮ್‌ಗಂಜ್ ಕ್ಷೇತ್ರದಿಂದ ಕೇಂದ್ರ ಸಚಿವ ಹಿಂದೂಸ್ತಾನಿ ಆವಾಂ ಮೋರ್ಚಾದ (ಜಾತ್ಯಾತೀತ) ಅಧ್ಯಕ್ಷ ಜಿತನ್ ರಾಂ ಮಾಂಝಿ ಅವರ ಸೊಸೆ ದೀಪಾ ಮಾಂಝಿ ಕಣದಲ್ಲಿದ್ದಾರೆ.

ಎನ್‌ಡಿಎ ಒಕ್ಕೂಟ ರಾಷ್ಟ್ರೀಯ ಲೋಕಮೋರ್ಚಾದ ಪರವಾಗಿ ಉಪೇಂದ್ರ ಕುಶ್ವಾಹಾ ಪತ್ನಿ ಸ್ನೇಹಲತಾ ಅವರು 'ಸಾಸಾರಾಂ' ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜೇಶ್ ರಾಮ್ ಔರಂಗಾಬಾದ್‌ನ 'ಕುಟುಂಬ' ಕ್ಷೇತ್ರದಿಂದ ಕಣದಲ್ಲಿದ್ದಾರೆ. ಮಖ್‌ದುಂಪುರ (ಜೆಹನಾಬಾದ್) ಕ್ಷೇತ್ರದಲ್ಲಿ (2,47,574) ಕನಿಷ್ಠ ಮತದಾರರಿದ್ದು, ನಲಂದಾ ಜಿಲ್ಲೆಯ ಹಿಸುವಾ ಕ್ಷೇತ್ರದಲ್ಲಿ (3,67,667) ಗರಿಷ್ಠ ಮತದಾರರಿದ್ದಾರೆ.

ಮೊದಲ ಹಂತದಲ್ಲಿ (ನವೆಂಬರ್ 6) 121 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಶೇಕಡಾ 65.1ರಷ್ಟು ಮತ ಚಲಾವಣೆಯಾಗಿದೆ. 122 ವಿಧಾನಸಭಾ ಕ್ಷೇತ್ರಗಳು ಬಿಹಾರದ 20 ಜಿಲ್ಲೆಗಳಲ್ಲಿ ಹರಡಿಕೊಂಡಿದ್ದು, ಮುಸಲ್ಮಾನ ಬಾಹುಳ್ಯವುಳ್ಳ ಕ್ಷೇತ್ರಗಳು ಹೆಚ್ಚಿವೆ. 243 ಕ್ಷೇತ್ರಗಳ ಫಲಿತಾಂಶವು ನ.14ರಂದು ಪ್ರಕಟವಾಗಲಿದೆ.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಜಿ.ಟಿ.ದೇವೇಗೌಡರಿಗೆ ಕೊಕ್

ವಿಧಾನಸಭೆ ಮಾಜಿ ಡೆಪ್ಯೂಟಿ ಸ್ಪೀಕರ್ ಎಂ. ಕೃಷ್ಣಾ ರೆಡ್ಡಿಗೆ ಈ ಸ್ಥಾನ



ಕೃಷ್ಣಾರೆಡ್ಡಿ

ಬೆಂಗಳೂರು, ನ.10(ಕೆಎಂಶಿ)–ಪಕ್ಷದ ಕಾರ್ಯಭಾರದಿಂದ ದೂರ ಉಳಿದಿದ್ದ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಈ ಜಾಗಕ್ಕೆ ವಿಧಾನಸಭೆ ಮಾಜಿ ಡೆಪ್ಯೂಟಿ ಸ್ಪೀಕರ್ ಎಂ.ಕೃಷ್ಣಾರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಕೋರ್ ಕಮಿಟಿ, ಶಿಸ್ತು ಸಮಿತಿ ಹಾಗೂ ಪ್ರಚಾರ ಸಮಿತಿಯನ್ನು ಪುನರ್ ರಚಿಸಿ ಆದೇಶ ಹೊರಡಿಸಿದ್ದಾರೆ.

ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ದತ್ತ: ಪ್ರಚಾರ ಸಮಿತಿಗೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅಧ್ಯಕ್ಷರಾದರೆ, ಶಿಸ್ತು ಪಾಲನಾ ಸಮಿತಿಗೆ ಮಾಜಿ ಸಚಿವ ಡಿ.ನಾಗರಾಜಯ್ಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಪಕ್ಷದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಕೋರ್ ಕಮಿಟಿಯಲ್ಲಿ ಎಂ.ಕೃಷ್ಣಾರೆಡ್ಡಿ ಅಲ್ಲದೆ, ಸದಸ್ಯರಾಗಿ ಎ.ಮಂಜು, ರಾಜಾ ವೆಂಕಟಪ್ಪ ನಾಯಕ, ಎಚ್.ಡಿ. ರೇವಣ್ಣ, ಸಂಸದ ಎಂ.ಮಲ್ಲೇಶ ಬಾಬು, ಡಿ.ಸಿ.ತಮ್ಮಣ್ಣ, ಹನುಮಂತಪ್ಪ ವೈ. ಅಲ್ಕೋಡ್, ಎಚ್.ಕೆ. ಕುಮಾರ ಸ್ವಾಮಿ, ಸಿ.ಎಸ್. ಪುಟ್ಟರಾಜು, ಎಚ್.ಎಸ್.ಶಿವಶಂಕರ್.

ಕೆ.ಎಂ.ತಿಮ್ಮರಾಯಪ್ಪ, ಎ.ಮಂಜುನಾಥ್, ದೊಡ್ಡಪ್ಪಗೌಡ ಎಸ್.ಪಾಟೀಲ್, ಕೆ.ಜಿ.ಪ್ರಸನ್ನಕುಮಾರ್, ಕರೆಮ್ಮ ಜಿ. ನಾಯಕ್, ಕೆ.ನೇಮಿರಾಜ್ ನಾಯಕ್, ಸಮೃದ್ಧಿ ಮಂಜುನಾಥ್, ಶರಣಗೌಡ ಕಂದಕೂರ, ಗೋವಿಂದ ರಾಜು ಹಾಗೂ ಸಿ.ವಿ.ಚಂದ್ರಶೇಖರ್ ನೇಮಕವಾಗಿದ್ದಾರೆ.

ಪ್ರಚಾರ ಸಮಿತಿಗೆ ವೈ.ಎಸ್.ವಿ.ದತ್ತ ಅಲ್ಲದೆ, ಸದಸ್ಯರಾಗಿ ಜಿ.ಡಿ.ಹರೀಶ್ ಗೌಡ, ಸಿ.ಎನ್. ಮಂಜೇಗೌಡ, ಡಾ.ಸೂರಜ್ ರೇವಣ್ಣ, ಸಿ.ಎನ್.ಬಾಲಕೃಷ್ಣ ಸೇರಿದಂತೆ 16 ಸದಸ್ಯರಿದ್ದಾರೆ.

ಶಿಸ್ತು ಸಮಿತಿ ಹೊಣೆ ಡಿ. ನಾಗರಾಜಯ್ಯರಿಗೆ: ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಿ.ನಾಗರಾಜಯ್ಯ ಜೊತೆ ಸದಸ್ಯರಾಗಿ ಎಚ್.ಟಿ.ಮಂಜು, ಕುಪೇಂದ್ರ ರೆಡ್ಡಿ, ಜಿ.ಕೆ.ವೆಂಕಟಶಿವಾರೆಡ್ಡಿ, ಕೆ.ಎಸ್.ಲಿಂಗೇಶ್ ಸೇರಿದಂತೆ 10 ಮಂದಿ ನೇಮಕವಾಗಿದ್ದಾರೆ.

ಕೋರ್ ಕಮಿಟಿ ಸದಸ್ಯರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆಗೊಳಿಸಬೇಕು. ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪೂರ್ವ ಸಿದ್ಧತೆ ಮತ್ತು ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಹೊಣೆ ವಹಿಸಲಾಗಿದೆ.

ಎನ್‌ಡಿಎ ಮೈತ್ರಿಕೂಟದಿಂದ ಸಮನ್ವಯ ಮತ್ತು ಚುನಾವಣಾ ಹೊಂದಾಣಿಕೆ ಬಗ್ಗೆ ರೂಪುರೇಷೆ ಸಿದ್ಧಪಡಿಸಿ ಪಕ್ಷದ ರಾಜ್ಯ ಕಚೇರಿಗೆ ಸಲ್ಲಿಸುವುದು. ಅಗತ್ಯ ಕಂಡುಬಂದರೆ, ಪಕ್ಷದ ಇತರ ಮುಖಂಡರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಬಹುದಾಗಿದೆ.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ನನಗೇನು ಬೇಸರವಿಲ್ಲ

ಈಗಲೂ ಜೆಡಿಎಸ್‌ನಲ್ಲೇ ಇದ್ದೇನೆ ; ಕೇಂದ್ರ ಸಚಿವರಿಗೆ ಈ ವೇಳೆ ಶುಭ ಕೋರುತ್ತೇನೆ : ಜಿಟಿಡಿ



ಮೈಸೂರು,ನ.10(ಪಿಎಂ)– ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ನನ್ನನ್ನು ಕೈಬಿಟ್ಟಿದ್ದಕ್ಕೆ ಯಾವುದೇ ಕಾರಣಕ್ಕೂ ಬೇಸರ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಪ್ರತಿಕ್ರಿಯಿಸಿದರು.

ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗ್ಗೆಯಿಂದ ಸಭೆಯಲ್ಲೇ ಕೂತಿದ್ದೇನೆ. ರಾಜ್ಯದ ಜೆಡಿಎಸ್ ಅಧ್ಯಕ್ಷರೂ ಆದ ಕೇಂದ್ರ ಸಚಿವರು, ನಮ್ಮ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿಯವರು ಪಕ್ಷ ಕಟ್ಟಲಿಕ್ಕೆ ಸಜ್ಜಾಗಿ ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸಂದರ್ಭದಲ್ಲಿ ನಡೆದಂತಹ ಘಟನೆ ನನ್ನ ಮನಸ್ಸಿಗೆ ನೋವು ತಂದಿದ್ದರಿಂದ ನಾನು ಪಕ್ಷದ ಸಭೆಗಳಲ್ಲಿ ಭಾಗವಹಿಸಿಲ್ಲ. ಕೋರ್ ಕಮಿಟಿ ಅಧ್ಯಕ್ಷ ಸ್ಥಾನ ಕೊಟ್ಟಾಗ ನಾನು ರಾಜ್ಯಾದ್ಯಂತ ಸುತ್ತಿ ಪಕ್ಷ ಸಂಘಟನೆಗಾಗಿ ಕೆಲಸ ಮಾಡಿದ್ದೇನೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಟ್ಟಿರುವಂತಹ ಜೆಡಿಎಸ್ ಪಕ್ಷವನ್ನು ಸಂಘಟಿಸಬೇಕೆಂದು ಹೊರಟಿರುವುದು ಒಳ್ಳೆಯ ಬೆಳವಣಿಗೆ. ಪಕ್ಷ ಸಂಘಟನೆಗೆ ಕೋರ್ ಕಮಿಟಿ ಅಧ್ಯಕ್ಷ ಪಾತ್ರ ಮಹತ್ವದ್ದು. ಆ ಕಾರಣಕ್ಕಾಗಿ ಗೆಳೆಯರಾದ ಕೃಷ್ಣಾರೆಡ್ಡಿಯವರನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರನ್ನಾಗಿ ಮಾಡಿರುವುದು ನನಗೆ ಅತ್ಯಂತ ಸಂತಸ ತಂದಿದೆ ಎಂದರು.

ನನಗೂ ಪಕ್ಷ ಸಂಘಟನೆ ಎಲ್ಲೋ ಸಮರ್ಪಕವಾಗಿ ಆಗುತ್ತಿಲ್ಲವೆಂಬ ಕೊರಗು ಇತ್ತು. ಈಗ ಪಕ್ಷ ಸಂಘಟನೆ ಕಾರ್ಯ ಪ್ರಾರಂಭ ಮಾಡಿದ್ದು, ಅವರಿಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದರು.

ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೈಬಿಟ್ಟಿರುವುದಕ್ಕೆ ತಮಗೆ ಬೇಸರ ಇಲ್ಲವೇ? ಎಂದಾಗ, ಯಾವುದೇ ಕಾರಣಕ್ಕೂ ಬೇಸರ ಮಾಡಿಕೊಳ್ಳುವುದಿಲ್ಲ. ಆ ಘಟನೆಯ ನೋವಿನಿಂದ ಇವತ್ತಿನವರೆಗೂ ಕೂಡ ನಾನು ನಮ್ಮ ಪಕ್ಷದ ಯಾವುದೇ ಸಭೆಗಳಲ್ಲಿ ಭಾಗವಹಿಸದೇ ಇರಬಹುದು. ಆದರೆ ಪಕ್ಷದ ಬಗ್ಗೆ ಅಭಿಮಾನ ಹೊಂದಿದ್ದೇನೆ. ನಾನು ಹಲವು ವರ್ಷಗಳು ಪಕ್ಷದ ಅನೇಕ ಸ್ಥಾನಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಅಧಿಕಾರ ಇಲ್ಲದ ಸಂದರ್ಭದಲ್ಲಿ ನಾನು, ಸಿದ್ದರಾಮಯ್ಯನವರು 25 ವರ್ಷಗಳ ಕಾಲ ಪಕ್ಷವನ್ನು ಗಟ್ಟಿಯಾಗಿ ಕಟ್ಟಿದ್ದೇವೆ. ಸಿದ್ದರಾಮಯ್ಯನವರು ಕಾಂಗ್ರೆಸ್‌ಗೆ ಹೋದ ಮೇಲೆ ಹೆಚ್.ಡಿ.ದೇವೇಗೌಡರ ಜೊತೆ ಪ್ರಾಮಾಣಿಕವಾಗಿ ಪಕ್ಷವನ್ನು ಕಟ್ಟಲು ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿದ್ದೇನೆ. ಅದು ಹೆಚ್.ಡಿ.ದೇವೇಗೌಡರಿಗೂ ಗೊತ್ತಿದೆ ಎಂದರು.

ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಲೇಬೇಕೆಂದು ಅವರ ಪರವಾಗಿ ಕೆಲಸ ಮಾಡಿದ್ದೇನೆ. 2ನೇ ಬಾರಿಗೆ ಕುಮಾರಪರ್ವ ಮಾಡಿ ಮುಖ್ಯಮಂತ್ರಿ ಆಗಲೇಬೇಕು ಎಂದು ಸತತವಾಗಿ ಶಕ್ತಿಮೀರಿ ಕೆಲಸ ಮಾಡಿದ್ದೇನೆ. ಅವರು ಕೂಡ ನನನ್ನು ಸಹಕಾರ ಮಂತ್ರಿ, ಉನ್ನತ ಶಿಕ್ಷಣ ಸಚಿವನ್ನಾಗಿಯೂ ಮಾಡಿದ್ದಾರೆ. ಆ ಬಗ್ಗೆ ಅಭಿಮಾನ ಹಾಗೂ ಕೃತಜ್ಞತೆ ಇದೆ. ಯಾವಾಗಲು ಕೂಡ ನಮ್ಮ ಮುತ್ಸದ್ದಿ ನಾಯಕರಾದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಆರೋಗ್ಯವಂತರಾಗಿರಬೇಕು. ಅವರ ಆಶೀರ್ವಾದ ಸದಾ ಇರಬೇಕು. ಕುಮಾರಸ್ವಾಮಿಯವರು ಪಕ್ಷ ಕಟ್ಟಲಿಕ್ಕೆ ಪ್ರಾರಂಭ ಮಾಡಿದ್ದಾರೆ. ಕಾರ್ತಿಕ ಸೋಮವಾರ ದಿನ ಒಳ್ಳೆಯ ಕೆಲಸ ಮಾಡಿದ್ದಾರೆ. ತುಂಬು ಹೃದಯದಿಂದ ನನ್ನ ಗೆಳೆಯರಾದ ಕೃಷ್ಣ ರೆಡ್ಡಿಯವರು, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಹಿರಿಯರಾದ ತಮ್ಮ ಸಲಹೆ ಕೇಳುತ್ತಿಲ್ಲ? ಎಂದಾಗ, ನನ್ನ ಪರಿಸ್ಥಿತಿ ಅವರಿಗೆ ಚೆನ್ನಾಗಿ ಅರ್ಥವಾಗಿದೆ. ಆರ್ಥಿಕವಾಗಿ ಜಿ.ಟಿ. ದೇವೇಗೌಡ ಬಲಹೀನನಾಗಿದ್ದಾನೆ ಎಂಬುದು ಅವರಿಗೆ ಗೊತ್ತಿದೆ. ಈಗ ಕೇಂದ್ರದ ಸಚಿವರಿದ್ದಾರೆ. ಯಾರು ಬರಲಿ, ಬಾರದಿರಲಿ ಪಕ್ಷ ಕಟ್ಟಬಲ್ಲೇ ಎಂಬ ನಂಬಿಕೆಯಲ್ಲಿ ಸಾಗುತ್ತಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಅಚಲ ನಂಬಿಕೆ ಇಟ್ಟುಕೊಂಡಿದ್ದಾರೆ. ನನಗೇ ಯಾವುದೇ ನೋವಿಲ್ಲ. ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.

ಪಕ್ಷದಲ್ಲಿ ಸಕ್ರಿಯವಾಗಿಯೇ ಇದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಚಾಮುಂಡೇಶ್ವರಿ ಕ್ಷೇತ್ರ ದೊಡ್ಡ ಕ್ಷೇತ್ರ. ಜೆಡಿಎಸ್‌ನಿಂದ ನನ್ನನ್ನು ಗೆಲ್ಲಿಸಿದ್ದಾರೆ. ಅವರ ಋಣ ತೀರಿಸುವುದೇ ನನ್ನ ಗುರಿ. ಇಷ್ಟೆಲ್ಲಾ ಆದ ಮೇಲೂ ಪಕ್ಷದಲ್ಲೇ ಇರುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದಲ್ಲೇ ಇದ್ದೇನಲ್ಲ ಎಂದರು. ಜೆಡಿಎಸ್‌ನಿಂದ ಗೆದ್ದಿದ್ದೇನೆ. ಜೆಡಿಎಸ್‌ನಲ್ಲೇ ಇರುತ್ತೇನೆ ಎಂದರು.

ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೀರಾ? ಎಂದಾಗ, ನೋಡೋಣ ಎಂದರು. ಜೆಡಿಎಸ್ ಸರಿಯಾಗಿ ನಿಮ್ಮ ಸಂಘಟನಾ ಶಕ್ತಿ ಬಳಸಿಕೊಳ್ಳಲಿಲ್ಲವೇ? ಎಂಬುದಕ್ಕೆ ಸಿದ್ದರಾಮಯ್ಯನವರು ಕಾಂಗ್ರೆಸ್‌ಗೆ ಹೋದ ಮೇಲೆ ಪಕ್ಷದಲ್ಲಿ ಉಳಿದು ಆ ಸಂದರ್ಭದಲ್ಲಿ ಪಕ್ಷದ ಕಟ್ಟುವ ಕೆಲಸ ಮಾಡಿದ್ದೇನೆ. ಅಂತೆಯೇ ಪಕ್ಷ ಕಟ್ಟಿಕೊಂಡು ಬಂದಿದ್ದೇನೆ. ನಾನು ಯಾವತ್ತೂ ಕೂಡ ಬೇರೆ ಯಾರನ್ನೂ ದ್ವೇಷ ಮಾಡಿದವನಲ್ಲ. ನನಗೆ ಯಾರು ಎಷ್ಟೇ ಮಾತನಾಡಲಿ, ಆದರೆ ನಾನು ಪ್ರೀತಿಯಿಂದ ನೋಡುತ್ತೇನೆ. ಆದ್ದರಿಂದ ಕಾರ್ತಿಕ ಸೋಮವಾರ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದರು. ಜೆಡಿಎಸ್‌ನವರಿಗೆ ಜಿಟಿಡಿ ಬೇಡವಾಗಿದ್ದಾರಾ? ಎಂಬುದಕ್ಕೆ ಅದನ್ನು ಅವರನ್ನೇ ಕೇಳಬೇಕು ಎಂದರು.

ರಾಜ್ಯಕ್ಕೆ ಕೇಂದ್ರ ಸರ್ಕಾರ ಶಾಕ್: ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ತಡೆ..!

ನವದೆಹಲಿ: ರಾಜ್ಯದ ಎತ್ತಿನಹೊಳೆ ಮತ್ತು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ತಡೆಯೊಡ್ಡಿದ್ದು, ಈ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ದೊಡ್ಡ ಶಾಕ್ ನೀಡಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಕರ್ನಾಟಕದ 7 ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಉದ್ದೇಶ ಹೊಂದಿರುವ ಎತ್ತಿನಹೊಳೆ ಯೋಜನೆಗೆ ಹಂತ 1 ನೀರಾವರಿ ಯೋಜನೆಯ ಮುಂದಿನ ಹಂತಕ್ಕೆ ಕೇಂದ್ರ ಸರ್ಕಾರ ತಡೆಯೊಡ್ಡಿದೆ. ಯೋಜನೆಯ ಮೊದಲ ಹಂತದಲ್ಲಿ ಹಲವು ಕಾಮಗಾರಿಗಳು ಅನಧಿಕೃತವಾಗಿವೆ. ಇಂತಹ ಕಾಮಗಾರಿಗಳಿಂದ ಪರಿಸರದ ಮೇಲೆ ಭಾರೀ ಅನಾಹುತವಾಗಿದೆ ಎಂದು ಕೇಂದ್ರ ಪರಿಸರ ಇಲಾಖೆಯ ಸಲಹಾ ಸಮಿತಿ ಹೇಳಿದೆ.

ಕಾಮಗಾರಿಗಳನ್ನು ಪರಿಶೀಲಿಸಿದ ಹೊರತೂ ಯೋಜನೆಯ ಮುಂದುವರೆದ ಭಾಗಕ್ಕೆ ಅನುಮತಿ ನೀಡದಂತೆ ಸಲಹೆ ನೀಡಲಾಗಿದೆ.

ಅಕ್ಟೋಬರ್ 27 ರಂದು ನಡೆದ ಕೇಂದ್ರ ಪರಿಸರ ಇಲಾಖೆ ಸಭೆಯಲ್ಲಿ ಎತ್ತಿನಹೊಳೆ ಮೊದಲ ಹಂತದ ಯೋಜನೆಯ ಬಗ್ಗೆ ದಾಖಲಾದ ಅನೇಕ ಆರೋಪಗಳ ಬಗ್ಗೆ ಸಲಹಾ ಸಮಿತಿ ಬೆಳಕು ಚೆಲ್ಲಿದ್ದು, ಮೊದಲ ಹಂತದ ಹಲವು ಯೋಜನೆಗಳಿಗೆ ಅಕ್ಷೇಪ ಎತ್ತಿದೆ.

ಇದಲ್ಲದೆ, ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಾಗಿ ಪರಿಸರ ಸೂಕ್ಷ್ಮ ಪ್ರದೇಶ ವಾದ ಪಶ್ಚಿಮ ಘಟ್ಟ ಪ್ರದೇಶದ ಸುಮಾರು 54 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಬಳಕೆ ಮಾಡುವ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಡೆಹಿಡಿದಿದೆ. ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಸಭೆ ಈ ನಿರ್ಧಾರ ಕೈಗೊಂಡಿದೆ.

ಈ ಮೂಲಕ ಯೋಜನೆ ಜಾರಿಗೆ ಪಟ್ಟು ಹಿಡಿದಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದರೊಂದಿಗೆ ಪರಿಸರವಾದಿಗಳು ಸ್ಥಳೀಯರ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದೆ.

ಅಕ್ಟೋಬರ್ 27ರಂದು ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಸಭೆ ನಡೆಸಿದ್ದು, ಅದರಲ್ಲಿ ಯೋಜನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ 15,000ಕ್ಕೂ ಹೆಚ್ಚು ಮರಗಳ ಕಡಿತಕ್ಕೆ ಕಾರಣವಾಗುತ್ತದೆ. ಈ ಮರಗಳಲ್ಲಿ ಹಲವು ವಿಶ್ವದ 34 ಜೀವ ವೈವಿಧ್ಯ ಕೇಂದ್ರಗಳಲ್ಲಿ ಒಂದಾದ ಪಶ್ಚಿಮ ಘಟ್ಟಕ್ಕೆ ಮಾತ್ರವೇ ಸೀಮಿತವಾಗಿದೆ. ಅಪರೂಪದ ಪ್ರಾಣಿ ಸಂಕುಲಕ್ಕೆ ಅಪಾಯವಿದೆ. ಭೂಸವಕಳಿ, ಭೂಕುಸಿತಕ್ಕೂ ಕಾರಣವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಶರಾವತಿಗೆ ಸಾಗರ ತಾಲೂಕಿನ ತಲಕಳಲೆಯಲ್ಲಿ ಅಣೆಕಟ್ಟು ಕಟ್ಟಲಾಗಿದೆ. ಇಲ್ಲಿ ನೀರನ್ನು ವಿದ್ಯುತ್ ಉತ್ಪಾದನೆಗಾಗಿ ಬಳಸಿಕೊಂಡು, ಮುಂದೆ ಗೇರುಸೊಪ್ಪ ಅಣೆಕಟ್ಟೆಗೆ ಬಿಡಲಾಗುತ್ತಿದೆ. ರಾಜ್ಯ ಸರ್ಕಾರ ಉದ್ದೇಶಿಸಿರುವ ಪಂಪ್ಡ್ ಸ್ಟೋರೇಜ್ ಯೋಜನೆಯು, ಗೇರುಸೊಪ್ಪದಲ್ಲಿ ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರನ್ನು ಪುನಃ ತಲಕಳಲೆಗೆ ಅಂದರೆ ಗುರುತ್ವಾಕರ್ಷಣೆಗೆ ವಿರುದ್ಧವಾಗಿ ಮೇಲಕ್ಕಿಗೆ ಕಳಿಸುವ ಗುರಿ ಹೊಂದಿದೆ. ಹಾಗೆ ಗೇರುಸೊಪ್ಪದಿಂದ ಎತ್ತಿ ತಂದ ನೀರಿನಿಂದ ಮತ್ತೆ 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವುದು ಯೋಜನೆಯ ಉದ್ದೇಶವಾಗಿದೆ.

ಎಲ್‌ಎಲ್‌ಬಿಯಲ್ಲಿ ಆರನೇ ರ್‍ಯಾಂಕ್



ಮೈಸೂರು, ನ.10– ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಶ್ರೀಮತಿ ಎಸ್.ಎನ್.ಪ್ರಿಯದರ್ಶಿನಿ ಅವರು ಎಲ್‌ಎಲ್‌ಬಿ ಪರೀಕ್ಷೆಯಲ್ಲಿ ಆರನೇ ರ್‍ಯಾಂಕ್ ಪಡೆದಿದ್ದಾರೆ.

ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದಿಂದ ನಡೆದ 2022–23ರ ಶೈಕ್ಷಣಿಕ ವರ್ಷದ ಎಲ್‌ಎಲ್‌ಬಿ ಪರೀಕ್ಷೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಬಿ.ಇ ಪದವೀಧರೆಯಾಗಿರುವ ಇವರು ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕು, ಸೂರನಹಳ್ಳಿ ಗ್ರಾಮದ ಎಸ್.ಕೆ.ನಾಗರಾಜ್ ಮತ್ತು ಎ.ವಿ.ಭಾರತಿ ದಂಪತಿ ಪುತ್ರಿ. ಇವರು ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಲೋಕೇಶ್ ಅವರ ಬಳಿ ಜೂನಿಯರ್ ಆಗಿ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಇವರನ್ನು ಲಾಗೈಡ್ ಬಳಗ ಆತ್ಮೀಯವಾಗಿ ಅಭಿನಂದಿಸಿ, ಇವರ ಸಾಧನೆಯನ್ನು ಪ್ರಶಂಸಿಸಿದೆ.

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ರಾಜ್ಯೋತ್ಸವ




ಮೈಸೂರಿನ ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಆಚರಿಸಿದ ಕನ್ನಡ ಹಬ್ಬದಲ್ಲಿ ವಿದ್ಯಾರ್ಥಿಗಳು ನಾಡಿನ ಪ್ರಸಿದ್ಧ ಸಾಹಿತಿಗಳ ಪೋಷಾಕಿನಲ್ಲಿ ಮಿಂಚಿದರು.

ಮೈಸೂರು, ನ.10– ಮೈಸೂರಿನ ವಿಜಯ ವಿಠಲ ವಿದ್ಯಾಶಾಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ಕನ್ನಡ ಹಬ್ಬವನ್ನು ಆಚರಿಸಲಾಯಿತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ.ಗೋಕಾಕ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್ ಮತ್ತು ಚಂದ್ರಶೇಖರ ಕಂಬಾರರು ಸೇರಿದಂತೆ ನಾಡಿನ ಮಹಾನ್ ಸಾಹಿತಿಗಳ ಬಗ್ಗೆ ಅವರ ಪೋಷಾಕಿನಲ್ಲೇ ವಿದ್ಯಾರ್ಥಿಗಳು ವಿವರಣೆ ನೀಡಿದರು. ಕನ್ನಡ ಸಾಹಿತ್ಯ, ಸಂಸ್ಕೃತಿಗೆ ನೀಡಿರುವ ಅಪಾರ ಕೊಡುಗೆಯನ್ನು ಬಣ್ಣಿಸಿದರು.

ಶಾಲೆಯ ಇತರೆ ವಿದ್ಯಾರ್ಥಿಗಳು, ಮಹಾನ್ ಕವಿಗಳ ಪೋಷಾಕಿನಲ್ಲಿದ್ದ ಸಹಪಾಠಿಗಳನ್ನು ಕಂಡು ಚಪ್ಪಾಳೆ ಮೂಲಕ ಪ್ರೋತ್ಸಾಹಿಸಿದರು. ಜೊತೆಗೆ ಸಾಹಿತಿಗಳ ಸಾಧನೆಯನ್ನು ಮನದಟ್ಟು ಮಾಡಿಕೊಂಡರು. ಕನ್ನಡ ಹಬ್ಬದ ಸಂಭ್ರಮ ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ಆಡಳಿತ ವರ್ಗ ಪ್ರಶಂಸಿಸಿತು.

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ



ಮುಂಬೈ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.


ಮೂಲಗಳ ಪ್ರಕಾರ 89 ವರ್ಷದ ನಟ ಧರ್ಮೇಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ವಾರದ ಆರಂಭದಲ್ಲಿ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಒಂದೇ ವಾರದ ಅಂತರದಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇದೀಗ ಅವರ ಆರೋಗ್ಯ ಗಂಭೀರವಾಗಿದ್ದು, ಹೀಗಾಗಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ.

ಧರ್ಮೇಂದ್ರ ಕೊನೆಯ ಬಾರಿಗೆ ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟಿಸಿದ ತೇರಿ ಬಾತೋನ್ ಮೇ ಐಸಾ ಉಲ್ಜಾ ಜಿಯಾ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಟಿಟಿಡಿಗೆ ನಾಮ ಹಾಕಿದ್ದ ಖಾಸಗಿ ಡೈರಿ; ಹಾಲನ್ನೇ ಬಳಸದೇ ತುಪ್ಪ ತಯಾರಿಕೆ!

ಭಕ್ತರಿಗೆ ಕಲಬೆರಕೆ ಲಡ್ಡು ಪ್ರಸಾದ!





ತಿರುಮಲ: ಹಿಂದೂಗಳ ಪವಿತ್ರ ಯಾತ್ರಾತಾಣ ತಿರುಮಲ ದೇಗುಲದಲ್ಲಿ ಭಕ್ತರಿಗೆ ನೀಡಲಾಗುತ್ತಿದ್ದ ಲಡ್ಡು ಪ್ರಸಾದಕ್ಕೆ ಬಳಸಲಾಗುತ್ತಿದ್ದ ಕಲಬೆರಕೆ ತುಪ್ಪ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ದೇಗುಲಕ್ಕೆ ತುಪ್ಪ ರವಾನಿಸುತ್ತಿದ್ದ ಖಾಸಗಿ ಡೈರಿ ಒಂದೇ ಒಂದು ಹನಿ ಹಾಲನ್ನೂ ಬಳಸದೆ ತುಪ್ಪ ತಯಾರಿಸುತ್ತಿದ್ದ ಆಘಾತಕಾರಿ ಅಂಶ ಬಯಲಾಗಿದೆ.

ಈ ಹಿಂದೆ ಕರ್ನಾಟಕ ನಂದಿನಿ ತುಪ್ಪದರ ಹೆಚ್ಚು ಎಂದು ತಿರಸ್ಕರಿಸಿದ್ದ ತಿರುಮಲ ತಿರುಪತಿ ದೇಗುಲದ ಅಧಿಕಾರಿಗಳಿಗೆ ಅಗ್ಗದ ದರದಲ್ಲಿ ತುಪ್ಪ ರವಾನೆ ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಖಾಸಗಿ ಡೈರಿ ಸರಿಯಾಗೆ ಪಂಗನಾಮ ಹಾಕಿದ್ದು, ಹಾಲನ್ನೇ ಬಳಸದೇ ರಾಸಾಯನಿಕಗಳಿಂದ ತುಪ್ಪ ತಯಾರಿಸಿ ಭಕ್ತರ ನಂಬಿಕೆಗೆ ದ್ರೋಹ ಬಗೆದಿರುವುದು ತನಿಖೆಯಿಂದ ಬಯಲಾಗಿದೆ.

ಉತ್ತರಾಖಂಡ ಮೂಲದ ಡೈರಿಯೊಂದು 2019 ರಿಂದ 2024ರ ನಡುವೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ)ಕ್ಕೆ ಸುಮಾರು 68 ಲಕ್ಷ ಕೆಜಿ ನಕಲಿ ತುಪ್ಪವನ್ನು ಪೂರೈಕೆ ಮಾಡಿ 250 ಕೋಟಿ ರೂಪಾಯಿ ವಂಚಿಸಿರುವುದು ಬಯಲಾಗಿದೆ. ಹಾಲನ್ನೇ ಬಳಸದೆ, ರಾಸಾಯನಿಕಗಳನ್ನು ಬಳಸಿ ಈ ನಕಲಿ ತುಪ್ಪವನ್ನು ತಯಾರಿಸಲಾಗುತ್ತಿತ್ತು.

2022ರಲ್ಲಿ ಈ ಡೈರಿಯನ್ನು ಕಪ್ಪುಪಟ್ಟಿಗೆ ಸೇರಿಸಿದರೂ, ಅದು ಇತರ ಡೈರಿಗಳ ಮೂಲಕ ತನ್ನ ವಂಚನೆಯನ್ನು ಮುಂದುವರಿಸಿತ್ತು. ಒಮ್ಮೆ ಟಿಟಿಡಿಯಿಂದ ತಿರಸ್ಕೃತಗೊಂಡ ಪ್ರಾಣಿ ಕೊಬ್ಬು ಮಿಶ್ರಿತ ತುಪ್ಪವನ್ನೇ ಮರಳಿ ಪೂರೈಸಿರುವುದು ಸಿಬಿಐ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಒಂದೇ ಒಂದು ಹನಿ ಹಾಲು ಬಳಸದೇ ತುಪ್ಪ ತಯಾರಿಕೆ: ಸಿಬಿಐ ತನಿಖೆಯಿಂದ ಈ ಬೃಹತ್ ಕರ್ಮಕಾಂಡ ಬಯಲಾಗಿದ್ದು, 2019 ರಿಂದ 2024ರ ನಡುವೆ ಈ ದಂಧೆ ನಡೆದಿದ್ದು, ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಈ ನಕಲಿ ತುಪ್ಪವನ್ನು ಬಳಸಲಾಗಿದೆ.

ಉತ್ತರಾಖಂಡದ ಭಗವಾನ್‌ಪುರದಲ್ಲಿ ಪೊಮಿಲ್ ಜೈನ್ ಮತ್ತು ವಿಪಿನ್ ಜೈನ್ ಎಂಬುವರು ನಡೆಸುತ್ತಿದ್ದ 'ಭೋಲೆ ಬಾಬಾ ಆರ್ಗ್ಯಾನಿಕ್ ಡೈರಿ' ಈ ವಂಚನೆಯ ಕೇಂದ್ರಬಿಂದುವಾಗಿದ್ದು, ಈ ಡೈರಿಗೆ ಮೊನೊಡಿಗ್ಲಿಸರೈಡ್ಸ್ ಮತ್ತು ಅಸಿಟಿಕ್ ಆಸಿಡ್ ಎಸ್ಟರ್‌ನಂತಹ ರಾಸಾಯನಿಕಗಳನ್ನು ಪೂರೈಸುತ್ತಿದ್ದ ಆರೋಪಿ ಅಜಯ್ ಕುಮಾರ್ ಸುಗಂಧ್ ಬಂಧನದ ನಂತರ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ಎಲ್ಲ ವಿವರಗಳನ್ನು ಕಲೆಹಾಕಿದೆ. ನೆಲ್ಲೂರು ನ್ಯಾಯಾಲಯಕ್ಕೆ ಸಲ್ಲಿಸಿದ ರಿಮಾಂಡ್ ವರದಿಯಲ್ಲಿ ಎಸ್‌ಐಟಿ ಈ ವಿಷಯಗಳನ್ನು ಬಹಿರಂಗಪಡಿಸಿದೆ.

ತನಿಖೆಯ ಪ್ರಕಾರ, ಡೈರಿಯ ಮಾಲೀಕರು ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ, ಹಾಲು ಖರೀದಿ ಮತ್ತು ಪಾವತಿಗೆ ಸಂಬಂಧಿಸಿದ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದರು. 2022ರಲ್ಲಿ ಟಿಟಿಡಿ ಒಪ್ಪಂದದಿಂದ ಈ ಡೈರಿಯನ್ನು ಅನರ್ಹಗೊಳಿಸಿ ಕಪ್ಪುಪಟ್ಟಿಗೆ ಸೇರಿಸಲಾಗಿತ್ತು. ಆದರೂ, ತಿರುಪತಿ ಮೂಲದ ವೈಷ್ಣವಿ ಡೈರಿ, ಉತ್ತರ ಪ್ರದೇಶದ ಮಾಲ್ ಗಂಗಾ ಮತ್ತು ತಮಿಳುನಾಡಿನ ಎಆರ್ ಡೈರಿ ಫುಡ್ಸ್‌ನಂತಹ ಇತರ ಡೈರಿಗಳ ಮೂಲಕ ಟೆಂಡರ್ ಪಡೆದು ಟಿಟಿಡಿಗೆ ನಕಲಿ ತುಪ್ಪ ಪೂರೈಕೆಯನ್ನು ಮುಂದುವರಿಸಿದ್ದರು ಎಂದು ಹೇಳಲಾಗಿದೆ.

ಕೊಬ್ಬು ಮಿಶ್ರಿತ ತುಪ್ಪ: ಕಳೆದ ವರ್ಷ ಜುಲೈನಲ್ಲಿ, ಎಆರ್ ಡೈರಿ ಪೂರೈಸಿದ್ದ ಪ್ರಾಣಿಗಳ ಕೊಬ್ಬು ಮಿಶ್ರಿತ ನಾಲ್ಕು ಕಂಟೇನರ್ ತುಪ್ಪವನ್ನು ಟಿಟಿಡಿ ತಿರಸ್ಕರಿಸಿತ್ತು. ಆದರೆ ಸಿಬಿಐ ತನಿಖೆಯಲ್ಲಿ, ಈ ತುಪ್ಪದ ಟ್ಯಾಂಕರ್‌ಗಳು ಎಆರ್ ಡೈರಿಗೆ ಮರಳಲೇ ಇಲ್ಲ ಎಂಬುದು ತಿಳಿದುಬಂದಿದೆ. ಬದಲಾಗಿ ಅವುಗಳನ್ನು ವೈಷ್ಣವಿ ಡೈರಿ ಘಟಕದ ಸಮೀಪವಿದ್ದ ಸ್ಥಳೀಯ ಕಲ್ಲುಪುಡಿ ಮಾಡುವ ಘಟಕಕ್ಕೆ ಸಾಗಿಸಲಾಗಿತ್ತು.

ಬಳಿಕ ಆಗಸ್ಟ್ 2024ರಲ್ಲಿ, ಆಂಧ್ರ ಪ್ರದೇಶದ ವ್ಯಾಪ್ತಿಯಲ್ಲಿ ಟಿಟಿಡಿಗೆ ತುಪ್ಪ ಪೂರೈಕೆದಾರರಾಗಿದ್ದ ವೈಷ್ಣವಿ ಡೈರಿಯು, ಟ್ರಕ್‌ಗಳ ಮೇಲಿನ ಲೇಬಲ್‌ಗಳನ್ನು ಬದಲಾಯಿಸಿ, ನಕಲಿ ತುಪ್ಪದ ಗುಣಮಟ್ಟ ಮತ್ತು ಸ್ಥಿರತೆಯನ್ನು ಸುಧಾರಿಸಿ, ಟಿಟಿಡಿ ತಿರಸ್ಕರಿಸಿದ್ದ ಅದೇ ತುಪ್ಪವನ್ನು ಮರಳಿ ದೇವಸ್ಥಾನಕ್ಕೆ ಪೂರೈಸಿದೆ. ಈ ತುಪ್ಪವನ್ನು ನಂತರ ಪವಿತ್ರ ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸಲಾಗಿದೆ ಎಂದು ಸಿಬಿಐ ವರದಿ ಮಾಡಿದೆ.

50 ಲಕ್ಷ ರೂ ಲಂಚ: ಅಂತೆಯೇ ತನಿಖೆಯಲ್ಲಿ ಕಲಬೆರಕೆ ತುಪ್ಪವನ್ನು ಪೂರೈಸುವ ಸಂಬಂಧ ಟಿಟಿಡಿ ಅಧಿಕಾರಿಗಳಿಗೆ 50 ಲಕ್ಷ ರೂಪಾಯಿ ಲಂಚ ಕೂಡ ನೀಡಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಅಂದಿನ ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಲೋಕಸಭಾ ಸಂಸದ ಮತ್ತು ಮಾಜಿ ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ಅವರ ಆಪ್ತ ಸಹಾಯಕ ಕೆ. ಚಿನ್ನಪ್ಪಣ್ಣ, ಉತ್ತರ ಪ್ರದೇಶ ಮೂಲದ ಪ್ರೀಮಿಯರ್ ಅಗ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸಂಬಂಧಿಸಿದ ಹವಾಲಾ ಏಜೆಂಟ್‌ಗಳಿಂದ ಆ ಮೊತ್ತವನ್ನು ನಗದು ರೂಪದಲ್ಲಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿರ್ದಿಷ್ಟವಾಗಿ ಹೇಳುವುದಾದರೆ, ಚಿನ್ನಪ್ಪಣ್ಣ ದೆಹಲಿ ಮೂಲದ ಏಜೆಂಟ್ ಅಮನ್ ಗುಪ್ತಾ ಅವರಿಂದ 20 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಮತ್ತು ಉಳಿದ ಹಣವನ್ನು ಪ್ರೀಮಿಯರ್ ಅಗ್ರಿ ಫುಡ್ಸ್ ಹಿರಿಯ ಕಾರ್ಯನಿರ್ವಾಹಕ ವಿಜಯ್ ಗುಪ್ತಾ ಅವರಿಂದ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಎರಡೂ ವಹಿವಾಟುಗಳು ದೆಹಲಿಯ ಪಟೇಲ್ ನಗರ ಮೆಟ್ರೋ ನಿಲ್ದಾಣದ ಬಳಿ ನಡೆದಿವೆ ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸಿ ನಂ.ಗೂಡು, ಪಿರಿಯಾಪಟ್ಟಣದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ





ಆರ್‌ಎಸ್‌ಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ನಂಜನಗೂಡು ತಾಲೂಕು ಕಚೇರಿ ಅಧಿಕಾರಿಗೆ ದಸಂಸ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮತ್ತೊಂದು ಚಿತ್ರದಲ್ಲಿ ಪಿರಿಯಾಪಟ್ಟಣ ಕದಸಂಸ(ಅಂಬೇಡ್ಕರ್ ವಾದ) ಕಾರ್ಯಕರ್ತರು ಆರ್‌ಎಸ್‌ಎಸ್ ನಿಷೇದಕ್ಕೆ ಆಗ್ರಹಿಸಿ ಉಪತಹಸೀಲ್ದಾರ್ ವಿನೋದ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ನಂಜನಗೂಡು, ನ.10– ದೇಶದಲ್ಲಿ ಕೋಮು ದ್ವೇಷ ಮತ್ತು ಜಾತಿ ಜಾತಿಗಳ ನಡುವೆ ಕೋಮುಗಲಭೆ ಎಬ್ಬಿಸುವ ನೋಂದಣಿ ಇಲ್ಲದ ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿಯ ಮುಂಭಾಗ ಜಮಾವಣೆಗೊಂಡ ಪದಾಧಿಕಾರಿಗಳು ಆರ್‌ಎಸ್‌ಎಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಸಂಸ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ ಮಾತನಾಡಿ, ಆರ್‌ಎಸ್‌ಎಸ್ ಸಂವಿಧಾನವನ್ನು ಮೊದಲಿನಿಂದಲೂ ತಿರಸ್ಕಾರ ಮನೋಭಾವದಿಂದಲೇ ನೋಡುತ್ತಾ ಬಂದಿದೆ, ಇಂದು ಮಹಿಳೆಯರಿಗೆ ಸಮಾನ ಹಕ್ಕು ನೀಡಲು ಬಯಸಿದ್ದ ಹಿಂದೂ ಕೋಡ್ ಬಿಲ್ ಜಾರಿಯಾಗಲು ಬಿಡದೆ ಅದರ ಪ್ರತಿಯನ್ನು ಸುಟ್ಟು ಹಾಕುವ ಮೂಲಕ ವಿಕೃತಿ ಮೆರೆದಿತ್ತು, ಜೊತೆಗೆ ಭಾರತದ ಮುಖ್ಯ ನ್ಯಾಯಾಧೀಶರಾದ ಗವಾಯಿರವರ ಮೇಲೆ ಶೂ ಎಸೆಯಲಾಗಿತ್ತು ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ಸನಾತನ ಧರ್ಮ ಉಳಿಸಲು ಶೂ ಎಂದು ಹೇಳಿಕೆ ನೀಡಿದ್ದಾನೆ, ಇಂತಹ ಕೀಳು ಮಟ್ಟದ ಮನಸ್ಥಿತಿ ಹೊಂದಿರುವ ಆರ್‌ಎಸ್‌ಎಸ್ ಸಂಘಟನೆಯನ್ನು ದೇಶದಲ್ಲಿ ನಿಷೇಧಿಸಬೇಕು ಎಂದರು.

ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಕರೆ ಮೂಲಕ ಅಶ್ಲೀಲ ಪದ ಬಳಸಿ ಬೆದರಿಕೆ ಹಾಕಿದವರನ್ನು ಕಾನೂನು ಶಿಕ್ಷೆಗೆ ಗುರಿಪಡಿಸಬೇಕು. ಉದ್ದೇಶಪೂರ್ವಕವಾಗಿ ಚಿತ್ತಾಪುರವನ್ನು ಗುರಿಯಾಗಿಟ್ಟುಕೊಂಡು ಪಥಸಂಚಲನ ಮಾಡಲು ಮುಂದಾಗಿರುವ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಸವರಾಜು, ಮಹೇಶ್, ಜಯಶಂಕರ್, ಆನಂದ್, ಲೋಕೇಶ್, ಅನಿಲ್, ಸುರೇಶ್, ಮಣಿಯಯ್ಯ, ಚಂದ್ರು ಇನ್ನಿತರಿದ್ದರು.

ಪಿರಿಯಾಪಟ್ಟಣ ವರದಿ: ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುತ್ತಿರುವ ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದದ) ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ಸಂಚಾಲಕ ಐಲಾಪುರ ರಾಮು ಮಾತನಾಡಿ, 1950ರ ದಶಕದಲ್ಲಿಯೇ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಯಾವುದೇ ಕಾರಣಕ್ಕೂ ಆರ್‌ಎಸ್‌ಎಸ್ ಹಾಗೂ ವಿಶ್ವ ಹಿಂದೂ ಮಹಾಸಭಾದಂತಹ ಸಂಘಟನೆಗಳೊಂದಿಗೆ ಹೊಂದಣಿಕೆ ಮಾಡಿಕೊಳ್ಳಬಾರದೆಂದು ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರಣಾಳಿಕೆಯಲ್ಲಿ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೆ ಆರ್‌ಎಸ್‌ಎಸ್ ಅಪಾಯಕಾರಿ ಸಂಘಟನೆ ಎಂದು ಘೋಷಿಸಿದ್ದರು.

ಇತ್ತೀಚಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಗವಾಯಿ ಅವರ ಮೇಲೆ ಶೂ ಎಸೆಯಲಾಗಿತ್ತು. ಈ ಕೃತ್ಯ ಮಾಡಿದ ವಕೀಲ ರಾಕೇಶಕಿಶೋರ ಸನಾತನ ಧರ್ಮ ಉಳಿಸಲು ಶೂ ಎಸೆದೆ ಎಂದು ಎದೆ ಉಬ್ಬಿಸಿ ಹೇಳುತ್ತಾನೆ. ಭಾರತ ದೇಶದಲ್ಲಿ ಆತ ವಕೀಲನಾಗಿದ್ದು ಮನುಸ್ಮೃತಿಯಿಂದಲೋ? ಅಥವಾ ಸಂವಿಧಾನದಿಂದಲೊ? ಎಂಬುದನ್ನು ಅರ್ಥೈಸಿಕೊಳ್ಳಬೇಕು ಎಂದರು. ರಾಮು, ಭಾರತ ಸಂವಿಧಾನವನ್ನು ಕಾಪಾಡುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿರುವುದು ಭಾರತ ಸಂವಿಧಾನಕ್ಕೆ ಅಗೌರವ ಮತ್ತು ಅವಮಾನದಂತಲ್ಲವೇ? ಎಂದು ಪ್ರಶ್ನಿಸಿದರು.

ಉಪತಹಸೀಲ್ದಾರ್ ವಿನೋದ್ ಕುಮಾರ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ರವಾನಿಸಲಾಯಿತು. ಪ್ರತಿಭಟನೆಯಲ್ಲಿ ಪುರಸಭಾ ಸದಸ್ಯ ತಮ್ಮಣ್ಣಯ್ಯ, ಮುಖಂಡರಾದ ಕಾಮರಾಜು, ಪುಟ್ಟರಾಜು, ಹೊನ್ನೂರಯ್ಯ, ಚೆಲುವಯ್ಯ, ಶಿವರಾಜು, ದೇವೇಂದ್ರ, ರವಿ, ಮಹೇಶ್, ಭದ್ರ, ಜಗದೀಶ್, ಶಿವದೇವಪ್ಪ ಮಹದೇವ್, ರಾಜೇಶ್, ಗಣೇಶ್, ಮರಿಯಣ್ಣ, ನಾಗರಾಜ್ ಇತರರಿದ್ದರು.

ಬಿಳಿಕೆರೆಯಲ್ಲಿ ಎಸ್‌ಸಿ, ಎಸ್‌ಟಿ ಕುಂದು–ಕೊರತೆ ಸಭೆ



ಹುಣಸೂರು.ನ.10– ತಾಲೂಕಿನ ಬಿಳಿಕೆರೆ ಠಾಣೆಯಲ್ಲಿ ನಡೆದ ಎಸ್.ಸಿ–ಎಸ್.ಟಿ ಕುಂದು ಕೊರತೆ ಸಭೆಯಲ್ಲಿ, ಜಮೀನುಗಳ ತಕರಾರು ಅಕ್ರಮ ಮದ್ಯ ಮಾರಾಟ, ಶಾಲಾ ಕಾಲೇಜುಗಳ ಬಳಿ ಮೋಟಾರ್ ಬೈಕ್‌ಗಳ ವ್ಹೀಲಿಂಗ್ ಸೇರಿದಂತೆ ಸಾಕಷ್ಟು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.

ಸಭೆಯಲ್ಲಿ ಮಾತನಾಡಿದ ಕದಸಂಸ (ಡಾ.ಡಿ.ಜಿ.ಸಾಗರ್ ಬಣ) ಜಿಲ್ಲಾ ಸಂಘಟನಾ ಸಂಚಾಲಕ ಕೊಳಗಟ್ಟ ಕೃಷ್ಣ, ವ್ಯಕ್ತಿಯೋರ್ವರು ಸುಳ್ಳು ರೆವೆನ್ಯೂ ದಾಖಲೆಗಳನ್ನು ಸೃಷ್ಟಿಸಿಕೊಂಡು ತಾಲೂಕಿನ ಕೊಳಘಟ್ಟ ಗ್ರಾಮದ ಬಡ ದಲಿತ ರೈತ ಸೋಮಯ್ಯನ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಸೋಮಯ್ಯ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಮನವಿ ಮಾಡಿದರು.

ಬಿಳಿಕೆರೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಇದರಿಂದ ಹಲವು ಕುಟುಂಬಗಳು ಬೀದಿ ಪಾಲಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಿ ಅಸಹಾಯಕ ಕುಟುಂಬಗಳಿಗೆ ನೇರವಾಗಬೇಕು ಎಂದು ಪೊಲೀಸರಿಗೆ ಮನವಿ ಮಡಿದರು.

ಶಾಲಾ ಕಾಲೇಜುಗಳ ಬಳಿ ಕೆಲ ಯುವಕರು ಬೈಕ್‌ಗಳಲ್ಲಿ ವ್ಹೀಲಿಂಗ್ ನಡೆಸುತ್ತಿದ್ದು, ಇದನ್ನು ತಡೆಗಟ್ಟಬೇಕು ಎಂದು ಸಭೆಯಲ್ಲಿ ಕೆಲವರು ಪೊಲೀಸರ ಗಮನಕ್ಕೆ ತಂದರು.

ಇತ್ತೀಚೆಗೆ ಠಾಣೆಯಲ್ಲಿ ತಮಗೆ ಆದ ದೌರ್ಜನ್ಯ ಮತ್ತು ಅನ್ಯಾಯದ ಬಗ್ಗೆ ದೂರು ನೀಡಲು ಠಾಣೆಗೆ ಬರುವ ದಲಿತರು ಮತ್ತು ಅಸಹಾಯಕರ ವಿರುದ್ಧ ಪ್ರತಿ ದೂರು ನೀಡಲು ಪೊಲೀಸರೆ ಪ್ರೇರಣೆ ನೀಡುತಿದ್ದು ಈ ಕೆಟ್ಟ ಚಾಳಿ ನಿಲ್ಲಬೇಕಾಗಿದೆ ಎಂದು ಮತ್ತೆ ಕೆಲವರು ದೂರಿದರು.

ಈ ಎಲ್ಲಾ ಸಮಸ್ಯೆಗಳನ್ನು ಕೇಳಿದ ಇನ್ಸ್‌ಪೆಕ್ಟರ್ ಪುನೀತ್ ಮಾತನಾಡಿ, ನಾನು ಈಗ ಠಾಣೆಗೆ ಹೊಸದಾಗಿ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇನೆ. ಬಿಳಿಕೆರೆ ವ್ಯಾಪ್ತಿಯ ಗ್ರಾಮಗಳಲ್ಲಿ ಪೊಲೀಸರ ಬೀಟ್ ಮಾಡಿಸಿ, ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ಕ್ರಮವಹಿಸುತ್ತೇವೆ. ಶಾಲಾ–ಕಾಲೇಜುಗಳ ಬಳಿ ವ್ಹೀಲಿಂಗ್ ಮಾಡುವವರನ್ನು ಹಿಡಿದು ಕ್ರಮ ಕೈಗೊಳ್ಳುತ್ತೇವೆ. ನಮ್ಮ ಎಲ್ಲ ಕಾರ್ಯಚರಣೆಗಳಿಗೆ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿದೆ ಎಂದರು. ಸಭೆಯಲ್ಲಿ ಪಿಎಸ್ಐ ಆಶೋಕ್, ಬಿಳಿಕೆರೆ ಸ್ವಾಮಿ, ಕುಮಾರ್, ಚಂದ್ರು, ಶಿವು, ಚಿಕ್ಕಣ್ಣ ಮತ್ತಿತರರು ಉಪಸ್ಥಿತರಿದ್ದರು.

ಇಬ್ಬರು ಕೊಲೆ ಆರೋಪಿಗಳ ಬಂಧನ

ಹುಣಸೂರು, ನ.10– ಹುಣಸೂರಿನ ಶಬ್ಬೀರ್ ನಗರದಲ್ಲಿ ನ.6ರಂದು ಸಂಜೆ ನಡೆದ ಬರ್ಬರ ಕೊಲೆ ಪ್ರಕರಣದ ಇಬ್ಬರೂ ಅರೋಪಿಗಳನ್ನು ಬಂಧಿಸುವಲ್ಲಿ ಹುಣಸೂರು ನಗರ ಪೊಲೀಸರ ತಂಡ ಯಾಶಸ್ವಿಯಾಗಿದೆ.

ಪ್ರಕರಣದ ಮುಖ್ಯ ಆರೋಪಿ ಏಜಾಜ್ ಪಾಷ ಅವರ ಮಗ ಮಹಮದ್ ಸಾದ್ (22)ನನ್ನು ಬೆಂಗಳೂರಿನ ದೇವನಹಳ್ಳಿ ವಿಜಯಪುರದ ಹತ್ತಿರ ಶನಿವಾರ ರಾತ್ರಿ ಬಂದಿಸಲಾಗಿದೆ. ಇದೇ ತಂಡ ಇಂದು ಮಧ್ಯಾಹ್ನ ಶಬ್ಬೀರ್ ನಗರದಲ್ಲಿ ಮಹಮದ್ ರೇಹಾನ್(21)ನನ್ನು ಬಂಧಿಸಿದ್ದು, ಇಬ್ಬರೂ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜಪಡಿಸಲಾಗಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಶಬ್ಬೀರ್ ನಗರಕ್ಕೆ ನ.6ರಂದು ಅಗಮಿಸಿದ್ದ ಕೊಡಗಿನ ಎಮ್ಮೆಮಾಡು ಗ್ರಾಮದ ಗುರುಗಳ ಅಶಿರ್ವಾದ ಮತ್ತು ಪ್ರಾರ್ಥನೆಗೆಂದು ಬಂದಿದ್ದ ಸಾಲಿಗ್ರಾಮ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಖಿಜರ್ ಪಾಷ ಎಂಬುವವರನ್ನು, ಐದು ಜನರ ತಂಡ ಲಾಂಗ್‌ಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿತ್ತು.

ಅರೋಪಿಗಳ ಪತ್ತೆಗಾಗಿ ಜಿಲ್ಲಾ ಎಸ್‌ಪಿ ವಿಷ್ಣುವರ್ಧನ್, ಎಎಸ್ಪಿ ಮಲೀಕ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರವಿ ಅವರ ನೇತೃತ್ವದಲ್ಲಿ ಹುಣಸೂರು ನಗರ ಠಾಣೆಯ ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್, ಪಿ.ಎಸ್.ಐ ಜಮೀರ್ ಅಹಮದ್, ಸಿಬ್ಬಂದಿಗಳಾದ ಅಶೋಕ್, ಇರ್ಫಾನ್, ರಾಘು, ಯೋಗೇಶ್ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು.

ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಏಜಾಜ್ ಪಾಷ(ಮುಖ್ಯಾ ಅರೋಪಿ), ಮುಜೀಬ್, ಅಬ್ದುಲ್ಲಾ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ದಡದಹಳ್ಳಿ ಹಾಡಿ ರಸ್ತೆ ಕಾಮಗಾರಿಗೆ ಆಗ್ರಹಿಸಿ ಪ್ರತಿಭಟನೆ



ದಡದಹಳ್ಳಿ ಹಾಡಿ ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಸರಗೂರು, ನ.10–ಸರಗೂರು ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಎರಡು ಬದಿಗಳಲ್ಲೂ ಬೆಳೆದಿರುವ ಗಿಡ ಗಂಟಿಗಳು, ಪೊದೆಗಳನ್ನು ತೆರವುಗೊಳಿಸಿ, ರಸ್ತೆ ಕಾಮಗಾರಿ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ ಮುಖಂಡ ಟಿ.ಆರ್.ಸುನಿಲ್, ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಹಣ ಮಂಜೂರಾಗಿ ಹಲವು ತಿಂಗಳುಗಳು ಕಳೆದಿದ್ದರೂ ಇದುವರೆಗೂ ರಸ್ತೆ ಕಾಮಗಾರಿ ಕೆಲಸ ಪ್ರಾರಂಭವಾಗಿಲ್ಲ ಎಂದು ಆರೋಪಿಸಿದರು.

2024ರ ಡಿಸೆಂಬರ್ 13ರಂದು ಇಲ್ಲಿಗೆ ಬಂದು ಜನವರಿಯಿಂದ ಕೆಲಸ ಪ್ರಾರಂಭ ಮಾಡಿ ಏಪ್ರಿಲ್ ಒಳಗೆ ಕಾಮಗಾರಿ ಮುಗಿಸುವುದಾಗಿ ತಿಳಿಸಿ ಹೋದ ಅಧಿಕಾರಿಗಳು ಇದುವರೆಗೂ ಇತ್ತ ಕಡೆ ಗಮನಹರಿಸಿಲ್ಲ. ಕಳೆದ ಈಗಾಗಲೇ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರ ಜೊತೆಗೆ ಗಿಡ ಗಂಟಿಗಳು, ಪೊದೆಗಳು, ಎತ್ತರವಾಗಿ ಬೆಳೆದ ಕಾರಣ ಹುಲಿ ಸೇರಿದಂತೆ ಕಾಡು ಪ್ರಾಣಿಗಳು ಓಡಾಟ ಹೆಚ್ಚಾಗಿದೆ. ಆನೆ ಬಂದು ನಿಂತರು ಸಹ ಗೊತ್ತಾಗುವುದಿಲ್ಲ ಇದರಿಂದಾಗಿ ಬೆಳಿಗ್ಗೆ ಹಾಗೂ ಸಂಜೆ ನಿರ್ಭಯವಾಗಿ ಸಂಚಾರ ಮಾಡುವುದೇ ಕಷ್ಟವಾಗಿದೆ ಎಂದರು.

ಅನಾರೋಗ್ಯ ಪೀಡಿತ ಬಾಣಂತಿಯರು, ಗರ್ಭಿಣಿಯರು, ವೃದ್ಧರು ಈ ರಸ್ತೆಯಲ್ಲಿ ಸಂಚರಿಸುವುದು ಬಹಳ ಅಪಾಯಕಾರಿಯಾಗಿರುತ್ತದೆ. ನಾಗರಿಕ ಸಮಾಜದಲ್ಲಿ ಬದುಕುವ ಯಾವುದೇ ಸೌಲಭ್ಯಗಳು ಸರಿಯಾಗಿ ಇಲ್ಲದೇ ಈ ಹಾಡಿಯಲ್ಲಿ ವಾಸಿಸುವ ಆದಿವಾಸಿ ಬುಡಕಟ್ಟು ಜನರು ಬದುಕುತ್ತಿದ್ದಾರೆ. ನಮ್ಮ ಜನಪ್ರತಿನಿಧಿಗಳು ತಮ್ಮ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಳ್ಳುವಾಗ ಯಾವ ವಿಳಂಬವಾಗದಿರುವಾಗ ಜನ ಸಾಮಾನ್ಯರ ಕೆಲಸ ಮಾಡುವಾಗ ವಿನಾಕಾರಣ ವಿಳಂಬ ಮಾಡುವುದು ಖಂಡನೀಯ. ಹಾಗಾಗಿ ಈ ಕೂಡಲೇ ರಸ್ತೆ ಬದಿ ಇರುವ ಗಿಡಗಂಟಿಗಳನ್ನು ತೆಗೆದು ರಸ್ತೆ ಕಾಮಗಾರಿಯನ್ನು ಪ್ರಾರಂಭಿಸಿ ಪೂರ್ಣಗೊಳಿಸಬೇಕೆಂದು ಈ ಮೂಲಕ ದಡದಹಳ್ಳಿ ಹಾಡಿ ಜನರು ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯ ಪರವಾಗಿ ಆಗ್ರಹಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ದಡದಹಳ್ಳಿ ಹಾಡಿ ಮುಖಂಡರಾದ ನಂಜುಂಡ, ಕಾವ್ಯ, ರಾಜು ಸೋಮಣ್ಣ, ಚಿಕ್ಕಮ್ಮ, ಕಾಳ, ಕರಿಯ, ಬೊಮ್ಮ, ಕುಳ್ಳಮ್ಮ, ಭಾಗ್ಯ ಸೇರಿದಂತೆ ಹಾಡಿಯ ಜನರು ಭಾಗವಹಿಸಿದ್ದರು.

ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿ ವಲಸೆ ತಪ್ಪಿಸುವುದೆ ನರೇಗಾ ಯೋಜನೆಯ ಉದ್ದೇಶ

ಹರದೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಡಿ.ವೀಣಾ



ಬೆಟ್ಟದಪುರ, ನ.10– ಕಾರ್ಮಿಕರು ಕೆಲಸ ಹುಡುಕಿಕೊಂಡು ದೂರದ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ ಸ್ಥಳೀಯವಾಗಿ ಕೂಲಿ ಕೆಲಸ ಸೃಷ್ಟಿ ಮಾಡುವುದು ನರೇಗಾ ಯೋಜನೆ ಮುಖ್ಯ ಉದ್ದೇಶ ಎಂದು ಹರದೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೀಣಾ. ಡಿ ತಿಳಿಸಿದರು.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೌಲನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಹರದೂರು ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಿದ್ದ 2025–26ನೇ ಸಾಲಿನ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಗಾ ಯೋಜನೆ ಅಡಿ ಅರವತ್ತು–ನಲವತ್ತರ ಅನುಪಾತದಲ್ಲಿ ಕೆಲಸ ನಿರ್ವಹಿಸಿದಾಗ ಮಾತ್ರ ಸಕಾಲದಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ. ಸಾಮಗ್ರಿ ವೆಚ್ಚದ ಕೆಲಸ ಕಡಿಮೆ ಮಾಡಿ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ, ಕೃಷಿ ಅರಣ್ಯ, ನೀರು ಕಾಲುವೆ, ಕೆರೆಗಳ ಪುನಶ್ಚೇತನ, ಒತ್ತು ನೀಡಲಾಗುವುದು

ಸಾರ್ವಜನಿಕರು ಪ್ಲಾಸ್ಟಿಕ್‌ಗಳನ್ನು ಸಿಕ್ಕಿದ ಕಡೆ ಹಾಕಿ ಸುಡಬೇಡಿ ಇದರಿಂದ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನಿಮ್ಮ ಸುತ್ತಮುತ್ತ ಸ್ವಚ್ಛತೆ ಕಾಪಾಡಿ, ಹಸಿ ಕಸ, ಒಣ ಕಸ ಬೇರ್ಪಡಿಸಿ ನಮ್ಮ ಸ್ವಚ್ಛ ವಾಹನಕ್ಕೆ ನೀಡುವಂತೆ ಮನವಿ ಮಾಡಿದರು.

ಈ ವೇಳೆ ಪಿಡಿಓ ಡಿ.ವೀಣಾ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.

ಕ್ಯಾತನಹಳ್ಳಿಯಲ್ಲಿ ಕನಕ ಜಯಂತಿ



ಕ್ಯಾತನಹಳ್ಳಿ ಗ್ರಾಮದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಹೆಚ್.ಡಿ.ಕೋಟೆ, ನ.10– ಕನಕದಾಸರ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಾಜದಲ್ಲಿನ ಅಸಮಾನತೆಗೆ ಕೈಜೋಡಿಸೋಣ ಎಂದು ಜೆಡಿಎಸ್ ಮುಖಂಡ ಶಿವಶಂಕರಗೌಡ ತಿಳಿಸಿದರು.

ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಕನಕದಾಸರ 538ನೇ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಸಮಾಜದ ಅಂಕು ಡೊಂಕು ಸರಿಪಡಿಸಿದವರು ಕನಕದಾಸರು ಎಂದರು.

ಕಾರ್ಯಕ್ರಮದಲ್ಲಿ ಗಂಗಾಧರೇಶ್ವರ ಟ್ರಸ್ಟ್ ಅಧ್ಯಕ್ಷ ಎಸ್.ಬೀರೇಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಗೋವಿಂದರಾಜ, ಗ್ರಾಪಂ ಮಾಜಿ ಸದಸ್ಯ ಕೃಷ್ಣೇಗೌಡ, ಮಡಿವಾಳ ಸಂಘದ ಅಧ್ಯಕ್ಷ ಬೀರೇಶ್ವರ, ರಾಜಕೀಯ ಕುಮಾರ್, ರಮೇಶ್, ಪಟೇಲರ ಸೋಮು, ಮಧು, ಪುನೀತ್‌ಗೌಡ, ರವಿ, ಶ್ರೀಕಂಠ, ಹತ್ತಿ ಸೋಮಣ್ಣ ಬಸವರಾಜು, ಅಪ್ಪಾಜಿಗೌಡ, ಮಾಜಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಚೆಲುವರಾಜು ಗ್ರಾಮದ ಯಜಮಾನರುಗಳು ಮುಖಂಡರುಗಳು ಹಾಜರಿದ್ದರು.

ಇಂದು ವಿದ್ಯುತ್ ವ್ಯತ್ಯಯ

ನಂಜನಗೂಡು: ತಾಲೂಕಿನ ಸಿಂಧುವಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವ ಕಾರಣ ನ.11ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ತಾಲೂಕಿನ ದೇವಿರಮ್ಮನಹಳ್ಳಿ, ದೇವರಸನಹಳ್ಳಿ, ನವಿಲೂರು, ಕೂಡ್ಲಾಪುರ, ಕಸುವಿನಹಳ್ಳಿ, ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದೇವರಾಜಯ್ಯ ಮನವಿ ಮಾಡಿದ್ದಾರೆ.

ತಿ.ನರಸೀಪುರದಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಅಭಿಯಾನ



ವೋಟ್ ಚೋರಿ ಅಭಿಯಾನಕ್ಕೆ ಪುರಸಭೆ ಮಾಜಿ ಅಧ್ಯಕ್ಷ ಎನ್.ಸೋಮು ಸಹಿ ಹಾಕುವ ಮೂಲಕ ಚಾಲನೆ ನೀಡಿದರು.

ತಿ.ನರಸೀಪುರ, ನ.10– ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿ ನಡೆಸುತ್ತಿರುವ ಸ್ವಾಪ್ ವೋಟ್ ಚೋರಿ ಅಭಿಯಾನಕ್ಕೆ ಬೆಂಬಲವಾಗಿ ವರುಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಸಹಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿಯಾನದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಎನ್.ಸೋಮು ಸಹಿ ಮಾಡಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮತಪಟ್ಟಿಯಿಂದ ನಿಜವಾದ ಮತದಾರರ ಹೆಸರು ತೆಗೆದು ಹಾಕುವ ಹಾಗೂ ನಕಲಿ ಹೆಸರು ಸೇರಿಸುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯತ್ನಗಳು ನಡೆಯುತ್ತಿವೆ. ಇದರ ವಿರುದ್ಧ ಕಾಂಗ್ರೆಸ್ ಹೋರಾಟ ಆರಂಭಿಸಿದೆ. ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಕಣ್ಗಾವಲು ಇಡುವ ಮೂಲಕ ಈ ಅಭಿಯಾನದ ಉದ್ದೇಶ ಜನರಲ್ಲಿ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸುವುದು. ಪ್ರತಿಯೊಬ್ಬ ಮತದಾರನೂ ಎಚ್ಚರಿಕೆಯಿಂದ ಇರಬೇಕು ಮತ್ತು ಯಾವುದೇ ಅಕ್ರಮ ಕಂಡುಬಂದರೆ ತಕ್ಷಣ ಪಕ್ಷದವರಿಗೂ, ಚುನಾವಣಾ ಆಯೋಗಕ್ಕೂ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಮತದಾನ ದೇಶದ ಪ್ರಜೆಗಳ ಹಕ್ಕು. ಆದರೆ ಮತಗಳ್ಳತನದ ಮೂಲಕ ಬಿಜೆಪಿ ಈ ದೇಶದ ಜನತೆಗೆ ಅತಿ ದೊಡ್ಡ ದ್ರೋಹ ಎಸಗಿದೆ. ಇದರ ವಿರುದ್ಧ ನಾವೆಲ್ಲರೂ ಒಂದಾಗಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ತುಂಬಲ ಪ್ರಕಾಶ್ ಮಾತನಾಡಿ, ಮತಗಳ್ಳತನ ಪ್ರಜಾಪ್ರಭುತ್ವದ ವಿರೋಧಿ ಕೆಲಸ. ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದ್ದು ಇದನ್ನು ಕಾಂಗ್ರೆಸ್ ಬಯಲಿಗೆಳೆದು ದೇಶದ ಜನರಲ್ಲಿ ಸತ್ಯ, ಅಸತ್ಯದ ದರ್ಶನ ಮಾಡಿಸುತ್ತಿದೆ ಎಂದರು.

ತಾ.ಪಂ. ಮಾಜಿ ಸದಸ್ಯ ಎಂ.ರಮೇಶ್ ಮಾತನಾಡಿ, ಮತಗಳ್ಳತನ ಕುರಿತು ಜನರಲ್ಲಿ ಅರಿವು ಮೂಡಿಸಲು ಕಾಂಗ್ರೆಸ್ ಪಕ್ಷವು ರಾಜ್ಯದಾದ್ಯಂತ ಸಹಿ ಸಂಗ್ರಹ ಅಭಿಯಾನವನ್ನು ನಡೆಸುತ್ತಿದೆ. ಮತ ಚಲಾವಣೆಯು ಪ್ರತಿಯೊಬ್ಬ ವ್ಯಕ್ತಿಯ ಸಂವಿಧಾನಿಕ ಹಕ್ಕಾಗಿದ್ದು, ಅಂತಹ ಹಕ್ಕನ್ನು ಕಸಿಯಲು ಯಾರಿಗೂ ಅವಕಾಶವಿಲ್ಲ. ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ವ್ಯಾಪಕವಾಗಿ ನಡೆಯುತ್ತಿರುವ ಮತಗಳ್ಳತನ ಪ್ರಕರಣಗಳು ಗಂಭೀರವಾಗಿದ್ದು, ಇದನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಯಲಿಗೆ ತಂದಿದ್ದಾರೆ ಎಂದರು.

ಈ ವೇಳೆ ಪುರಸಭೆಯ ಮಾಜಿ ಅಧ್ಯಕ್ಷ ಎಸ್.ಮದನ್ ರಾಜ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸೈಯದ್ ಅಹ್ಮದ್, ಮಾಜಿ ಸದಸ್ಯರಾದ ಮೆಡಿಕಲ್ ನಾಗರಾಜು, ಎಲ್.ಮಂಜುನಾಥ್, ಸಿಸ್ಟಮ್ ಸಿದ್ದು, ರಾಘವೇಂದ್ರ ಗುರುಸ್ವಾಮಿ, ಚೇತನ್, ಗಣೇಶ್, ಜೋಗಿ ನಾಗರಾಜು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಮನ್ನೆ ಹುಂಡಿ ಮಹೇಶ್, ನಿರ್ದೇಶಕ ಅರುಣ್, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕ ಅಮ್ಜದ್ ಖಾನ್, ಬೈರಾಪುರ ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಯಪ್ಪ, ಸದಸ್ಯ ಹೇಮಂತ್ ಕುಮಾರ್, ಸ್ವಾಮಿ, ಕಾಂತರಾಜ್ ಅರಸ್, ಪುರಿ ನಟರಾಜು ಸೇರಿದಂತೆ ಮತ್ತಿತರರಿದ್ದರು.

ಖೋಖೋ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹುಣಸೂರು: ಬೆಂಗಳೂರಿನ ವಿದ್ಯಾನಗರ ಯಲಹಂಕ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಖೋಖೋ ಅಸೋಸಿಯೇಷನ್ ವತಿಯಿಂದ ನಡೆದ 14 ವರ್ಷದ ವಯೋಮಾನದ(ಸಬ್‌ಜೂನಿಯರ್) ಬಾಲಕಿಯರ ವಿಭಾಗದ ರಾಜ್ಯ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಹುಣಸೂರು ತಾಲೂಕು, ಶಾಂತಿಪುರ ಗ್ರಾಮದ ಶಾಂತಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಸ್ಪಂದನ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಸ್. ರಮೇಶ್ ತಿಳಿಸಿದ್ದಾರೆ.

ಮಹನೀಯರ ಜಯಂತಿಯನ್ನು ಎಲ್ಲಾ ಸಮಾಜದವರೂ ಆಚರಿಸಿ, ಅವರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಕನಕ ಜಯಂತಿಯಲ್ಲಿ ಶಾಸಕ ಡಿ. ರವಿಶಂಕರ್ ಕರೆ



ಸಾಲಿಗ್ರಾಮ ಪಟ್ಟಣದಲ್ಲಿ ತಾಲೂಕು ಆಡಳಿತ ಮತ್ತು ಕುರುಬ ಸಂಘದಿಂದ ಕನಕ ಜಯಂತಿ ಆಚರಣೆಯಲ್ಲಿ ಸಾಧಕರಿಗೆ ಸನ್ಮಾನ.

ಚುಂಚನಕಟ್ಟೆ, ನ.10–ಮಹನಿಯರ ಜಯಂತಿಗಳನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡದೆ ಎಲ್ಲಾ ಮಹನೀಯರ ಜಯಂತಿಯನ್ನು ಎಲ್ಲಾ ಸಮಾಜದ ಮುಖಂಡರನ್ನು ಒಳಗೊಂಡಂತೆ ಆಚರಿಸಿ ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಡಿ ರವಿಶಂಕರ್ ತಿಳಿಸಿದರು. ಸಾಲಿಗ್ರಾಮದಲ್ಲಿ ನಡೆದ ಕನಕದಾಸರ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಲಿಗ್ರಾಮ ಮತ್ತು ಕೆಆರ್.ನಗರ ತಾಲೂಕು ಆಡಳಿತ ಮತ್ತು ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕು ಕುರುಬರ ಸಂಘದಿಂದ ಆಯೋಜಿಸಿದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕದಾಸರ ಜೀವನ ಚರಿತ್ರೆ ಮತ್ತು ಆದರ್ಶ ಗುಣಗಳನ್ನು ಸಮಾಜದ ಬಂಧುಗಳಿಗೆ ಮತ್ತು ಸಾರ್ವಜನಿಕರಿಗೆ ತಿಳಿಸುವ ಕೆಲಸವನ್ನು ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಹಲವಾರು ವಿಷಯಗಳನ್ನು ತಿಳಿದುಕೊಂಡು ತಮ್ಮ ಬದುಕಿನಲ್ಲೂ ತಾವು ಅಳವಡಿಸಿ ಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಮಿತ್ ದೇವರಹಟ್ಟಿ ಮಾತನಾಡಿ, ಶತಮಾನಗಳ ಹಿಂದೆ ಎಲ್ಲಾ ಮಹನೀಯರ ಸಂದೇಶವು ಒಂದೇ. ಅದು ಜಾತಿ ಪದ್ಧತಿಯನ್ನು ನಿರ್ಮೂಲನೆ ಮಾಡಿ ಸಮಾನತೆಯಿಂದ ಬದುಕು ನಡೆಸಬೇಕು ಎಂಬುವ ಸಂದೇಶವೇ ಆಗಿದೆ. ಆದರೆ ಅದು ಇತ್ತೀಚೆಗೆ ಮಹನೀಯರ ಸಂದೇಶಗಳಿಗೆ ವಿರುದ್ಧವಾಗಿಯೇ ಜನಗಳು ನಡೆದುಕೊಳ್ಳುತ್ತಿರುವುದು ಬೇಸರ ತಂದಿದೆ. ಮುಂದಿನ ದಿನಗಳಲ್ಲಾದರೂ ಮೇಲ್ವರ್ಗದ ಜನರು ಎಲ್ಲರನ್ನೂ ಸಮಾನತೆಯಿಂದ ನೋಡುವಂಥ ಕೆಲಸ ಆಗಲಿ ಎಂದರು.

ಮುಖ್ಯ ಭಾಷಣಕಾರರಾಗಿ ಪರಮೇಶ ಮಾತನಾಡಿ, ಕನಕದಾಸರ ಹುಟ್ಟು ಮತ್ತು ಸಾವು ಈ ನಡುವೆ ಅವರು ನಡೆದು ಬಂದ ದಾರಿ ಮತ್ತು ಅವರ ಚಿಂತನೆಗಳು ಹಾಗೂ ಸಮಾಜಕ್ಕೆ ಕೊಟ್ಟ ಸಂದೇಶಗಳು ಅನುಭವಿಸಿದ ಕಷ್ಟಗಳು ಹಾಗೂ ಭಕ್ತಿಯಿಂದ ಕೃಷ್ಣನನ್ನೇ ಒಲಿಸಿಕೊಂಡ ತಪಸ್ಸು ಮತ್ತು ಅವರ ಜ್ಞಾನದ ಪುಟಗಳನ್ನು ಎಳೆ ಎಳೆಯಾಗಿ ಬಿಡಿಸಿ ಹೇಳಿದರು. ಕನಕದಾಸರ ಆದರ್ಶ ಗುಣಗಳು ಮೈಗೂಡಿಸಿಕೊಂಡರೆ ಮುಂದೊಂದು ದಿನ ಸಮಾಜದಲ್ಲಿ ಮುಖ್ಯ ವ್ಯಕ್ತಿಗಳಾಗಿ ನೀವು ಕೂಡ ಬರಬಹುದು. ಕನಕದಾಸರು ಯಾರಿಗೂ ತೊಂದರೆ ಕೊಟ್ಟವರಲ್ಲ ಎಲ್ಲರಿಗೂ ತಲೆಬಾಗಿ ಪ್ರೀತಿ ಸ್ನೇಹದಿಂದ ಅವರ ಮನಸ್ಸನ್ನು ಗೆದ್ದು ಸಮಾಜಕ್ಕೆ ಒಳ್ಳೆ ಸಂದೇಶ ಕೊಟ್ಟಂತ ಮಹಾನ್ ಜ್ಞಾನಿಗಳು. ಹಾಗಾಗಿ ಅವರ ಆದರ್ಶ ಗುಣಗಳು ಇಂದಿನ ಪೀಳಿಗೆಗೆ ಬಹು ಮುಖ್ಯವಾಗಿವೆ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ 101 ಮಹಿಳೆಯರು ಕಳಸ ಹೊತ್ತು ಬೆಳ್ಳಿರಥದಲ್ಲಿ ಸಾಗುತ್ತಿದ್ದ ಭಕ್ತ ಕನಕದಾಸರ ಭಾವಚಿತ್ರ ಮೆರವಣಿಗೆಯಲ್ಲಿ ಸಾಗಿದರು. ಚುಂಚನಕಟ್ಟೆ ರಸ್ತೆ ಮಹಾತ್ಮ ಗಾಂಧಿ ವೃತ್ತ ಮಹಾವೀರ ರಸ್ತೆ ಮಾರ್ಗವಾಗಿ ಹಲವು ಕಲಾ ತಂಡಗಳೊಂದಿಗೆ ಹಳೆ ಶಾಲಾ ಆವರಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮಕ್ಕೆ ವಿಜೃಂಭಣೆಯಿಂದ ಕನಕದಾಸರ ಮೆರವಣಿಗೆ ಸಾಗಿತು.

ಕಾರ್ಯಕ್ರಮ ಉದ್ದೇಶಿಸಿ ಸಾಲಿಗ್ರಾಮ ತಾಲೂಕು ಕುರುಬ ಸಂಘದ ಅಧ್ಯಕ್ಷ ಸಿದ್ದರಾಮೇಗೌಡ, ಸಾಲಿಗ್ರಾಮ ತಹಸೀಲ್ದಾರ್ ಮತ್ತು ಕೆ.ಆರ್.ನಗರ ತಹಸಿಲ್ದಾರ್ ಸುರೇಂದ್ರ ಮೂರ್ತಿ, ಕೆ.ಆರ್.ನಗರ ಕುರುಬ ಸಂಘದ ತಾಲೂಕು ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅವಳಿ ತಾಲೂಕಿನಿಂದ 2025ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಸಾಲಿಗ್ರಾಮ ತಾಲೂಕಿನ ಚಂದನ್, ಮಾದೇಗೌಡ, ಶಶಾಂಕ್, ಕೆ ಆರ್.ನಗರ ತಾಲೂಕಿನ ಕೆ.ಪಿ.ಯಶವಂತ್, ಅಮಿತ್, ಎಂ.ಡಿ.ಮೇಘನಾ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಆದಿತ್ಯ, ಕಾರ್ತಿಕ್, ರಂಜಿತ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ರಾಮಯ್ಯ, ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಕೆಂಪರಾಜು, ನಿವೃತ್ತ ಶಿಕ್ಷಕ ಹೊನ್ನೇನಹಳ್ಳಿ ರಾಜಯ್ಯ, ಪತ್ರಿಕಾ ಕ್ಷೇತ್ರದ ರಾಮಕೃಷ್ಣೇಗೌಡ, ಉದ್ಯಮಿ ಆನಂದ್, ಸಾಮಾಜಿಕ ಕ್ಷೇತ್ರ ಬಲರಾಮ್, ರೇವಣ್ಣ, ಸೇರಿದಂತೆ ಇನ್ನಿತರರನ್ನು, ತಾಲೂಕು ಆಡಳಿತ ಮತ್ತು ಅವಳಿ ತಾಲೂಕಿನ ಕುರುಬ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಬಸ್ ನಿಲ್ದಾಣದಲ್ಲಿ ಗಾಂಜಾ ಸೇವಿಸುತ್ತಿದ್ದವನ ಬಂಧನ



ಶಿಯಾಜ್

ಬೆಟ್ಟದಪುರ, ನ.10–ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಬಸ್ ನಿಲ್ದಾಣದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಕುಶಾಲನಗರದ ಶಿಯಾಜ್ ಎಂಬಾತನನ್ನು ಬೆಟ್ಟದಪುರ ಪೊಲೀಸರು ಬಂಧಿಸಿದ್ದಾರೆ.

ಈತ ಬಸ್ ನಿಲ್ದಾಣದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದಾಗ ಬೆಟ್ಟದಪುರದ ಪಿಎಸ್ಐ ಅಜಯ್ ಕುಮಾರ್ ಹಾಗೂ ಎಎಸ್ಐ ಜಗದೀಶ್ ಅವರು ವಿಚಾರಣೆ ನಡೆಸಿ, ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ತಪಾಸಣೆ ಮಾಡಲಾಗಿ ಈತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಬೆಟ್ಟದಪುರದಲ್ಲಿ ಇತ್ತೀಚಿಗೆ ಹಲವಾರು ಯುವಕರು ಗುಂಪು ಗುಂಪಾಗಿ ರಾತ್ರಿ ವೇಳೆ ನಶೆಯಲ್ಲಿ ತೇಲಾಡುತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತ ಮೇರೆಗೆ ಬೆಟ್ಟದಪುರ ಪೊಲೀಸರು ಕಾರ್ಯಾಚಣೆ ನಡೆಸಿ, ಶಿಯಾಜ್‌ನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಸತೀಶ್, ಕುಮಾರ್, ಶಿವಪ್ಪ ಹಾಗೂ ಇತರರಿದ್ದರು

ಮೈಸೂರು ಮಿತ್ರ

ಮಂಗಳವಾರ 11 ನವೆಂಬರ್ 2025

'ದೃಶ್ಯ ರಾಗ ರಂಗಸಂಗಮ' ಉಚಿತ ಕಾರ್ಯಾಗಾರ ಆರಂಭ

ಮೈಸೂರು, ನ.10(ವಿವಿಹೆಚ್)– ರಂಗಭೂಮಿ ಎಂಬುದು ಎಲ್ಲಾ ಕಲೆಗಳಿಗೆ ಸೂತ್ರ, ಸೂತ್ರವೆಂಬ ರಂಗಭೂಮಿ ಮೂಲಕವೇ ಗಾಳಿಪಟ ಎಂಬ ಕಲೆ, ಕಲೆಗಾರ ಬಾನೆತ್ತರಕ್ಕೆ ಹಾರಾಡಲು ಸಾಧ್ಯ ಎಂದು ಕಾವಾ ಆಡಳಿತಾಧಿಕಾರಿ ನಿರ್ಮಲಾ ಮಠಪತಿ ಅಭಿಪ್ರಾಯಪಟ್ಟರು.

ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸೂತ್ರ ಫೌಂಡೇಶನ್ ವತಿಯಿಂದ ರಂಗಾಯಣ ಆವರಣದ ಶ್ರೀರಂಗ ವೇದಿಕೆಯಲ್ಲಿ ಸೋಮವಾರ ಆಯೋಜಿಸಿದ್ದ 'ದೃಶ್ಯ ರಾಗ ರಂಗಸಂಗಮ' ಉಚಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.



ಜಾನಪದ ವಾದ್ಯಗಳನ್ನು ನುಡಿಸುವ ಮೂಲಕ 'ದೃಶ್ಯ ರಾಗ ರಂಗಸಂಗಮ'ಕ್ಕೆ ಚಾಲನೆ ನೀಡಲಾಯಿತು.

ಯುವಕರನ್ನು ರಂಗಭೂಮಿಯೆಡೆಗೆ ಸೆಳೆಯಲು, ಸಾಹಿತ್ಯಾತ್ಮಕ ಚಿಂತನೆಗಳನ್ನು ಬೆಳೆಸಲು ಈ ರೀತಿಯ ಕಾರ್ಯಕ್ರಮಗಳು ಆಯೋಜನೆಯಾಗಬೇಕು. ಬಹು ಮಾಧ್ಯಮಗಳಿರುವಂತೆ ಕಲೆ ರಂಗಭೂಮಿ. ದೃಶ್ಯಕಲೆ, ಸಂಗೀತ, ನಾಟಕ ಮೂಲಕ ಯುವ ಜನತೆಗೆ ಮಾನವೀಯ ಮೌಲ್ಯಗಳನ್ನು ಪರಿಚಯಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು.

ಯಾವುದೇ ಕಲಾ ಪ್ರಕಾರ ಅಥವಾ ಸಾಹಿತ್ಯ ಪ್ರಕಾರಗಳಿರಲಿ, ಮನುಷ್ಯತ್ವ, ಮಾನವೀಯತೆ ನೆಲಗಟ್ಟಿನ ಮೇಲೆ ರಚನೆಯಾಗಬೇಕು ಇಲ್ಲವಾದಲ್ಲಿ ಅದು ಸಾಹಿತ್ಯವೂ ಅಲ್ಲ, ಕಲೆಯೂ ಅಲ್ಲ. ಮನುಷ್ಯನ ಒಳಜಗಳ, ಅಸೂಯೆ, ದ್ವೇಷ, ದುರಾಸೆಗೆ ಮದ್ದು ನೀಡುವ ನಿಟ್ಟಿನಲ್ಲಿ ರಂಗಭೂಮಿ ಕೆಲಸ ಮಾಡುತ್ತದೆ. ಇಂತಹ ಮಾನವೀಯ ಮೌಲ್ಯಗಳನ್ನು ಕಲಿಸುವ ರಂಗಭೂಮಿ ಕಲಿಕಾ ಶಿಬಿರ ಮೂಲಕ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದರು.

ಕರ್ನಾಟಕ ನಾಟಕ ಅಕಾಡೆಮಿ ಸದಸ್ಯೆ ಡಾ. ಜಾಹಿದಾ ಕೊಡಗು ಮಾತನಾಡಿ, ಸಮಾಜಮುಖಿ ಕೆಲಸ ಮಾಡುವ, ನಾಟಕಗಳ ಮೂಲಕ ಸಮಾಜವನ್ನು ಜಾಗೃತಗೊಳಿಸುವ ರಂಗಭೂಮಿಯೂ ಕೂಡ ಇಂದಿನ ದಿನಗಳಲ್ಲಿ ದುಬಾರಿಯಾಗಿದೆ. ಇದನ್ನೂ ಇತ್ತೀಚೆಗಿನ ದಿನಗಳಲ್ಲಿ ಹಣಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಬೇಸರಿಸಿದರು.

ಟಿವಿ, ಮೊಬೈಲ್, ಸೋಷಿಯಲ್ ಮೀಡಿಯಾದ ಅತಿಯಾದ ಬಳಕೆಯಿಂದ ಯುವ ಸಮೂಹ ಮಂಕಾಗಿ ಹೋಗಿದೆ. ಬದುಕುವ ಕ್ರಮ, ಅನುಭವ ಸ್ವೀಕರಿಸುವ ರೀತಿ, ಮಾನಸಿಕ ಸಮತೋಲನ, ಬದುಕಿನ ಬೇರೆ–ಬೇರೆ ಚಲನೆಗಳು, ಅವುಗಳ ವಿಸ್ತಾರತೆಯನ್ನು ಅರಿಯಲು ರಂಗಭೂಮಿ ಸಹಕಾರಿಯಾಗಿದ್ದು, ರಂಗ ಶಿಕ್ಷಣ ನೀಡುವ ಇಂತಹವುಗಳ ಕಡೆಗೆ ಯುವ ಸಮೂಹ ವಾಲಬೇಕು ಎಂದು ಸಲಹೆ ನೀಡಿದರು.

> ನ.10 ರಿಂದ ಡಿ.5 ವರೆಗೆ 25 ದಿನಗಳ ಕಾಲ ಸೂತ್ರ ಫೌಂಡೇಶನ್ ವತಿಯಿಂದ ಕಲಾಮಂದಿರ ಆವರಣದ ರಂಗ ತಾಲೀಮಿನ ಕೊಠಡಿಯಲ್ಲಿ ಪ್ರತಿದಿನ ಸಂಜೆ 6 ರಿಂದ ರಾತ್ರಿ 8.30 ವರೆಗೆ ಉಚಿತ ರಂಗ ತರಬೇತಿ ಶಿಬಿರ ಆಯೋಜಿಸಲಾಗಿದ್ದು, 18 ವರ್ಷ ಮೇಲ್ಪಟ್ಟ ಯಾರೂ ಬೇಕಾದರೂ ಭಾಗವಹಿಸಬಹುದಾಗಿದೆ.
>
> -ಜಿ.ಜಗದೀಶ್ ಕುಮಾರ್,
> ಸಂಸ್ಥಾಪಕ ಕಾರ್ಯದರ್ಶಿ,
> ಸೂತ್ರ ಫೌಂಡೇಷನ್, ಮೈಸೂರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ರಂಗ ಸಂಗೀತ ನಿರ್ದೇಶಕ ಚಂದ್ರಶೇಖರಾಚಾರ್, ಸೂತ್ರ ಫೌಂಡೇಷನ್‌ನ ಸಂಸ್ಥಾಪಕ ಕಾರ್ಯದರ್ಶಿ ಜಗದೀಶ್ ಕುಮಾರ್.ಜಿ ಉಪಸ್ಥಿತರಿದ್ದರು.

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ	(ದೂ: 2521923)
ಮಾಸ್ ಜಾತರ (ತೆ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್	(ದೂ: 2422871)
ಐ ಆ್ಯಮ್ ಗಾಡ್ (ಕ)	4 ಪ್ರದರ್ಶನಗಳು
ಬಾಲಾಜಿ	(ದೂ: 2497199)
ಕಾಂತಾರ ಚಾಪ್ಟರ್–1 (ಕ)	4 ಪ್ರದರ್ಶನಗಳು
ಮಹದೇಶ್ವರ	(ಮೊ:9900820093)
ಬೈಸನ್ (ತ)	4 ಪ್ರದರ್ಶನಗಳು
ಗಾಯಿತ್ರಿ	
ಕಾಂತಾರ ಚಾಪ್ಟರ್–1 (ಕ)	4 ಪ್ರದರ್ಶನಗಳು
ರಾಜಕಮಲ್	
ದಿ ಗರ್ಲ್‌ಫ್ರೆಂಡ್ (ತೆ)	4 ಪ್ರದರ್ಶನಗಳು
ಸಂಗಂ	
ಬ್ರಾಟ್ (ಕ)	4 ಪ್ರದರ್ಶನಗಳು
ಲಿಡೋ	
ಜೈ ಗದಾಕೇಸರಿ (ಕ) + ಕೋಣ (ಕ)	2+2 ಪ್ರದರ್ಶನಗಳು
ತಿಬ್ಬಾದೇವಿ	
–	–
ಪ್ರಭಾ	
ಯಜಮಾನ (ಕ)	4 ಪ್ರದರ್ಶನಗಳು

ಮಲ್ಲನಮೂಲೆ ಶ್ರೀಗಳು ಲಿಂಗೈಕ್ಯ; ಇಂದು ಸಂಜೆ ಅಂತ್ಯ ಸಂಸ್ಕಾರ

ನಂಜನಗೂಡು, ನ.10– ನಂಜನಗೂಡು ತಾಲೂಕು ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಶ್ರೀ ಗುರು ಕಂಬಳೀಶ್ವರ ಮಠಾಧ್ಯಕ್ಷರಾಗಿದ್ದ ಶ್ರೀ ಚನ್ನಬಸವ ಸ್ವಾಮೀಜಿಯವರು ಸೋಮವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.



ಶ್ರೀಗಳಿಗೆ 83 ವರ್ಷಗಳಾಗಿತ್ತು. ಸೋಮವಾರ ರಾತ್ರಿಯಿಂದ ಮಂಗಳವಾರ ಸಂಜೆಯವರೆಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರ ದರ್ಶನಕ್ಕೆ ಮಠದ ಆವರಣದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮಂಗಳವಾರ (ನ.11) ಮಧ್ಯಾಹ್ನ 2 ಗಂಟೆಗೆ ಬಸವನಪುರ ಗ್ರಾಮದಲ್ಲಿ ಮೆರವಣಿಗೆ ಇರುತ್ತದೆ. ಸಂಜೆ 4 ಗಂಟೆಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಬೇಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಮೈಸೂರು, ನ.10(ಬಿಎಲ್‌ಯು)– ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು.



ಇಂದಿನ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ಜಾತಿ ಪ್ರಮಾಣ ಪತ್ರದ ತುರ್ತು ಅವಶ್ಯಕತೆ ಇರುತ್ತದೆ. ಹಾಗಾಗಿ ವಿಳಂಬ ಮಾಡದೆ ಜಾತಿ ಪ್ರಮಾಣ ಪತ್ರ ನೀಡಿ, ತಕ್ಷಣ ನೀಡುವ ಪದ್ಧತಿ ರೂಢಿಸಿಕೊಳ್ಳಿ ಎಂದು ಸೂಚಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಮೈಸೂರು ಜಿಲ್ಲೆಯಲ್ಲಿ ಶುಂಠಿ ಬೆಳೆ ಹೆಚ್ಚಳವಾಗುತ್ತಿದೆ. ಆದರೆ, ಶುಂಠಿ ಮಣ್ಣಿನ ಪೋಷಕಾಂಶವನ್ನು ಹೀರಿಕೊಳ್ಳುತ್ತದೆ. ಇದರ ಬಗ್ಗೆ ಕೃಷಿ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸಿ, ಸಾವಯವ ಶುಂಠಿ ಬೆಳೆಯಲು ಪ್ರೇರೇಪಿಸಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ಪ್ರತಿ ಹಾಸ್ಟೆಲ್‌ಗೆ ಒಬ್ಬ ನೋಡೆಲ್ ಅಧಿಕಾರಿ ನೇಮಿಸಬೇಕು. ಆಹಾರದ ಗುಣಮಟ್ಟ, ಶೈಕ್ಷಣಿಕ ವಾತಾವರಣ, ಕಟ್ಟಡದ ಸ್ಥಿತಿಗತಿಯನ್ನು ಅವರು ಪರಿಶೀಲನೆ ಮಾಡಬೇಕು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ನೋಡೆಲ್ ಅಧಿಕಾರಿಗಳ ಮೇಲೆ ನಿಗಾ ಇಡಬೇಕು ಎಂದು ಡಾ.ಮಹದೇವಪ್ಪ ಹೇಳಿದರು.


ಹಾಡಿ ನಿವಾಸಿಗಳ ಅರಣ್ಯ ಉತ್ಪನ್ನ ಸಂಗ್ರಹ, ಮಾರಾಟದ ವಿಚಾರದಲ್ಲಿ ಅರಣ್ಯಾಧಿಕಾರಿಗಳ ವರ್ತನೆ ಹಾಗೂ ಅಸಹಕಾರದ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಅರಣ್ಯಾಧಿಕಾರಿಗಳ ಇಂತಹ ವರ್ತನೆ ಸಹಿಸಲು ಸಾಧ್ಯವಿಲ್ಲ. ಕಣ್ಣಿಗೆ ಪಟ್ಟಿ ಕಟ್ಟಿಕೊಂಡಂತೆ ವರ್ತಿಸಬೇಡಿ, ಸ್ವಲ್ಪ ಉದಾರವಾಗಿ, ಮಾನವೀಯತೆಯಿಂದ ನಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಆರೋಗ್ಯ ಮತ್ತು ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆಯಾಗಿದ್ದು, ಈ ಎರಡೂ ಕ್ಷೇತ್ರಕ್ಕೆ ಅಗತ್ಯ ಸವಲತ್ತು ಹಾಗೂ ಅನುದಾನ ಒದಗಿಸಿದ್ದೇವೆ. ಆದರೂ ಇದರಲ್ಲಿ ಲೋಪವಾದರೆ ನಾನು ಸಹಿಸುವುದಿಲ್ಲ, ಇದನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ, ನೀವು ಕೂಡ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಉತ್ತರ ಪ್ರದೇಶದ ಶಿಕ್ಷಣ ಸಂಸ್ಥೆಗಳಲ್ಲಿ 'ವಂದೇ ಮಾತರಂ' ಕಡ್ಡಾಯ

ಗೋರಖ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ತಿಳಿಸಿದ್ದಾರೆ.



ಗೋರಖ್‌ಪುರದಲ್ಲಿ ನಡೆದ 'ಏಕತಾ ಯಾತ್ರೆ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕ್ರಮವು ಭಾರತ ಮಾತೆ ಮತ್ತು ಮಾತೃಭೂಮಿಯ ಬಗ್ಗೆ ನಾಗರಿಕರಲ್ಲಿ ಗೌರವ ಮತ್ತು ಹೆಮ್ಮೆಯ ಭಾವನೆಗಳನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.

ವಂದೇ ಮಾತರಂ ಗೀತೆಯ ಬಗ್ಗೆ ಗೌರವ ಭಾವನೆ ಇರಬೇಕು. ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅದರ ಹಾಡುವಿಕೆಯನ್ನು ಕಡ್ಡಾಯಗೊಳಿಸುತ್ತೇವೆ ಎಂದರು.

ಜಿನ್ನಾಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಿ: ಜಾತಿ, ಪ್ರದೇಶ, ಭಾಷೆಯ ಹೆಸರಿನಲ್ಲಿ ವಿಭಜಿಸುವ ಅಂಶಗಳನ್ನು ಗುರುತಿಸುವುದು ಮತ್ತು ಹೊಸ ಜಿನ್ನಾಗಳನ್ನು ಸೃಷ್ಟಿಸುವ ಪಿತೂರಿಯ ಭಾಗವಾಗಿರುವ ಅಂಶಗಳನ್ನು ಗುರುತಿಸುವುದು ನಮ್ಮ ಕರ್ತವ್ಯ. ಭಾರತದಲ್ಲಿ ಮತ್ತೆಂದೂ ಹೊಸ ಜಿನ್ನಾ ಹುಟ್ಟಿಕೊಳ್ಳದಂತೆ ನಾವು ಖಚಿತಪಡಿಸಿಕೊಳ್ಳಬೇಕು. ವಿಭಜಕ ಉದ್ದೇಶ ಬೇರೂರುವ ಮೊದಲು ಅದನ್ನು ಹೂತುಹಾಕಬೇಕು ಎಂದು ಯುಪಿ ಮುಖ್ಯಮಂತ್ರಿ ಹೇಳಿದರು.

1937ರಲ್ಲಿ 'ವಂದೇ ಮಾತರಂ' ಗೀತೆಯ ಪ್ರಮುಖ ಚರಣಗಳನ್ನು ಕೈಬಿಡಲಾಯಿತು, ಇದು ವಿಭಜನೆಗೆ ಕಾರಣವಾಯಿತು. ಅಂತಹ 'ವಿಭಜಕ ಮನಸ್ಥಿತಿ' ಇನ್ನೂ ದೇಶಕ್ಕೆ ಸವಾಲಾಗಿದೆ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಮೋದಿ ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತಿದೆ.

ಸದ್ವಿದ್ಯಾ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯೋತ್ಸವ


ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಂಗಕರ್ಮಿ ಮಂಡ್ಯ ರಮೇಶ್ ಚಾಲನೆ ನೀಡಿದರು.

ಮೈಸೂರು, ನ.10(ವಿವಿಹೆಚ್)– ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸದ್ವಿದ್ಯಾ ಶಿಕ್ಷಣ ಸಂಸ್ಥೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಭಾನುವಾರ ಸಂಸ್ಥೆಯ ಆವರಣದಲ್ಲಿರುವ ಟಿ.ಪಿ.ಕೈಲಾಸಂ ರಂಗಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕನ್ನಡದ ತೇರನ್ನು ಎಳೆದರು. ಗಣ್ಯರು ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿ, ಸಂವರ್ಧನ ಗೋಡೆ ಪತ್ರಿಕೆ ಅನಾವರಣಗೊಳಿಸಿದರು.

ಬಳಿಕ ನಟ ಮತ್ತು ರಂಗಕರ್ಮಿ ಮಂಡ್ಯ ರಮೇಶ್ ಮಾತನಾಡಿ, ಶಿಕ್ಷಣವನ್ನು ಸಂಸ್ಕಾರದ ಮೂಲಕ ಹೇಳಿಕೊಡುವ ಕೆಲಸವನ್ನು ಈ ಸಂಸ್ಥೆ ಮಾಡುತ್ತಿದೆ ಓ.ಬ.ಮಾ. ಮೂಲಕ ಅಂದರೆ ಓದುವುದು, ಬರೆಯುವುದು, ಮಾತನಾಡುವುದರಿಂದ ಕನ್ನಡವನ್ನು ಉಳಿಸಬಹುದು ಎಂದು ಅಭಿಪ್ರಾಯಪಟ್ಟರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಡಿ. ಗೋಪಿನಾಥ್ ಮಾತನಾಡಿ, ಕನ್ನಡ ನಮ್ಮ ತಾಯ್ನುಡಿ, ಅದನ್ನು ಉಳಿಸಬೇಕಾದ್ದು ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಪ್ರೊ.ಎಂ.ಎಸ್.ಕೆ ನರಹರಿ ಬಾಬು ಮಾತನಾಡಿದರು. ಸಂಸ್ಥೆಯ ಉಪಾಧ್ಯಕ್ಷ ಬಾಲಾಜಿ.ಎಸ್., ಸಹ ಕಾರ್ಯದರ್ಶಿ ಫಣೀಶ, ಆಡಳಿತ ಮಂಡಳಿಯ ಸದಸ್ಯರಾದ ಡಾ.ನಳಿನಿ ಚಂದರ್, ಆರ್.ಎಸ್. ಪ್ರಸನ್ನ, ಎಚ್.ಆರ್.ರಾಘವೇಂದ್ರ, ಎಂ.ಎನ್.ಸುಬ್ರಹ್ಮಣ್ಯ ಪ್ರಾಂಶುಪಾಲರಾದ ವೈ.ಆರ್.ರಮೇಶ, ಉಪಪ್ರಾಂಶುಪಾಲರಾದ ಇಂದುಮತಿ ಜಿ.ಕೆ., ಮುಖ್ಯೋಪಾಧ್ಯಾಯರಾದ ರಾಮಚಂದ್ರ ಭಟ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಸ್ಥ ಅನಿಲ್ ಕುಮಾರ್, ಆಂಗ್ಲೋ ಸಂಸ್ಕೃತ ಪಾಠಶಾಲೆ ಮುಖ್ಯಸ್ಥೆ ಸುಮಾ ಪಂಚವಳ್ಳಿ ಉಪಸ್ಥಿತರಿದ್ದರು.

ಈ ವೇಳೆ ಆಡಳಿತ ಮಂಡಳಿಯ ಸರ್ವ ಸದಸ್ಯರ ಸಭೆಯ ಸದಸ್ಯರಾದ ಎಚ್.ಆರ್. ರಾಘವೇಂದ್ರ, ಎಂ. ಎನ್.ಸುಬ್ರಹ್ಮಣ್ಯ ಮತ್ತು ಕೆ.ಎಸ್.ಹಿರಿಯಣ್ಣ ಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಡಿ. ಗೋಪಿನಾಥ್ ಮತ್ತು ಕನ್ನಡ ಉಪನ್ಯಾಸಕ ಡಾ.ಕೃ.ಪಾ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ಬಿಹಾರ ಮೊದಲ ಹಂತದ ಚುನಾವಣೆ

ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಹೆಸರು ಪ್ರಸ್ತಾಪಿಸಿದ ಬಿಜೆಪಿ!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾರರ ಭಾರೀ ಸಂಖ್ಯೆಯ ಹಾಜರಾತಿ, ಎನ್‌ಡಿಎ ಅಲೆ ಬಲವಾಗಿದೆ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ನ. 6 ರಂದು ಮೊದಲ ಹಂತದ ಮತದಾನ ಮುಗಿದ ನಂತರ, ರಕ್ಷಣಾ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ರಾಜನಾಥ್ ಸಿಂಗ್, ನಿತೀಶ್ ಕುಮಾರ್ ಅವರನ್ನು ಎನ್‌ಡಿಎಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅನುಮೋದಿಸಿದ್ದಾರೆ.


ನಿತೀಶ್ ಕುಮಾರ್

ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದಿರುವುದು ಮತದಾರರಲ್ಲಿ, ವಿಶೇಷವಾಗಿ ಸಾಮಾಜಿಕ ಕಲ್ಯಾಣ ಯೋಜನೆಗಳ ವಿಷಯದ ಕುರಿತು ಪ್ರಚಾರ ಮಾಡುತ್ತಿರುವ ನಿತೀಶ್ ಕುಮಾರ್ ಅವರ ಬೆಂಬಲಿಗರಲ್ಲಿ ಗೊಂದಲವನ್ನುಂಟು ಮಾಡಿತ್ತು ಎಂದು ಬಿಜೆಪಿ ಉನ್ನತ ನಾಯಕರಿಗೆ ಪಕ್ಷದ ಕಾರ್ಯಕರ್ತರಿಗೆ ಮನವರಿಕೆ ಮಾಡಿದ್ದಾರೆ ಎಂದು ಎನ್‌ಡಿಎ ಮೂಲಗಳು ತಿಳಿಸಿವೆ.

ಮೊದಲ ಹಂತದ ಚುನಾವಣೆಯ ನಂತರ ರಾಜ್ಯಾಡಳಿತದ ಕೆಲವು ಉನ್ನತ ಅಧಿಕಾರಿಗಳೊಂದಿಗೆ ನಿತೀಶ್ ಅವರು ಮುಚ್ಚಿದ ಬಾಗಿಲಿನ ಸಭೆ ನಡೆಸಿದ ನಂತರ, ಎನ್‌ಡಿಎ ಅಧಿಕಾರಕ್ಕೆ ಮರಳಿದರೆ ನಿತೀಶ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂಬ ಬಿಜೆಪಿಯ ಸ್ಪಷ್ಟೀಕರಣವು ಮಹತ್ವದ್ದಾಗಿದೆ. ನಿತೀಶ್ ಅವರ ಆಪ್ತರು ಎಂದು ಕರೆಯಲ್ಪಡುವ ಅಧಿಕಾರಿಗಳು, ಎನ್‌ಡಿಎ ಮಿತ್ರಪಕ್ಷಗಳ ಜೊತೆಗೆ ಜೆಡಿ (ಯು) ಅಭ್ಯರ್ಥಿಗಳ ಚುನಾವಣಾ ನಿರೀಕ್ಷೆಗಳ ಬಗ್ಗೆ ಅವರಿಗೆ ವಿವರಿಸಿದ್ದಾರೆ ಎಂದು ವರದಿಯಾಗಿದೆ.

ನಿತೀಶ್ ಅವರ ಗೌಪ್ಯ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಆಯಾ ಕ್ಷೇತ್ರಗಳಲ್ಲಿ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಕಾರ್ಯಕರ್ತರು ಮತ್ತು ಜೆಡಿ (ಯು) ಕಾರ್ಯಕರ್ತರ ನಡುವಿನ ಸಹಕಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2020 ರ ವಿಧಾನಸಭಾ ಚುನಾವಣೆಯಲ್ಲಿ, ಚಿರಾಗ್ ಪಾಸ್ವಾನ್ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ ಜೆಡಿಯು ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು, ಇದರಿಂದಾಗಿ ನಿತೀಶ್ ಅವರ ಪಕ್ಷಕ್ಕೆ 30 ಕ್ಕೂ ಹೆಚ್ಚು ವಿಧಾನಸಭಾ ಸ್ಥಾನಗಳಲ್ಲಿ ಹೆಚ್ಚಿನ ಹಾನಿಯಾಯಿತು.

ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಮಿತ್ ಶಾ ಅವರು ಪಕ್ಷದ ಪ್ರಮುಖ ನಾಯಕರೊಂದಿಗೆ ಗೌಪ್ಯ ಸಭೆ ನಡೆಸಿದರು. ಬಿಜೆಪಿ ಅಭ್ಯರ್ಥಿಗಳು ತಮ್ಮ ಗೆಲುವಿನ ಬಗ್ಗೆ ವಿಶ್ವಾಸ ಹೊಂದಿರದ ಕೆಲವು ನಿರ್ದಿಷ್ಟ ಸ್ಥಾನಗಳ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿದರು. ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ನೀರಸ ಪ್ರತಿಕ್ರಿಯೆಗೆ ಕಾರಣಗಳನ್ನು ತಿಳಿದುಕೊಳ್ಳಲು ಶಾ ಬಯಸಿದ್ದರು. ಆದರೆ ಅಭ್ಯರ್ಥಿಗಳ ವಿವರಣೆಯಿಂದ ಶಾ ಅಸಮಾಧಾನಗೊಂಡಿದ್ದರು ಎಂದು ಬಿಜೆಪಿಯ ಮೂಲವೊಂದು ತಿಳಿಸಿದೆ.

ಅಲಯನ್ಸ್ ಸೆಂಟ್ರಲ್ ಕ್ಲಬ್‌ನಿಂದ ಪೊಲೀಸ್ ಬೂತ್ ಕೊಡುಗೆ



ಮೈಸೂರು, ನ.10– ಅಲಯನ್ಸ್ ಕ್ಲಬ್ ಆಫ್ ಮೈಸೂರ್ ಸೆಂಟ್ರಲ್ ಸಂಸ್ಥೆಯು ರಾಮಸ್ವಾಮಿ ಸರ್ಕಲ್‌ನಲ್ಲಿ ಒಂದು ಫ್ಯಾನ್‌ನೊಡನೆ ಸುಸಜ್ಜಿತವಾದ ಪೊಲೀಸ್ ಬೂತ್ ಅಥವಾ ಪೊಲೀಸ್ ಚೌಕಿಯನ್ನು ಕೊಡುಗೆಯಾಗಿ ನೀಡಿದೆ. ಇದರ ಮೊತ್ತ ಸುಮಾರು 2 ಲಕ್ಷ. ಇದೇ ವೇಳೆ 70ನೇ ಕನ್ನಡ ರಾಜ್ಯೋತ್ಸವವನ್ನು ಕೂಡ ಆಚರಿಸಲಾಯಿತು.

ಬೂತ್ ಉದ್ಘಾಟಿಸಿದ ಅಲಯನ್ಸ್ ಅಂತರ ರಾಷ್ಟ್ರೀಯ ನಿರ್ದೇಶಕ ಅಲೈ ಡಾ ನಾಗರಾಜ್ ವಿ ಬೈರಿ ಮಾತನಾಡಿ, ಕೇವಲ 2 ತಿಂಗಳಿನಲ್ಲಿ ಸುಮಾರು 6 ಲಕ್ಷಕ್ಕಿಂತಲೂ ಅಧಿಕ ಸೇವಾ ಕಾರ್ಯಕ್ರಮ ಮಾಡಿರುವ ಸೆಂಟ್ರಲ್ ಕ್ಲಬ್ ಸೇವೆಯನ್ನು ಶ್ಲಾಘಿಸಿದರು. ಇದಕ್ಕೆ ಕಾರಣರಾದ ಅಧ್ಯಕ್ಷರಾದ ಅಲೈ ನಟರಾಜ್ ಸೇವೆಯನ್ನು ಕೊಂಡಾಡಿದರು.

ಮಾಜಿ ರಾಜ್ಯಪಾಲರಾದ ಸಿರಿ ಬಾಲು, ಮೊದಲನೇ ಉಪ ರಾಜ್ಯಪಾಲ ಮಹಾಬಲೇಶ್ವರ್ ಬೈರಿ, ಎರಡನೇ ಉಪ ಜಿಲ್ಲಾ ರಾಜ್ಯಪಾಲ ಸಂತೋಷ್ ಕುಮಾರ್, ಮೂರನೇ ಉಪ ಜಿಲ್ಲಾ ರಾಜ್ಯಪಾಲ ಗಂಗಾಧರಪ್ಪ, ಜಿಲ್ಲಾ ಕಾರ್ಯದರ್ಶಿ ಬೆಟ್ಟೇಗೌಡ, ಕ್ಲಬ್ಬಿನ ಅಧ್ಯಕ್ಷ ನಟರಾಜ್, ಕ್ಲಬ್ಬಿನ ಕಾರ್ಯದರ್ಶಿ ಕ್ಷೇತ್ರಪಾಲ್, ಖಜಾಂಚಿ ಚೇತನ್ ಕುಮಾರ್, ಗೋವಿಂದರಾಜು, ವೆಂಕಟಗಿರಿಗೌಡ, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರಲ್ಲಿ ಆಟವಾಡುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಬೆಂಗಳೂರು: ಕೆರೆಯ ಬಳಿ ಆಟವಾಡುತ್ತಿದ್ದಾಗ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿ ಈ ದುರಂತ ನಡೆದಿದ್ದು, ಮೃತ ಬಾಲಕರನ್ನು ಅನಿಕೇತ್ ಕುಮಾರ್ (8) ಹಾಗೂ ರೆಹಮಾತ್ ಬಾಬಾ (11) ಎಂದು ಗುರುತಿಸಲಾಗಿದೆ.

ಬಾಲಕ ಅನಿಕೇತ್‌ಕುಮಾರ್ ಪೋಷಕರು ಬಿಹಾರ ಮೂಲದವರಾಗಿದ್ದು, ರೆಹಮಾತ್ ಬಾಬಾ ಪೋಷಕರು ಆಂಧ್ರದ ಕದಿರಿ ಮೂಲದವರು ಎಂದು ಹೇಳಲಾಗುತ್ತಿದೆ. ಮೃತ ಬಾಲಕರ ಪೋಷಕರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಇಬ್ಬರೂ ಕೂಡ ಮನೆಯ ಹತ್ತಿರವೇ ಆಟ ಆಡಿಕೊಂಡಿದ್ದರು. ಆದರೆ, ಆಟ ಆಡುತ್ತಾ ಇಬ್ಬರೂ ಕೆರೆಯ ಬಳಿ ಬಂದಿದ್ದು, ಈ ಸಮಯದಲ್ಲಿ ನೀರನ್ನು ನೋಡಿ ಕೆರೆಗೆ ಇಳಿದಿದ್ದಾರೆ. ಆದರೆ, ಈಜು ಬರದ ಕಾರಣ, ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸಿಎ–ಸಿಎಸ್ ಫೌಂಡೇಶನ್ ಕೋರ್ಸ್ ಉದ್ಘಾಟನೆ

ಮೈಸೂರು, ನ. 10– ರಾಮಕೃಷ್ಣ ವಿದ್ಯಾಕೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ಮತ್ತು ಸಿಎಸ್ ಫೌಂಡೇಶನ್ ಕೋರ್ಸಿನ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿತ್ತು.

ಗಣ್ಯರು ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರೊ ಜಿ ಚಂದ್ರಶೇಖರ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೆಲೆ ಕಂಡುಕೊಳ್ಳಬೇಕೆಂದರೆ ಕಷ್ಟಪಟ್ಟು ಓದಬೇಕು. ಇಲ್ಲದಿದ್ದರೆ ನೆಲೆ ಕಳೆದುಕೊಳ್ಳಬೇಕಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.



ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಿಎ ಮತ್ತು ಸಿಎಸ್ ತರಬೇತುದಾರ ವಿಶ್ವಾಸ್ ಕೃಷ್ಣ ಮಾತನಾಡಿ, ಸಿಎ ಮತ್ತು ಸಿಎಸ್ ತರಗತಿಗಳ 3 ಹಂತಗಳಾದ ಫೌಂಡೇಶನ್, ಇಂಟರ್ ಮೀಡಿಯೇಟ್ ಹಾಗೂ ಫೈನಲ್ ಕೋರ್ಸುಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸುವುದರ ಜೊತೆಗೆ ಇಂದೊಂದು ವೃತ್ತಿಪರ ಶಿಕ್ಷಣದ ಕೋರ್ಸ್ ಆಗಿದ್ದು ಇಂದಿನ ಬ್ಯಾಂಕಿಂಗ್ ಕ್ಷೇತ್ರ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯವಾಗುತ್ತದೆ ಎಂದು ತಿಳಿಸಿಕೊಟ್ಟರು. ಪ್ರಣಮ್ಯ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀಮತಿ ವಿ.ಪಿ ಸವಿತಾ, ಉಪನ್ಯಾಸಕ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಸ್ವರ್ಣಾಮೃತ ಪ್ರಾಶನ

ಮೈಸೂರು, ನ.10–ಮೈಸೂರು ಕೃಷ್ಣಮೂರ್ತಿಪುರಂನ ಎಸ್‌ಡಿಎಂ ಅಂಡ್ ಎಂಎಂಕೆ ಮಹಿಳಾ ವಿದ್ಯಾನಿಲಯದ ವತಿಯಿಂದ ಪ್ರತಿ ತಿಂಗಳು ಪುಷ್ಯ ನಕ್ಷತ್ರದ ದಿನದಂದು ಸ್ವರ್ಣಾಮೃತ ಪ್ರಾಶನ ಅಭಿಯಾನ ಆರಂಭಿಸಲಾಗಿದೆ. ಮುಂದಿನ ಅಭಿಯಾನವು ನ.11ರಂದು ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 6ಗಂಟೆಯವರೆಗೂ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಡಾ.ಸುಮಂತ್ ಅವರ ಮೊ:81230–87806 ಸಂಪರ್ಕಿಸಬಹುದು.

ಶ್ರೀ ನಿಜಗುಣ ಶಿವಯೋಗಿಗಳ ಆಧ್ಯಾತ್ಮಿಕ ಸಾಧನೆ ಯುವ ಸಮೂಹಕ್ಕೆ ಮಾರ್ಗದರ್ಶಕ

ಕೊಡಗು ವಿವಿ ಕುಲಪತಿ ಪ್ರೊ.ಅಶೋಕ್ ಅಭಿಮತ

ಮೈಸೂರು, ನ.10(ಎಸ್‌ಪಿಎನ್)– ಶ್ರೀ ನಿಜಗುಣ ಶಿವಯೋಗಿಗಳ ಆಧ್ಯಾತ್ಮಿಕ ಸಾಧನೆ ಇಂದಿನ ಯುವ ಸಮೂಹಕ್ಕೆ ಮಾರ್ಗದರ್ಶಕ ಎಂದು ಕೊಡಗು ವಿವಿ ಕುಲಪತಿ ಪ್ರೊ.ಅಶೋಕ್ ಎಸ್. ಆಲೂರು ಅಭಿಪ್ರಾಯಪಟ್ಟರು.

ಮೈಸೂರು ಹೊಸಮಠದ ನಟರಾಜ ಕಲ್ಯಾಣ ಮಂಟಪದಲ್ಲಿ ಕಾರ್ತಿಕ ಮಾಸದ ಮೂರನೇ ಸೋಮವಾರದ ಅಂಗವಾಗಿ ಏರ್ಪಡಿಸಿದ್ದ ಶರಣ–ಶರಣೆಯರ ವಿಚಾರ ಧಾರೆಗಳು ಶೀರ್ಷಿಕೆಯಡಿ 'ನಿಜಗುಣರ ಆಧ್ಯಾತ್ಮದ ನೆಲೆಗಳು' ವಿಷಯ ಕುರಿತು ಉಪನ್ಯಾಸ ನೀಡಿದರು. 16ನೇ ಶತಮಾನದ ನಿಜಗುಣ ಶಿವಯೋಗಿಗಳು ಅಪ್ಪಟ್ಟ ಶಿವಭಕ್ತರು. ಇವರ ಜೀವಿತಾವಧಿ ಕ್ರಿ.ಶ.16 ಶತಮಾನ ಇರಬಹುದು ಎಂದು ಕೆಲ ವಿದ್ವಾಂಸರು ಅಭಿಪ್ರಾಯಪಟ್ಟಿದ್ದು, ಇವರು ಚಾಮರಾಜನಗರ ಜಿಲ್ಲೆಯ ಚಿಲಕವಾಡಿ ಗ್ರಾಮದವರು ಎಂದು ತಿಳಿಸಿದರು.



'ನಿಜಗುಣರ ಆಧ್ಯಾತ್ಮದ ನೆಲೆಗಳು' ವಿಷಯ ಕುರಿತು ಪ್ರೊ.ಅಶೋಕ್ ಎಸ್.ಆಲೂರು ಉಪನ್ಯಾಸ ನೀಡಿದರು.

ಇಂದಿಗೂ ಶ್ರೀ ನಿಜಗುಣ ಶಿವಯೋಗಿಗಳು ರಚಿಸಿರುವ 'ಜ್ಯೋತಿ ಬೆಳಗುತ್ತಿದೆ ವಿಮಲ ಪರಂಜ್ಯೋತಿ ಬೆಳಗುತ್ತಿದೆ' ಎಂಬ ಭಕ್ತಿಗೀತೆಯನ್ನು ಇಷ್ಟಲಿಂಗ ಪೂಜೆಯ ಸಂದರ್ಭದಲ್ಲಿ ಭಕ್ತಿಯಿಂದ ಹಾಡಿ, ಪೂಜೆ ಮುಕ್ತಾಯಗೊಳಿಸುವುದು ವಾಡಿಕೆ. ಇದೊಂದು ಪದ್ಯದ ಮೇಲೆ ಕನಿಷ್ಟ ಎರಡು ತಾಸು ವಿಮರ್ಶೆಗೊಳಪಡಿಸಬಹುದು. ಅಷ್ಟೊಂದು ವಿಷಯ ಈ ಪದ್ಯದಲ್ಲಿದೆ ಎಂದು ಬಣ್ಣಿಸಿದರು.

ಹುಟ್ಟಿನಿಂದಲೇ ನಿಜಗುಣ ಶಿವಯೋಗಿಗಳು ಕವಿ ಹೃದಯವುಳ್ಳರಾಗಿದ್ದರು. ಯೋಗಸಾಧನೆ ಮಾಡುತ್ತಿದ್ದಾಗಲೇ ಅವರ ಮನಸ್ಸಿನಲ್ಲಿ ಮೂಡುತ್ತಿದ್ದ ಕವಿತೆಗಳನ್ನು ರಚಿಸಿ, ಹಾಡುತ್ತಿದ್ದರು. ಅವರಿಗೆ ಸಂಗೀತದಲ್ಲಿಯೂ ಹೆಚ್ಚಿನ ಪಾಂಡಿತ್ಯವಿತ್ತು. ಆಧ್ಯಾತ್ಮದಂತಹ ಕಠಿಣ ವಿಷಯದ ಬಗ್ಗೆ ಸರಳ, ಸುಂದರವಾದ ಕವನಗಳನ್ನು ರಚಿಸಿದ್ದಾರೆ. ಅವು ಶಾಸ್ತ್ರೀಯ ಸಂಗೀತಕ್ಕೆ ಹೊಂದುವಂತೆ, ಎಲ್ಲರಿಗೂ ಅರ್ಥವಾಗುವಂತೆ ಕವಿತೆಗಳನ್ನು ಸರಳವಾಗಿ ರಚಿಸುತ್ತಿದ್ದರು ಎಂದರು.

ನಿಜಗುಣ ಶಿವಯೋಗಿಗಳು ರಚಿಸಿದ ಅರುವತ್ತು ಮೂವರು ಪುರಾತನದ ತ್ರಿವಿಧಿ, ಕೈವಲ್ಯ ಪದ್ಧತಿ, ಪರಮಾರ್ಥ ಪ್ರಕಾಶಿಕೆ, ಅನುಭವಸಾರ, ಪರಮಾನುಭವ ಬೋಧೆ, ವಿವೇಕ ಚಿಂತಾಮಣಿ ಕೃತಿಗಳನ್ನು ಕನ್ನಡ, ತೆಲುಗು ಹಾಗೂ ಸಂಸ್ಕೃತ ಸೇರಿದಂತೆ ಇತರೆ ಭಾಷೆಗಳಲ್ಲೂ ಪ್ರಕಟವಾಗಿವೆ ಎಂದರಲ್ಲಿ ನಿಜಗುಣ ಶಿವಯೋಗಿಗಳು ತಾವು ಬದುಕಿದ್ದ ಅವಧಿಯಲ್ಲೇ ಸ್ವಾಭಿಮಾನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ನಿಜಗುಣರು ಚಿಲಕವಾಡಿ ಸುತ್ತಮುತ್ತಲಿನ ಗ್ರಾಮಗಳಿಗೆ ಪಾಳೆಗಾರರಾಗಿದ್ದರು. ಬಳಿಕ ಆಧ್ಯಾತ್ಮದಲ್ಲಿ ಒಲವು ಬೆಳೆಸಿಕೊಂಡು ಸಂಪೂರ್ಣ ಸನ್ಯಾಸತ್ವಡೆಗೆ ಹೊರಳಿದರು. ಆಧ್ಯಾತ್ಮದಲ್ಲಿ ನಿಜಗುಣರ ಸಾಧನೆಗೆ ಇಂದಿಗೂ ನೆನಪಿನಲ್ಲಿಡುವಂತಹವು. ಚಿಲಕವಾಡಿ ಸಮೀಪದ ಶಂಭುಲಿಂಗನ ಬೆಟ್ಟದಲ್ಲಿ ಹಲವು ವರ್ಷಗಳು ತಪಸ್ಸು ಮಾಡಿ, ಶೂನ್ಯತ್ವ ಸಂಪಾದಿಸಿದ್ದರು ಎಂಬ ಅಂಶ ಅವರ ಕೃತಿಗಳಲ್ಲಿ ಕಾಣಬಹುದು ಎಂದು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಚಿದರವಳ್ಳಿ ಪಾರಮಾರ್ಥ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಹೊಸಮಠದ ಕಿರಿಯ ಶ್ರೀಗಳಾದ ಸಿದ್ದಬಸವ ಸ್ವಾಮೀಜಿ, ಆಡಳಿತಾಧಿಕಾರಿ ಡಾ.ಎಸ್.ಶಿವರಾಜಪ್ಪ ಉಪಸ್ಥಿತರಿದ್ದರು. ಎಂ.ಎನ್. ಸಂಧ್ಯಾರಾಣಿ, ಎಸ್.ಆರ್. ಡಾ.ಸಿಂಧೂ ಸ್ವಾಗತಿಸಿದರು.

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಿಚಾರಣೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಹಾಗೂ ವಿಕೃತ ಕಾಮಿ ಉಮೇಶ್ ರೆಡ್ಡಿ ಸೇರಿ ಹಲವರಿಗೆ ಮೊಬೈಲ್ ಫೋನ್, ಟಿವಿ ಸೇರಿದಂತೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವುದರೊಂದಿಗೆ ಭಾರೀ ಚರ್ಚೆಗೆ ಕಾರಣವಾಗಿದೆ.



ಈ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ದರ್ಶನ್ ಆಪ್ತ ನಟ ಧನ್ವೀರ್‌ಗೆ ಈಗ ಸಂಕಷ್ಟ ಎದುರಾಗಿದೆ. ಸಿಸಿಬಿ ಪೊಲೀಸರು ಈಗ ಧನ್ವೀರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವಿಡಿಯೋಗಳನ್ನು ಧನ್ವೀರ್ ಬಿಡುಗಡೆ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಧನ್ವೀರ್ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. ಸತತ ವಿಚಾರಣೆ ಬಳಿಕ ಸೋಮವಾರ ಸಂಜೆ ವೇಳೆಗೆ ಧನ್ವೀರ್ ಮನೆಗೆ ಮರಳಿದ್ದಾರೆ.

ದರ್ಶನ್‌ಗೆ ದಿಂಬು, ಹಾಸಿಗೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಬೇರೆ ಕೈದಿಗಳಿಗೆ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಆದರೆ ದರ್ಶನ್ ಅವರಿಗೆ ಸವಲತ್ತುಗಳು ಸಿಗುತ್ತಿಲ್ಲ ಎಂದು ವಾದಿಸಿದ್ದರು.

ದೆಹಲಿ ಸ್ಫೋಟ; ರಾಜ್ಯದಲ್ಲಿ ಕಟ್ಟೆಚ್ಚರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ



ಮೈಸೂರು,ನ.10(ಪಿಎಂ)– ದೆಹಲಿ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಮೈಸೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿಯಲ್ಲಿ ಬಾಂಬ್ ಸ್ಫೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು. ಜಿಲ್ಲಾ ಕೇಂದ್ರಗಳು, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಸ್ಫೋಟದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಭದ್ರತಾ ಲೋಪವಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಫೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

ಸಂಪೂರ್ಣ ಮಾಹಿತಿ ಪಡೆದ ಗೃಹ ಸಚಿವ ಅಮಿತ್ ಶಾ



ನವದೆಹಲಿ, ನ. 10– ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ನಡೆದ ಭಾರೀ ಸ್ಫೋಟದ ಸಮಗ್ರ ಮಾಹಿತಿಗಳನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಅಧಿಕಾರಿಗಳಿಂದ ಪಡೆದಿದ್ದಾರೆ.

ಇಂದು ರಾತ್ರಿ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದ ಅಮಿತ್ ಶಾ ಅವರು, ಸ್ಫೋಟ ಸಂಭವಿಸಿದ ಕೆಂಪುಕೋಟೆ ಬಳಿಗೂ ಭೇಟಿ ನೀಡಿದರು. ದೆಹಲಿ ಪೊಲೀಸ್ ಮುಖ್ಯಸ್ಥರು, ಗುಪ್ತಚರ ವಿಭಾಗದ ನಿರ್ದೇಶಕರು, ರಾಷ್ಟ್ರೀಯ ಭದ್ರತಾ ಪಡೆ ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಖ್ಯಸ್ಥರೊಂದಿಗೆ ಮಾತನಾಡಿದ ಅಮಿತ್ ಶಾ, ಪ್ರಾಥಮಿಕ ಮಾಹಿತಿಗಳನ್ನು ಪಡೆದಿದ್ದಾರೆ. ಅಲ್ಲದೆ ಕೇಂದ್ರ ಗೃಹ ಕಾರ್ಯದರ್ಶಿ ಜೊತೆಗೂ ತುರ್ತು ಸಭೆ ನಡೆಸಿದ ಅಮಿತ್ ಶಾ ಅವರು ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ವೈಜ್ಞಾನಿಕ ಹಾಗೂ ತ್ವರಿತಗತಿಯಲ್ಲಿ ನಡೆಸಬೇಕೆಂದು ನಿರ್ದೇಶಿಸಿದ್ದಾರೆ. ಅಲ್ಲದೆ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಅಮಿತ್ ಶಾ ಸವಿವರ ನೀಡಿದ್ದಾರೆ.

ದೆಹಲಿ ಸಿಎಂ: ಇದೇ ವೇಳೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರಲ್ಲದೆ ವೈದ್ಯರಿಂದ ಮಾಹಿತಿ ಪಡೆದರು.

ಬಾರೀ ಪ್್ರಮಾಣದ ಸ್ಫೋಟಕವಿದ್ದ ಕಾರು ಹರ್ಯಾಣದ ಸಲ್ಮಾನ್‌ಗೆ ಸೇರಿದ್ದು

ತಾನು ಪುಲ್ವಾಮಾದ ತಾರೀಖ್‌ಗೆ ಮಾರಿರುವುದಾಗಿ ವಿಚಾರಣೆ ವೇಳೆ ಮಾಹಿತಿ

ನವದೆಹಲಿ, ನ. 10– ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಇಂದು ಸಂಜೆ ನಡೆದ ಭಾರೀ ಸ್ಫೋಟದ ಬಗ್ಗೆ ಗುಪ್ತಚರ ದಳ, ಎನ್‌ಐಎ, ಎನ್‌ಎಸ್‌ಜಿ, ದೆಹಲಿ ಪೊಲೀಸರು ಹಾಗೂ ಹರ್ಯಾಣ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ಫೋಟಗೊಂಡ ಐ20 ಕಾರಿನ (ಹೆಚ್‌ಆರ್26–ಸಿಇ7674) ಮಾಲೀಕನನ್ನು ಪತ್ತೆ ಮಾಡಿ ವಿಚಾರಣೆಗೊಳಪಡಿಸಿದ್ದಾರೆ.

ಇಂದು ಬೆಳಗ್ಗೆ ವೈದ್ಯೆಯನ್ನು ಬಂಧಿಸಿ ಎರಡು ಸ್ಥಳಗಳಲ್ಲಿ ಒಟ್ಟು 2900 ಕೆಜಿ ಸ್ಫೋಟಕ ಹಾಗೂ ಎಕೆ–47 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಫರೀದಾಬಾದ್ ನಗರದ ನಿವಾಸಿ ಸಲ್ಮಾನ್ ಸ್ಫೋಟಕ ಸಾಗಿಸುತ್ತಿದ್ದ ಕಾರಿನ ಮಾಲೀಕನಾಗಿದ್ದು, ಸದ್ಯ ಆತ ದೆಹಲಿ ಪೊಲೀಸರ ವಶದಲ್ಲಿದ್ದಾನೆ.

ತಾನು ಈ ಕಾರನ್ನು ಪುಲ್ವಾಮಾದ ತಾರೀಖ್ ಎಂಬಾತನಿಗೆ ಮಾರಾಟ ಮಾಡಿದ್ದು, ಸ್ಫೋಟಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಮೂಲಗಳು ಹೇಳಿವೆ. ಆದರೂ, ಆತನ ವಿಚಾರಣೆ ಮುಂದುವರೆದಿದ್ದು, ನಿಜಕ್ಕೂ ಆತ ಕಾರನ್ನು ಮಾರಾಟ ಮಾಡಿದ್ದಾನೆ ಅಥವಾ ದುಷ್ಕೃತ್ಯಕ್ಕಾಗಿ ಕಾರನ್ನು ದುಷ್ಕರ್ಮಿಗಳಿಗೆ ನೀಡಿದ್ದನೆ ಎಂಬುದರ ಬಗ್ಗೆ ಪೊಲೀಸರು ವಿಚಾರಿಸುತ್ತಿದ್ದಾರೆ. ಕಾರು ಮಾರಾಟವಾಗಿದ್ದರೆ, ಈಗಲೂ ಈತನ ಹೆಸರಿನಲ್ಲೇ ಕಾರು ಇರುವುದು ಏಕೆ? ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಬೆಳಗ್ಗೆ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆಯಾದ ಊರಿನವನೇ ದುಷ್ಕೃತ್ಯಕ್ಕೆ ಬಳಸಲಾದ ಕಾರಿನ ಮಾಲೀಕನಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಿನ್ನೆ ಜಮ್ಮು–ಕಾಶ್ಮೀರ ಭದ್ರತಾ ಪಡೆಗಳಿಗೆ ಸಿಕ್ಕಿಬಿದ್ದ ವೈದ್ಯೆ ಡಾ. ಶಾಹಿನ್ ಶಾಹಿದ್ ಮಾತ್ರವಲ್ಲದೇ, ಮತ್ತಿಬ್ಬರು ವೈದ್ಯೆಯರೂ ಕೂಡ ಉಗ್ರವಾದಿಗಳಿಗೆ ಸಹಕರಿಸುವ ಹೈ ಪ್ರೊಫೈಲ್ ತಂಡದಲ್ಲಿದ್ದಾರೆ ಎಂಬುದು ವಿಚಾರಣೆಯಲ್ಲಿ ಬಯಲಾಗಿದೆ.

ಅಧಿಕಾರ ಹಸ್ತಾಂತರ ವಿಚಾರ ಪ್ರಸ್ತಾಪದ ನಡುವೆ ನ.14ರಿಂದ ರಾಹುಲ್ ಗಾಂಧಿ ವಿದೇಶ ಪ್ರವಾಸ!



ಈ ಪ್ರಹಸನ ಪ್ರಸಂಗ ಇನ್ನಷ್ಟು ದಿನ ಮುಂದುವರೆಯುವ ಸಾಧ್ಯತೆ!!

ಬೆಂಗಳೂರು, ನ.10(ಕೆಎಂಶಿ)–ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ನವೆಂಬರ್ 14ರಿಂದ ಯೂರೋಪ್ ಪ್ರವಾಸ ಕೈಗೊಳ್ಳುತ್ತಿರುವುದರಿಂದ ಸದ್ಯಕ್ಕೆ ಕರ್ನಾಟಕದ ಅಧಿಕಾರ ಹಸ್ತಾಂತರ ತಿಕ್ಕಾಟ ಜೀವಂತವಾಗಿರಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಎರಡೂವರೆ ವರ್ಷಕ್ಕೆ ತಲುಪುತ್ತಿರುವ ಹಿನ್ನೆಲೆಯಲ್ಲಿ ಉಳಿದ ಅವಧಿಗೆ ತಮಗೆ ಅವಕಾಶ ನೀಡಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ವರಿಷ್ಠರ ಬೆನ್ನತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಪ್ರಸಕ್ತ ಅವಧಿ ಪೂರ್ಣಗೊಳಿಸಲು ಅವಕಾಶ ಮಾಡಿಕೊಡಬೇಕು ಹಾಗೂ ಕಾಮರಾಜ್ ಸೂತ್ರದಡಿ ಸಂಪುಟ ಪುನರ್ ರಚನೆಗೆ ಅನುವು ಮಾಡಿಕೊಡಬೇಕೆಂದು ಮತ್ತೊಂದೆಡೆ ದೆಹಲಿ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.

ಇದೇ ಉದ್ದೇಶಕ್ಕಾಗಿ ನವೆಂಬರ್ 15ರಿಂದ ಸಿದ್ದರಾಮಯ್ಯ ನಾಲ್ಕೈದು ದಿನಗಳ ಮಟ್ಟಿಗೆ ದೆಹಲಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿ, ತಮ್ಮ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಕೋರಲು ತೆರಳುತ್ತಿದ್ದಾರೆ.

ಸಂಪುಟ ಪುನರ್ ರಚನೆಗೆ ಅವಕಾಶ ಮಾಡಿಕೊಟ್ಟರೆ ನಾಯಕತ್ವ ವಿವಾದಕ್ಕೆ ತೆರೆ ಎಳೆದಂತಾಗುತ್ತದೆ ಎಂಬ ದೂರದೃಷ್ಟಿ ಮುಖ್ಯಮಂತ್ರಿ ಅವರದು.

ಮುಖ್ಯಮಂತ್ರಿ ಅವರ ಇಚ್ಛೆಗೆ ವಿರುದ್ಧವಾಗಿ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ರಾಜಕೀಯ ಕಸರತ್ತು ನಡೆಸಿ ನವೆಂಬರ್‌ನಲ್ಲೇ ಅಧಿಕಾರ ಪಡೆದುಕೊಳ್ಳಬೇಕೆಂದು ಪಟ್ಟು ಹಿಡಿದು, ತಮ್ಮದೇ ಮಾರ್ಗದಲ್ಲಿ ಹೋರಾಟ ಮುಂದುವರೆಸಿದ್ದಾರೆ.

ಅಧಿಕಾರ ಹಂಚಿಕೆ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ತಮ್ಮ ತಮ್ಮ ಪಟ್ಟುಗಳನ್ನು ಬಿಗಿ ಮಾಡಿಕೊಳ್ಳುತ್ತಿದ್ದಂತೆ ರಾಹುಲ್ ಗಾಂಧಿ ಹಠಾತ್ತಾಗಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ನವೆಂಬರ್ 15ರಿಂದ ದೆಹಲಿಯಲ್ಲೇ ಬಿಡಾರ ಹೂಡಿ ಕಸರತ್ತು ನಡೆಸಲಿದ್ದರೆ, ಇದಕ್ಕೂ ಮುನ್ನವೇ 14ರ ತಡರಾತ್ರಿ ರಾಹುಲ್ ಗಾಂಧಿ ಫಿನ್‌ಲ್ಯಾಂಡ್‌ಗೆ ತೆರಳುತ್ತಿರುವುದು ಇವರ್‍ಯಾರಿಗೂ ಭೇಟಿಗೆ ಅವಕಾಶ ದೊರೆಯದಂತಾಗಿದೆ.

ಫಿನ್‌ಲ್ಯಾಂಡ್‌ನಿಂದ ರಾಹುಲ್ ಗಾಂಧಿ ನವೆಂಬರ್ 22 ಇಲ್ಲವೇ 28ಕ್ಕೆ ಭಾರತಕ್ಕೆ ಹಿಂದಿರುಗುವ ಟಿಕೆಟ್ ಕಾಯ್ದಿರಿಸಿದ್ದಾರೆ. ಈ ಅವಧಿಯಲ್ಲಿ ಅವರು ಕರ್ನಾಟಕದಲ್ಲಿ ಪಕ್ಷದ ಕಾರ್ಯಕ್ರಮ ಸೇರಿದಂತೆ ಒಟ್ಟು ನಾಲ್ಕು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಮಯ ನೀಡಿದ್ದರು. ನಿಗದಿತ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿಲ್ಲ ಎಂಬುದಾಗಿ ರಾಹುಲ್ ಕಚೇರಿ ಈಗಾಗಲೇ ಸಂಬಂಧಪಟ್ಟವರ ಗಮನಕ್ಕೆ ತಂದಿದೆಯಂತೆ.

ಶಿವಕುಮಾರ್ ನವೆಂಬರ್‌ನಲ್ಲೇ ಮುಖ್ಯಮಂತ್ರಿ ಆಗಬೇಕೆಂಬ ಪಟ್ಟು ಹಿಡಿದು ಕಳೆದ ಒಂದು ವಾರದಲ್ಲಿ ಎರಡು ಬಾರಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿರುವ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎರಡು ಭಾರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಖರ್ಗೆ ಅಲ್ಲದೆ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ನಾಲ್ವರು ಮುಖಂಡರನ್ನು ಭೇಟಿ ಮಾಡಿ ಅಧಿಕಾರ ಹಸ್ತಾಂತರಕ್ಕೆ ಮನವಿ ಮಾಡಿದ್ದಾರೆ.

: ಸಾರ್ವಜನಿಕರ ಗಮನಕ್ಕಾಗಿ :

ನನ್ನ ಕಕ್ಷಿದಾರರಾದ ಶ್ರೀ ರತ್ನರಾಜ್, ಹೆಚ್ ಬಿನ್ ಪದ್ಮನಾಭ ಶೆಟ್ಟಿ ವಾಸ: ರತ್ನತ್ರಯ ಗ್ರಾಮ, ಮಲೆಬೆಟ್ಟು, ಕೊಯ್ಯೂರು, ಬೆಳ್ತಂಗಡಿ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ ರವರ ಇರಾದೆಯ ಮೇರೆಗೆ ನೀಡುತ್ತಿರುವ ತಿಳುವಳಿಕೆ ಪತ್ರ ಕ್ರಮವೇನೆಂದರೆ,

ಈ ಕೆಳಗೆ ವಿವರಿಸಿರುವ ಷೆಡ್ಯೂಲ್ ಸ್ವತ್ತು ಶ್ರೀಮತಿ ಮಾನ್ಸಿ, ಎಂ. ಆರ್ ಕೋಂ ಎಂ. ರೋಷನ್, ವಾಸ: ಚಾಂದಿನಿ ಆಸ್ಪತ್ರೆ, ನ್ಯಾಯಾಲಯ ರಸ್ತೆ, ಚಾಮರಾಜಪೇಟೆ, ಸಾಗರ, ಶಿವಮೊಗ ಜಿಲ್ಲೆ ರವರಿಗೆ ಸೇರಿದ ಸ್ವತ್ತಾಗಿದ್ದು, ಸದರಿ ಸ್ವತ್ತನ್ನು ನನ್ನ ಕಕ್ಷಿದಾರರು, ಅಥವಾ ಅವರು ಸೂಚಿಸಿದ ವ್ಯಕ್ತಿಯಾಗಲೀ ಖರೀದಿಸಲು ತೀರ್ಮಾನಿಸಿದ್ದು, ಅದಕ್ಕಾಗಿ ಸದರಿ ಶ್ರೀಮತಿ ಮಾನ್ಸಿ, ಎಂ. ಆರ್ ರವರು ಸಹ ಒಪ್ಪಿದ್ದು, ಉಭಯತ್ರರು ಕ್ರಯಪತ್ರ ಮಾಡಿಕೊಳ್ಳಲು ಒಪ್ಪಿರುತ್ತಾರೆ.

ಸದರಿ, ಷೆಡ್ಯೂಲ್ ಸ್ವತ್ತಿನ ಸಂಬಂದ ಸಾರ್ವಜನಿಕರು ಅಥವಾ ಯಾವುದೇ ವ್ಯಕ್ತಿಗಾಗಲೀ ಯಾವುದೇ ರೀತಿಯ ಹಕ್ಕು, ಮಾಲೀಕತ್ವ, ಸ್ವಾಧೀನ, ಹಿತಾಸಕ್ತಿ ಇತರೆ ಯಾವುದೇ ಹಕ್ಕು ಅಥವಾ ತಕರಾರುಗಳು ಅಥವಾ ಆಕ್ಷೇಪಣೆಗಳು ಇದ್ದ ಪಕ್ಷದಲ್ಲಿ ಖುದ್ದಾಗಿ ಅಥವಾ ಸಂಬಂದಪಟ್ಟ ವಕೀಲರ ಮೂಲಕ ಈ ಕೆಳಕಂಡ ವಕೀಲರ ಕಛೇರಿಗೆ ಸಂಬಂಧಪಟ್ಟ ಮೂಲ ದಾಖಲಾತಿಗಳೊಡನೆ 7 ದಿವಸಗಳ ಒಳಗೆ ಹಾಜರುಪಡಿಸತಕ್ಕದ್ದು, ಅಥವಾ ತಮ್ಮ ಲಿಖಿತ ತಕರಾರನ್ನು ಆಕ್ಷೇಪಣೆಗಳನ್ನು ಸಲ್ಲಿಸತಕ್ಕದ್ದು, ಒಂದು ವಾರದೊಳಗೆ ಯಾರಿಂದಲೂ ತಕರಾರು, ಆಕ್ಷೇಪಣೆಗಳು ಅಥವಾ ದಾಖಲಾತಿಗಳು ಬಾರದೇ ಇದ್ದ ಪಕ್ಷದಲ್ಲಿ ನನ್ನ ಕಕ್ಷಿದಾರರು ಷೆಡ್ಯೂಲ್ ಸ್ವತ್ತಿನ ಸಂಬಂಧ ಯಾವುದೇ ತಕರಾರರು, ಆಕ್ಷೇಪಣೆಗಳು ಇಲ್ಲವೆಂದು ಭಾವಿಸಿ ಸದರಿ ಷೆಡ್ಯೂಲ್ ಸ್ವತ್ತಿನ ಸಂಬಂದ ಕ್ರಯದ ವ್ಯವಹಾರವನ್ನು ಮುಂದುವರೆಸಿ, ಷೆಡ್ಯೂಲ್ ಸ್ವತ್ತಿನ ಕ್ರಯಪತ್ರವನ್ನು ಮಾಡಿಕೊಳ್ಳಲಿದ್ದಾರೆ ಹಾಗೂ ನಂತರ ಬರತಕ್ಕ ಯಾವುದೇ ತಕರಾರು ನಮ್ಮ ಕಕ್ಷಿದಾರರನ್ನು ಬದ್ಧಪಡಿಸುವುದಿಲ್ಲವೆಂದು ಹಾಗೂ ಮುಂದಿನ ಯಾವುದೇ ಆಗು ಹೋಗುಗಳಿಗೆ ನಮ್ಮ ಕಕ್ಷಿದಾರರು ಜವಾಬ್ದಾರರಲ್ಲ ಎಂದು ತಿಳಿಯುವುದು ಮತ್ತು ನಂತರ ಬರತಕ್ಕ ಯಾವುದೇ ತಕರಾರು ನಮ್ಮ ಕಕ್ಷಿದಾರರಿಗೆ ಬದ್ಧಪಡಿಸುವುದಿಲ್ಲವೆಂದು ಈ ಮೂಲಕ ತಿಳಿಯತಕ್ಕದ್ದು.

ಷೆಡ್ಯೂಲ್ ಸ್ವತ್ತು

ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಬೋಗಾದಿ ಗ್ರಾಮದ ಸರ್ವೆ ನಂ: 57/14 ರಲ್ಲಿ ನಿರ್ಮಿಸಿರುವ ಸ್ಟ್ರಿಕ್ ಎನ್‌ಕ್ಲೇವ್‌ನಲ್ಲಿರುವ, ನಿವೇಶನ ಸಂಖ್ಯೆ: 5, ನಿವೇಶನ ಹೊಸ ಸಂಖ್ಯೆ: 2778, ಸ್ವತ್ತಿನ ಸಂಖ್ಯೆ: 9053285120, ಸ್ವತ್ತಿನ ಹಳೆ ಸಂಖ್ಯೆ: 152200403000122435 ರಲ್ಲಿರುವ ಪೂರ್ವ ಪಶ್ಚಿಮ 12.192 ಮೀಟರ್‌ಗಳು, ಉತ್ತರ ದಕ್ಷಿಣ 18.288 ಮೀಟರ್‌ಗಳು ಒಟ್ಟು 222.97 ಚದರ ಮೀಟರ್‌ಗಳ ವಿಸ್ತೀರ್ಣದ ಜಮೀನಿಗೆ ಚಕ್ಕುಬಂದಿ, ಪೂರ್ವಕ್ಕೆ : ಖಾಸಗಿ ಸ್ವತ್ತು, ಪಶ್ಚಿಮಕ್ಕೆ : ಖಾಸಗಿ ಸ್ವತ್ತು, ಉತ್ತರ : ಮೂಡಾಗೆ ಸೇರಿದ ಸ್ವತ್ತು, ದಕ್ಷಿಣಕ್ಕೆ : 30,00 ಅಡಿ ರಸ್ತೆ.

ಹೆಚ್.ಡಿ.ಆನಂದಕುಮಾರ್, ಮುರಳೀದರ್.ಎನ್, ವಕೀಲರು.
ನಂ. 35, 1ನೇ ಕ್ರಾಸ್, 18ನೇ ಮೇನ್, ಸರಸ್ವತಿಪುರಂ ಮೈಸೂರು.
ದೂರವಾಣಿ ಸಂಖ್ಯೆ 9448628140

ಕರ್ನಾಟಕ ಸರ್ಕಾರ
ತಾಲ್ಲೂಕು ಪಂಚಾಯತ್ ಕಾರ್ಯಾಲಯ ತಿ.ನರಸೀಪುರ
ವಾಹನ ಟೆಂಡರ್ ಪ್ರಕಟಣೆ

2025–26ನೇ ಸಾಲಿನಲ್ಲಿ ದಿ: 01.12.2025 ರಿಂದ 30.11.2026ರ ತಾತ್ಕಾಲಿಕ ಅವಧಿಗೆ ತಾಲ್ಲೂಕು ಪಂಚಾಯಿತಿ ತಿ.ನರಸೀಪುರ ಕಛೇರಿಯ ಸಹಾಯಕ ನಿರ್ದೇಶಕರು (ಗ್ರಾ.ಉ) ರವರ ಕಛೇರಿ ಉಪಯೋಗಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ವಾಹನ ಸೇವೆಯನ್ನು ಪಡೆಯಲು ಟೆಂಡರ್ ಪ್ರಕಟಣೆಯನ್ನು ಹೊರಡಿಸಲಾಗಿದೆ.

1) ಟೆಂಡರ್ ಪ್ರಕಟಣೆ ದಿ: 10.11.2025 **2)** ಅರ್ಜಿ ಸಲ್ಲಿಸಲು ಕೊನೆಯ ದಿ: 18.11.2025 **3)** ತಾಂತ್ರಿಕ ಲಕೋಟೆ ತೆರೆಯುವ ದಿ: 19.11.2025 (ಪೂರ್ವಾಹ್ನ 11.30 ಗಂಟೆಗೆ). **4)** ಆರ್ಥಿಕ ಲಕೋಟೆ ತೆರೆಯುವ ದಿ: 20.11.2025 (ಅಪರಾಹ್ನ 3.30 ಗಂಟೆಗೆ). **5)** ಟೆಂಡರ್ ಮೊತ್ತ 4.20 (ಲಕ್ಷಗಳಲ್ಲಿ), ಇ.ಎಂ.ಡಿ. ಮೊತ್ತ ರೂ.10,500 (ಹತ್ತು ಸಾವಿರದ ಐದು ನೂರು) **6)** ಟೆಂಡರ್ ಅರ್ಜಿಯನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಿ ಪಡೆಯುವುದು.

DIPR/DDMYS/1193/KSMCA/653/2025-26 ಸಹಿ/– ಕಾರ್ಯನಿರ್ವಾಹಕ ಅಧಿಕಾರಿ

ಸಾರ್ವಜನಿಕ ತಿಳುವಳಿಕೆ

ನಮ್ಮ ಕಕ್ಷಿದಾರರಾದ ಮೈಸೂರು ಸಿಟಿ, ಬನ್ನಿಮಂಟಪ, 3ನೇ ಮೇನ್, ಎಸ್.ಎಸ್.ನಗರ, ಮನೆ ನಂ.430/1 ರಲ್ಲಿ ವಾಸವಾಗಿರುವ ಮಲ್ಲೇಶ್ .ಜಿ ರವರ ಮಗನಾದ ಸುಮಾರು 39 ವರ್ಷ ವಯಸ್ಸಿನ ಶ್ರೀ.ಅವಿನಾಶ್.ಎಂ. ರವರು ಷೆಡ್ಯೂಲ್ ನಮೂದಿತ ಸ್ವತ್ತನ್ನು ಬೆಂಗಳೂರು, ಕೆಂಗೇರಿ ಹೋಬಳಿ, ರಾಮೋಹಳ್ಳಿ, ವಿನಾಯಕ ನಗರದಲ್ಲಿ ವಾಸವಾಗಿರುವ ಲೇಟ್ ಮಾದೇಗೌಡರವರ ಮಗಳಾದ ಮತ್ತು ರಾಮೇಗೌಡ @ ರಾಮಣ್ಣರವರ ಧರ್ಮಪತ್ನಿಯಾದ ಸುಮಾರು 69 ವರ್ಷ ವಯಸ್ಸುಳ್ಳ ಶ್ರೀಮತಿ.ದೇವೀರಮ್ಮ, ಮೈಸೂರು ಸಿಟಿ, ಜಯನಗರ, 2ನೇ ಮೇನ್, 2ನೇ ಕ್ರಾಸ್, ಮನೆ ನಂ.21 ರಲ್ಲಿ ವಾಸವಾಗಿರುವ ಲೇಟ್ ಮಾದೇಗೌಡರವರ ಮಗಳಾದ ಮತ್ತು ಕರಿಯಪ್ಪ ರವರ ಧರ್ಮಪತ್ನಿಯಾದ ಸುಮಾರು 67 ವರ್ಷ ವಯಸ್ಸುಳ್ಳ ಶ್ರೀಮತಿ ಜಯಲಕ್ಷ್ಮಮ್ಮ ಮತ್ತು ಬೆಂಗಳೂರು, ಮಹಾಲಕ್ಷ್ಮೀಪುರಂ, ಜೆ.ಸಿ.ನಗರ. 24ನೇ ಮೇನ್, ಮನೆ ನಂ.44 ರಲ್ಲಿ ವಾಸವಾಗಿರುವ ಲೇಟ್ ಮಾದೇಗೌಡರವರ ಮಗಳಾದ ಮತ್ತು ನಾರಾಯಣರವರ ಧರ್ಮಪತ್ನಿಯಾದ ಸುಮಾರು 64 ವರ್ಷ ವಯಸ್ಸುಳ್ಳ ಶ್ರೀಮತಿ. ಸರೋಜಮ್ಮರವರಿಂದ ಖರೀದಿಸಲು ಇಚ್ಛಿಸಿದ್ದು ಸದರಿ ಷೆಡ್ಯೂಲ್ ಸ್ವತ್ತಿನ ಬಗ್ಗೆ ಯಾರಿಗಾದರೂ ಹಕ್ಕು ಬಾಧ್ಯತೆಗಳು ಹಾಗೂ ತಂಟೆ ತಕರಾರುಗಳಿದ್ದಲ್ಲಿ ಈ ದಿನದಿಂದಹದಿನೈದು ದಿನಗಳ ಒಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಕೆಳಗೆ ತಿಳಿಸಿದ ವಿಳಾಸಕ್ಕೆ ತಮ್ಮ ತಕರಾರನ್ನು ಸಲ್ಲಿಸಬಹುದಾಗಿರುತ್ತದೆ. ಹದಿನೈದು ದಿನಗಳ ಒಳಗಾಗಿ ಯಾವುದೇ ತಕರಾರುಗಳು ಬರದೇ ಹೋದಲ್ಲಿ ನಮ್ಮ ಕಕ್ಷಿದಾರರು ಸದರಿ ಸ್ವತ್ತಿನ ಬಗ್ಗೆ ಯಾವುದೇ ತಕರಾರು ಇರುವುದಿಲ್ಲವೆಂದು ಪರಿಗಣಿಸಿ ಕ್ರಯದ ವ್ಯವಹಾರವನ್ನು ಮಾಡಿಕೊಳ್ಳಲು ಬದ್ಧರಾಗಿರುತ್ತಾರೆ. ಹದಿನೈದು ದಿನಗಳ ನಂತರ ಬಂದ ತಕರಾರುಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ನಮ್ಮಕಕ್ಷಿದಾರರು ಯಾವುದೇರೀತಿಯಲ್ಲೂ ಬಾಧ್ಯಸ್ಥರಾಗುವುದಿಲ್ಲ.

ಷೆಡ್ಯೂಲ್ ಸ್ವತ್ತು

ದೇವೀರಮ್ಮರವರಿಗೆ ಸೇರಿದ ಷೆಡ್ಯೂಲ್ ಸ್ವತ್ತಿನ ವಿವರ

1. ಮೈಸೂರು ತಾಲ್ಲೂಕು, ಇಲವಾಲ ಹೋಬಳಿ, ಕೂರ್ಗಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.153 ರಲ್ಲಿ ವಿಸ್ತೀರ್ಣ 1 ಎಕರೆ 8 1/2 ಗುಂಟೆಜಮೀನಿನ ಪೈಕಿ 0.09 3/4 ಗುಂಟೆಜಮೀನಿಗೆ ಚಕ್ಕುಬಂದಿ :ಪೂರ್ವಕ್ಕೆ: ಜಯಲಕ್ಷ್ಮಮ್ಮರವರ ಭಾಗಕ್ಕೆ ಬಂದಂತಹ ಸ್ವತ್ತು, ಪಶ್ಚಿಮಕ್ಕೆ:ನಾಗರಾಜುರವರ ಭಾಗಕ್ಕೆ ಬಂದಂತಹ ಸ್ವತ್ತು, ಉತ್ತರಕ್ಕೆ: ರಸ್ತೆ, ದಕ್ಷಿಣಕ್ಕೆ: ಸರ್ವೆ ನಂ.159.

ಜಯಲಕ್ಷ್ಮಮ್ಮರವರಿಗೆ ಸೇರಿದ ಷೆಡ್ಯೂಲ್ ಸ್ವತ್ತಿನ ವಿವರ

2. ಮೈಸೂರುತಾಲ್ಲೂಕು, ಇಲವಾಲ ಹೋಬಳಿ, ಕೂರ್ಗಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.153 ರಲ್ಲಿ ವಿಸ್ತೀರ್ಣ 1 ಎಕರೆ 8 1/2 ಗುಂಟೆಜಮೀನಿನ ಪೈಕಿ 0.09 3/4 ಗುಂಟೆಜಮೀನಿಗೆ ಚಕ್ಕುಬಂದಿ : ಪೂರ್ವಕ್ಕೆ: ಸರೋಜಮ್ಮರವರ ಭಾಗಕ್ಕೆ ಬಂದಂತಹ ಸ್ವತ್ತು, ಪಶ್ಚಿಮಕ್ಕೆ: ದೇವೀರಮ್ಮರವರ ಭಾಗಕ್ಕೆ ಬಂದಂತಹ ಸ್ವತ್ತು. ಉತ್ತರಕ್ಕೆ: ರಸ್ತೆ ದಕ್ಷಿಣಕ್ಕೆ: ಸರ್ವೆ ನಂ.159

ಸರೋಜಮ್ಮರವರಿಗೆ ಸೇರಿದ ಷೆಡ್ಯೂಲ್ ಸ್ವತ್ತಿನ ವಿವರ

3 ಮೈಸೂರು ತಾಲ್ಲೂಕು, ಇಲವಾಲ ಹೋಬಳಿ, ಕೂರ್ಗಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.153 ರಲ್ಲಿ ವಿಸ್ತೀರ್ಣ 1 ಎಕರೆ 8 1/2 ಗುಂಟೆಜಮೀನಿನ ಪೈಕಿ 0.09 3/4 ಗುಂಟೆಜಮೀನಿಗೆ ಚಕ್ಕುಬಂದಿ : ಪೂರ್ವಕ್ಕೆ: ಲಾ.ಹಿಸ್ಸಾ ನಂ.2 & 9, ಪಶ್ಚಿಮಕ್ಕೆ: ಜಯಲಕ್ಷ್ಮಮ್ಮರವರ ಭಾಗಕ್ಕೆ ಬಂದಂತಹ ಸ್ವತ್ತು, ಉತ್ತರಕ್ಕೆ: ರಸ್ತೆ, ದಕ್ಷಿಣಕ್ಕೆ:ಸರ್ವೆ ನಂ.159.

ಈ ಮಧ್ಯೆ ಇರುವಒಟ್ಟು 29 ಗುಂಟೆಜಮೀನು ಸ್ವತ್ತು.

ದಿ: 10-11-2025
Sd/- S. Punith Raj, Advocate, No.1978, 1978/1,New No,34/1, Kothwal Ramaiah, Street Devarajamohalla, Mysuru. Mob: 9590088886